ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ



ಡಿಸೆಂಬರ್ 23 ಮಂಗಳವಾರ 2025

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 46 | ಸಂಚಿಕೆ: 245 | ಪುಟಗಳು: 12
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

ಮೈಸೂರಲ್ಲಿ 2 ಸಾವಿರ ಎಕರೆ ಪ್ರದೇಶದಲ್ಲಿ
ಟೌನ್‌ಶಿಪ್ ನಿರ್ಮಾಣ

ಎಂಡಿಎ ಸಭೆಯಲ್ಲಿ ಮಹತ್ತರ ನಿರ್ಧಾರ

15–20 ದಿನಗಳಲ್ಲಿ ಸರ್ಕಾರದ ಅನುಮೋದನೆ ಸಾಧ್ಯತೆ

ಮೈಸೂರು, ಡಿ.22(ಆರ್‌ಕೆ)– ಮೈಸೂರಲ್ಲಿ ಸುಮಾರು ಎರಡು ಸಾವಿರ ಎಕರೆ ಪ್ರದೇಶದಲ್ಲಿ ಟೌನ್‌ಶಿಪ್ ನಿರ್ಮಿಸುವ ಬಹುನಿರೀಕ್ಷಿತ ಯೋಜನೆಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ಯೋಜನೆ ಸಾಕಾರಗೊಂಡರೆ ಏಷ್ಯಾದಲ್ಲೇ ಅತೀ ವಿಸ್ತಾರವಾದ ಟೌನ್‌ಶಿಪ್ ಮೈಸೂರಲ್ಲಿ ನಿರ್ಮಾಣವಾಗಲಿದೆ.

ಎಂಡಿಎ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ಆರ್‌ಟಿ ನಗರದ ಬಳಿಕ ಹಲವು ವರ್ಷಗಳ ನಂತರ ಹೊಸ ಬಡಾವಣೆ ರಚಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಗಿದ್ದು, ರೈತರು/ಭೂಮಾಲೀಕರ ಸಹಭಾಗಿತ್ವದಲ್ಲಿ ಭೂಸ್ವಾಧೀನಪಡಿಸಿಕೊಂಡು ಶೇ. 50:50ರ ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡುವ ಯೋಜನೆ ರೂಪಿಸಲಾಗಿದೆ.

ಉದ್ದೇಶಿತ ಬಡಾವಣೆ ನಿರ್ಮಾಣಕ್ಕಾಗಿ ಇಲವಾಲ ಹೋಬಳಿ ಬೊಮ್ಮೇನಹಳ್ಳಿ ಭಾಗದ ನಾಲ್ಕು ಗ್ರಾಮಗಳ ಭೂಮಿಯನ್ನು ಗುರುತಿಸಲಾಗಿದೆ. ಬೊಮ್ಮೇನಹಳ್ಳಿ ವ್ಯಾಪ್ತಿಯ 766.33 ಎಕರೆ, ನಾಗವಾಲದ 429.13 ಎಕರೆ, ದೊಡ್ಡಮಾರನಗೌಡನಹಳ್ಳಿಯ 336.38 ಎಕರೆ ಹಾಗೂ ಕಮ್ಮರಹಳ್ಳಿ ವ್ಯಾಪ್ತಿಯ 538.20 ಎಕರೆ ಸೇರಿ ಒಟ್ಟು 1524 ಖಾತೆದಾರರ 2,113 ಎಕರೆ 24 ಗುಂಟೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ ಟೌನ್‌ಶಿಪ್ ಯೋಜನೆಗೆ ಎಂಡಿಎ ನಿರ್ಣಯಿಸಿದೆ.

ಈ ಸಂಬಂಧ ಇನ್ನೆರಡು ದಿನಗಳಲ್ಲಿ ಪತ್ರಿಕಾ ಪ್ರಕಟಣೆ ಹಾಗೂ ಸ್ಥಳೀಯವಾಗಿ ವ್ಯಾಪಕ ಪ್ರಚಾರ ನಡೆಸಿ, ಯೋಜನೆಗೆ ಜಮೀನು ನೀಡುವ ಆಸಕ್ತ ಭೂ ಮಾಲೀಕರನ್ನು ಸಂಪರ್ಕಿಸಿ, ಅವರಿಂದ ಒಪ್ಪಿಗೆ ಪತ್ರ ಪಡೆದ



ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪ್ರಾಧಿಕಾರದ ಆಡಳಿತ ಮಂಡಳಿ ಸಭೆ ನಡೆಯಿತು.

ನಂತರ ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಿ, ಹಣಕಾಸು ಸಾಧ್ಯಾಸಾಧ್ಯತೆ ಮಾಹಿತಿ ಸಹಿತ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಇನ್ನು 15–20 ದಿನಗಳಲ್ಲಿ ಸರ್ಕಾರದಿಂದ ಅನುಮೋದನೆ ಪಡೆದು, ತಿಂಗಳಲ್ಲಿ ಟೆಂಡರ್ ಕರೆದು ಯೋಜನೆಗೆ ಭೂಮಿ ಪೂಜೆ ನೆರವೇರಿಸುವ ಗುರಿ ಹೊಂದಲಾಗಿದೆ.

ಟೌನ್‌ಶಿಪ್ ಯೋಜನೆಗೆ ಜಮೀನು ಗುರುತಿಸಿರುವ ಭಾಗದಲ್ಲಿ 300 ರಿಂದ 400 ಎಕರೆಯಷ್ಟು ಸರ್ಕಾರಿ ಭೂಮಿಯೂ ಇರುವುದರಿಂದ ಅನುಕೂಲವಾಗಲಿದೆ. ವಸತಿ ಬಡಾವಣೆಯಲ್ಲಿ ಬಸ್‌ನಿಲ್ದಾಣ, ಮಾಲ್, ಶಾಲಾ–ಕಾಲೇಜು, ದೇವಸ್ಥಾನ, ಆಸ್ಪತ್ರೆ, ಉದ್ಯಾನವನ ಸೇರಿದಂತೆ ಎಲ್ಲಾ ನಾಗರಿಕ ಸೌಲಭ್ಯ ಕಲ್ಪಿಸಲಿದ್ದು, ಸರ್ಕಾರ ಸ್ಪಷ್ಟನೆ ಕೇಳದ ರೀತಿಯಲ್ಲಿ ಸಮಗ್ರ ಯೋಜನಾ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ.

ಯೋಜನಾ ಕಚೇರಿ: ಪ್ರಾಧಿಕಾರದಿಂದ ಹೊಸ ಬಡಾವಣೆ ನಿರ್ಮಿಸುವ ಯೋಜನೆ ಪ್ರಾತಿಯಲ್ಲಿರುವ ಹಿನ್ನೆಲೆಯಲ್ಲಿ ಯೋಜನಾ ಕಚೇರಿ ಕಾರ್ಯಾರಂಭಿಸಲು ನಿರ್ಣಯ ಕೈಗೊಳ್ಳಲಾಗಿದೆ. ವಿಜಯನಗರ ಬಡಾವಣೆಯ 4ನೇ ಹಂತ 2ನೇ ಘಟ್ಟದ ಸರ್ವೆ ನಂ.99ರಲ್ಲಿ ಪ್ರಾಧಿಕಾರದ ಸುಮಾರು 4 ಎಕರೆ ಜಾಗವಿದ್ದು, ಅಲ್ಲಿರುವ ಹಳೆಯ ಕಟ್ಟಡವನ್ನು ನವೀಕರಣ ಮಾಡಿಸಿ ಯೋಜನಾ ಕಚೇರಿಯಾಗಿ, ನಂತರದಲ್ಲಿ ಪ್ರಾಧಿಕಾರದ ವಲಯ ಕಚೇರಿಯಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ■6ನೇ ಪುಟಕ್ಕೆ

ಸಾಫ್ಟ್‌ವೇರ್ ಸಮಸ್ಯೆ: ಇ–ಸ್ವತ್ತು ಸೇವೆಗೆ ಗ್ರಹಣ

ಬಿ-ಖಾತೆ ಸಿಗದೇ ಗ್ರಾಪಂಗಳಲ್ಲಿ ಆಸ್ತಿ ಮಾಲೀಕರ ಪರದಾಟ, ಪಾಲಿಕೆ ವ್ಯಾಪ್ತಿಯಲ್ಲೂ ಇ-ಖಾತೆ ಅಲಭ್ಯ

ಮೈಸೂರು, ಡಿ.22(ಆರ್‌ಕೆ)– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.1 ರಂದು ಬೆಂಗಳೂರಲ್ಲಿ ಚಾಲನೆ ನೀಡಿದ ಮಹಾತ್ವಾಕಾಂಕ್ಷೆಯ ಇ–ಸ್ವತ್ತು ಸೇವೆಗಳು ಸಾಫ್ಟ್‌ವೇರ್ ತಾಂತ್ರಿಕ ದೋಷದಿಂದ ಇನ್ನೂ ಆರಂಭವಾಗಿಲ್ಲ.

ಭೂ ಪರಿವರ್ತನೆಯಾಗದೇ, ನಕ್ಷೆಗೆ ಅನುಮೋದನೆ ಪಡೆಯದೇ ರಚಿಸಲಾದ ಗ್ರಾಮಾಂತರ ಪ್ರದೇಶಗಳ ವಸತಿ ಬಡಾವಣೆಗಳು ಹಾಗೂ ರೆವಿನ್ಯೂ ಲೇಔಟ್‌ಗಳ ನೋಂದಣಿಯಾದ ಆಸ್ತಿಗಳಿಗೆ ಬಿ–ಖಾತಾ ಸೇವೆಯನ್ನು ಇ–ಸ್ವತ್ತು ಸಾಫ್ಟ್‌ವೇರ್‌ನಲ್ಲಿ ನೀಡಲು ರಾಜ್ಯ ಸರ್ಕಾರವು ಡಿ. 1 ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿತ್ತು. ಆದರೆ ಆರಂಭದ ದಿನದಿಂದ ಈವರೆಗೂ ಪೈಲೆಟ್ ಯೋಜನೆಯಾಗಿ ಘೋಷಿಸಿದ್ದ ಮೈಸೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲೂ ಒಂದೇ ಒಂದು ಬಿ–ಖಾತಾ ಸೇವೆಯನ್ನು ಒದಗಿಸಿಲ್ಲ.

ಹೊಸದಾಗಿ ಸ್ಥಾಪಿಸಿರುವ ಇ–ಸ್ವತ್ತು 2.0 ಸಾಫ್ಟ್‌ವೇರ್‌ನಲ್ಲಿ ಸಿಟಿಜನ್ಸ್ ಲಾಗಿನ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧ್ಯಕ್ಷರಿಗೆ ಲಾಗಿನ್ ನೀಡಲಾಗಿದೆ.

ಆದರೆ, ಆರಂಭದ ದಿನದಿಂದಲೂ ಇ–ಸ್ವತ್ತು 2.0 ಡಿಜಿಟಲ್ ಫ್ಲಾಟ್ ಫಾರಂನಲ್ಲಿ ತಾಂತ್ರಿಕ ದೋಷ ಹಾಗೂ ಸರ್ವರ್ ವೈಫಲ್ಯದಿಂದಾಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಿ–ಖಾತಾ ನೀಡುವ ಸೇವೆಯೇ ಆರಂಭವಾಗಲಿಲ್ಲ ಪರಿಣಾಮ ಆಸ್ತಿ ಮಾಲೀಕರು ಗ್ರಾಮ ಪಂಚಾಯ್ತಿ ಕಛೇರಿಗಳಿಗೆ ಪ್ರತಿದಿನ ಅಲೆದಾಡುತ್ತಿದ್ದರಾದರೂ, ಪರಿಹಾರ ■6ನೇ ಪುಟಕ್ಕೆ



ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಸೇವೆಗಳ ದಾಖಲಾತಿ ಪಡೆಯಲು ನಾಗರಿಕರ ಪರದಾಟ

ಮೈಸೂರು, ಡಿ. 22 (ಆರ್‌ಕೆ)– ಸರ್ವರ್ ಸಮಸ್ಯೆ, ಸಿಬ್ಬಂದಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ ಮೈಸೂರಿನ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಛೇರಿ (ಮಿನಿ ವಿಧಾನಸೌಧ)ಯಲ್ಲಿ ಸಾಮಾಜಿಕ ಭದ್ರತೆ ಹಾಗೂ ಇನ್ನಿತರ ಸೇವೆಗಳ ದಾಖಲೆಗಳನ್ನು ಪಡೆಯಲು ನಾಗರೀಕರು ಪರದಾಡುವಂತಾಗಿದೆ.

ಅಂಗವಿಕಲ, ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಕುಟುಂಬ ಜೀವಿತ ಸದಸ್ಯರ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಸಾಮಾಜಿಕ ಭದ್ರತಾ ಸೌಲಭ್ಯಗಳಿಗೆ ಸಂಬಂಧಪಟ್ಟಂತ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋದವರಿಗೆ ತಹಶೀಲ್ದಾರ್ ಕಛೇರಿಯಲ್ಲಿ ಸಿಬ್ಬಂದಿಗಳು ಅರ್ಜಿ ಸ್ವೀಕರಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಕೌಂಟರ್‌ಗಳಲ್ಲಿನ ಸಿಬ್ಬಂದಿಗಳು ಅರ್ಜಿ ಪಡೆಯಲು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಚೀಟಿ ಸೇರಿದಂತೆ ಇನ್ನಿತರ ದಾಖಲೆಗಳ ಮೂಲ ಪ್ರತಿಗಳನ್ನು ಕೇಳುತ್ತಿದ್ದಾರೆ. ನೆಮ್ಮದಿ ಕೇಂದ್ರಗಳಲ್ಲಿ ಸೇವೆಗಳಿಗಾಗಿ ಅರ್ಜಿ ಸಲ್ಲಿಸಲು ಅಲೆಯಬೇಕಾಗಿದೆ. ವಿದ್ಯಾರ್ಥಿಗಳು ಆದಾಯ ದೃಢೀಕರಣ ಪತ್ರಕ್ಕಾಗಿ ವಿಎ, ಆರ್‌ಐ ಹಾಗೂ ಉಪ ತಹಶೀಲ್ದಾರ್‌ಗಳ ಬಳಿ ಅಂಗಲಾಚಿ ನಿಲ್ಲುವ ಪರಿಸ್ಥಿತಿ ಬಂದಿದೆ. ಅಂಗವಿಕಲರ ವೇತನ, ವಿಧವಾ, ವೃದ್ಧಾಪ್ಯ ■6ನೇ ಪುಟಕ್ಕೆ

ಬಿಜೆಪಿ ಸೇರಲು ಮುಂದಾಗಿರುವ ಕೆ.ಎನ್.ರಾಜಣ್ಣ ಮತ್ತಿತರರ ತಡೆಯಲು ಡಿಸಿಎಂ ಡಿಕೆಶಿ ಹರಸಾಹಸ

ಬೆಂಗಳೂರು, ಡಿ.22(ಕೆಎಂಶಿ)– ಮಾಜಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಪಕ್ಷದ ಕೆಲವು ಶಾಸಕರು ಬಿಜೆಪಿ ಸೇರಲು ಮುಂದಾಗಿರುವುದನ್ನು ತಡೆಯಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹರಸಾಹಸ ನಡೆಸಿದ್ದಾರೆ.



ಡಿ.ಕೆ.ಶಿವಕುಮಾರ್

ಮುಖ್ಯಮಂತ್ರಿ ಗಾದಿಗೆ ಡಿ.ಕೆ. ಶಿವಕುಮಾರ್ ಅವರನ್ನು ತರುವುದಕ್ಕೆ ಸಿದ್ದರಾಮಯ್ಯ ಆಪ್ತರಿಗೆ ಸ್ವಲ್ಪವೂ ಇಷ್ಟವಿಲ್ಲ. ದೆಹಲಿ ವರಿಷ್ಠರು ಅಧಿಕಾರ ಹಸ್ತಾಂತರ ನಿರ್ಧಾರ ಕೈಗೊಂಡಿದ್ದೇ ಆದಲ್ಲಿ ಕಾಂಗ್ರೆಸ್‌ನಿಂದಲೇ ಹೊರಹೋಗಲು ಒಂದು ಗುಂಪು ಸಜ್ಜಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕಳೆದ ವಾರ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೋಷಿ ಬಳಿ ಚರ್ಚೆ ವೇಳೆ ರಾಜೇಂದ್ರ, ಕರ್ನಾಟಕ ಕಾಂಗ್ರೆಸ್‌ನಲ್ಲಿನ ಬೆಳವಣಿಗೆ ಬಗ್ಗೆ ಪೂರ್ಣ ಮಾಹಿತಿ ನೀಡಿ, ನಮ್ಮ ತಂದೆ ಸೇರಿದಂತೆ ಕೆಲವರು ಪಕ್ಷ ತೊರೆದು ಬಿಜೆಪಿ ಸೇರಲು ಆಸಕ್ತರಿದ್ದಾರೆ. ಅದರಲ್ಲೂ ವಾಲ್ಮೀಕಿ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಉಭಯ ಸದನಗಳ ಸದಸ್ಯರು ಪಕ್ಷದಿಂದ ಹೊರಬರುವ ತೀರ್ಮಾನಕ್ಕೆ ಬಂದಿದ್ದಾರೆ. ನೀವು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ನಾಯಕರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಈ ಮಾಹಿತಿ ಅರಿತ ಶಿವಕುಮಾರ್, ಪಕ್ಷ ಒಡೆಯುವುದನ್ನು ತಪ್ಪಿಸಲು ಮತ್ತು ತಮಗೆ ದಕ್ಕಬೇಕಾದ ಅಧಿಕಾರ ಪಡೆಯಲು ಯಾವುದೇ ಅಡ್ಡಿ, ಆತಂಕ ಎದುರಾಗಬಾರದೆಂಬ ಕಾರಣಕ್ಕೆ ರಾಜಣ್ಣ ಮನವೊಲಿಕೆ ಕಾರ್ಯಕ್ಕೆ ಮುಂದಾಗಿದ್ದಾರೆ. ■6ನೇ ಪುಟಕ್ಕೆ

ಚಾಮುಂಡಿಬೆಟ್ಟವನ್ನು ಗ್ರೇಟರ್ ಮೈಸೂರು ವ್ಯಾಪ್ತಿಗೆ ಸೇರಿಸಬೇಡಿ

ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರ ಮನವಿ

ಮೈಸೂರು, ಡಿ.22(ಬಿಎಲ್‌ಯು)– ಚಾಮುಂಡಿಬೆಟ್ಟವನ್ನು ಗ್ರೇಟರ್ ಮೈಸೂರು ವ್ಯಾಪ್ತಿಗೆ ಸೇರ್ಪಡೆ ಮಾಡದೆ, ಯಥಾವತ್ತಾಗಿ ಗ್ರಾಮ ಪಂಚಾಯಿತಿಯಲ್ಲೆ ಉಳಿಸಿಕೊಳ್ಳಬೇಕು ಎಂದು ಅಲ್ಲಿನ ಗ್ರಾಮಸ್ಥರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು. ಚಾಮುಂಡಿಬೆಟ್ಟ ರಾಜ್ಯದ ಅತಿ ಚಿಕ್ಕ ಗ್ರಾಮ ಪಂಚಾಯಿತಿಯಾಗಿದೆ. ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿರುವ ಈ ಸ್ಥಳದ ಗತ ವೈಭವವನ್ನು ಹಾಗೆ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಚಾಮುಂಡಿಬೆಟ್ಟ ಹಾಗೂ ತಾವರೆಕಟ್ಟೆಯಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಅಸ್ತಿತ್ವದಲ್ಲಿದೆ. ಏನೇ ಸಮಸ್ಯೆಗಳಿದ್ದರೂ ಗ್ರಾಮ ಪಂಚಾಯಿತಿ ಹಂತದಲ್ಲೇ ಬಗೆಹರಿಸಿಕೊಳ್ಳಹುದು ಎಂದು ಮನವರಿಕೆ ಮಾಡಿಕೊಟ್ಟರು. ಚಾಮುಂಡಿಬೆಟ್ಟ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ಗ್ರೇಟರ್ ಮೈಸೂರು ■6ನೇ ಪುಟಕ್ಕೆ



ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ಟಿ.ಕೆ.ಬಡಾವಣೆಯ ನಿವಾಸದಲ್ಲಿ ಭೇಟಿ ಮಾಡಿದ ಚಾಮುಂಡಿಬೆಟ್ಟದ ಗ್ರಾಮಸ್ಥರು ಚಾಮುಂಡಿಬೆಟ್ಟವನ್ನು ಗ್ರೇಟರ್ ಮೈಸೂರು ವ್ಯಾಪ್ತಿಗೆ ಸೇರ್ಪಡೆ ಮಾಡಬಾರದು ಎಂದು ಮನವಿ ಸಲ್ಲಿಸಿದರು.

ಹೊಸ ವರ್ಷಕ್ಕೆ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

ಬೆಂಗಳೂರು, ಡಿ.22– ಹೊಸ ವರ್ಷಕ್ಕೆ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ಮುಂದಾಗಿದ್ದಾರೆ. ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗಳಿಗೆ ಕರಪತ್ರ ವಿತರಣೆಯಾಗಿದ್ದು ಬೇಡಿಕೆ ಈಡೇರದೇ ಇದ್ದರೆ ಮುಷ್ಕರ ಅನಿವಾರ್ಯ ಎಂದು ತಿಳಿಸಲಾಗಿದೆ.



ಬೆಳಗಾವಿ ಅಧಿವೇಶನದ ಬಳಿಕ ಸ್ಪಂದಿಸುವ ಬಗ್ಗೆ ಸರ್ಕಾರ ಭರವಸೆ ಕೊಟ್ಟಿದೆ. ಸರ್ಕಾರ ಬೇಡಿಕೆ ಈಡೇರಿಸದೇ ಇದ್ದರೆ ಮುಷ್ಕರಕ್ಕೆ ಸಿದ್ದರಾಗಿ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಪರವಾಗಿ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಜಯದೇವ ರಾಜೇ ಅರಸ್ ಮಾತನಾಡಿ, 38 ತಿಂಗಳ ಹಿಂಬಾಕಿ ನೀಡಬೇಕು. ಸರ್ಕಾರ ಕೂಡಲೇ ಬೇಡಿಕೆ ಈಡೇರಿಸಬೇಕು. ಇಲ್ಲದೇ ಇದ್ದರೆ ಜನವರಿ ಮೊದಲ ವಾರದಲ್ಲಿ ಮುಷ್ಕರದ ಬಿಸಿ ಜನರಿಗೆ ತಟ್ಟಲಿದೆ. ಒಂದೇ ಒಂದು ಬಸ್ ಡಿಪೋದಿಂದ ಹೊರಗೆ ಬರುವುದಿಲ್ಲ. ಸರ್ಕಾರಕ್ಕೆ ನೀಡುತ್ತಿರುವ ಕೊನೆಯ ಎಚ್ಚರಿಕೆಯಿದು ಎಂದು ಹೇಳಿದ್ದಾರೆ.

ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ನಡೆಯುತ್ತದೆ. ಈ ಹಿಂದೆ 2012–2016ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2012ರಿಂದ ಜಾರಿಗೆ ಬರುವುದಾಗಿ, 2016–2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016ರಿಂದ ಜಾರಿಗೆ ಬರುವಂತೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖವಾಗಿತ್ತು.

ಕೋವಿಡ್ ಲಾಕ್‌ಡೌನ್ ಕಾರಣದಿಂದ 2020 ರಲ್ಲಿ ಕೆಲ ತಿಂಗಳು ಬಸ್ಸುಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು. ನಂತರ ಸೇವೆ ಆರಂಭಗೊಂಡಿದ್ದರೂ ಜನ ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ಸಮಯದಲ್ಲಿ ಪೂರ್ಣ/ಅಪೂರ್ಣ ಪ್ರಮಾಣದಲ್ಲಿ ಬಸ್ಸುಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆ ಮುಳುಗುವ ಹಂತದಲ್ಲಿತ್ತು.

ಈ ಕಠಿಣ ಪರಿಸ್ಥಿತಿಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳ ಸಿಬ್ಬಂದಿ ವೇತನ ಹಾಗೂ ಇತರೇ ಭತ್ಯೆಗಳನ್ನು ಸರ್ಕಾರ ಪಾವತಿ ಮಾಡಿತ್ತು. ಆದರೆ ಸಂಬಳವನ್ನು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿರಲಿಲ್ಲ. ಕೋವಿಡ್ ನಂತರ ■6ನೇ ಪುಟಕ್ಕೆ

ಅಧಿಕಾರ ಹಸ್ತಾಂತರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ



ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚಾರ

ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಮಾಡಿದ್ದು ಡಿಕೆಶಿಯಲ್ಲ

ಮೈಸೂರು, ಡಿ.22 (ಬಿಎಲ್‌ಯು)– ಒನ್ಸ್ ಫಾರ್ ಆಲ್ ಕ್ಲೀಯರ್ ಮಾಡುತ್ತಿದ್ದೇನೆ, ಅಧಿಕಾರ ಹಸ್ತಾಂತರ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಗೊಂದಲ ಸೃಷ್ಟಿಸಿಲ್ಲ, ಸ್ಥಳೀಯರೇ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳುವ ಮೂಲಕ ಚೆಂಡನ್ನು ಮತ್ತೊಮ್ಮೆ ಹೈಕಮಾಂಡ್ ಅಂಗಳಕ್ಕೆ ಎಸೆದರು.

ಮೈಸೂರಿನ ಟಿ.ಕೆ.ಬಡಾವಣೆಯ ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತಾಡಿದ ಅವರು, ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ಅಧಿಕಾರ ಹಸ್ತಾಂತರ ವಿಚಾರವನ್ನು ನಾವೇ ನಿರ್ಧಾರ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಂತೆ, ಹೀಗಿರುವಾಗ ಮತ್ತೆ ಮತ್ತೆ ಏಕೆ ಈ ವಿಚಾರದ ಬಗ್ಗೆ ಪ್ರಶ್ನೆ ಕೇಳುತ್ತೀರಾ ಎಂದು ಪತ್ರಕರ್ತರನ್ನು ಖಾರವಾಗಿ ಪ್ರಶ್ನಿಸಿದರು.

ವಿಧಾನಸಭಾ ಅಧಿವೇಶನದಲ್ಲೂ ಕೂಡ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಹೈಕಮಾಂಡ್ ಈ ವಿಷಯದಲ್ಲಿ ತೀರ್ಮಾನ ಕೈಗೊಳ್ಳುತ್ತದೆ ಎಂದು ತಿಳಿಸಿದ್ದೇನೆ. ಆದರೂ ಎಲ್ಲೇ ಹೋದರೂ, ಇದೇ ಪ್ರಶ್ನೆಯನ್ನು ಏಕೆ ಕೇಳುತ್ತೀರಾ? ಎಂದು ಸಿದ್ದರಾಮಯ್ಯ ಅವರು ಪತ್ರಕರ್ತರನ್ನು ಮತ್ತೊಮ್ಮೆ ಪ್ರಶ್ನಿಸಿದರು. ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದರಲ್ಲಿ ತಪ್ಪೇನಿದೆ ■6ನೇ ಪುಟಕ್ಕೆ

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆಗೆ ಪರಿಶೀಲನೆ

ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲದಿದ್ದರೆ ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಖಜಾನೆಯಲ್ಲಿ ಹಣವಿಲ್ಲದಿದ್ದರೆ 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿತ್ತೆ? ಎಂದು ಪ್ರಶ್ನಿಸಿದರು.

ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅವರು, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗುತ್ತದೆ. ಹೀಗಿರುವಾಗ ಹಣವನ್ನು ಲಪಟಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವ ಹಿನ್ನೆಲೆ ಅದನ್ನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ವಾಸ್ತವತೆ ಹೀಗಿರುವಾಗ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಖೋ-ಖೋ ಸಬ್‌ಜೂನಿಯರ್ ಪಂದ್ಯದಲ್ಲಿ ಮೈಸೂರು ತಂಡ ಚಾಂಪಿಯನ್



ಮೈಸೂರು, ಡಿ.22-ಕರ್ನಾಟಕ ಅಮೆಚೂರ್ ಖೋ-ಖೋ ಅಸೋಸಿಯೇಷನ್ ವತಿಯಿಂದ ದಿವಂಗತ ಎನ್.ಪ್ರಕಾಶ್ ಸ್ಮರಣಾರ್ಥವಾಗಿ ಆಯೋಜಿಸಲಾಗಿದ್ದ 'ಶ್ರೀ ಎನ್.ಪ್ರಕಾಶ್ ಸ್ಮಾರಕ ಸಬ್-ಜೂನಿಯರ್ ಬಾಲಕರ ರಾಜ್ಯ ಮಟ್ಟದ ಖೋ-ಖೋ ಚಾಂಪಿಯನ್‌ಶಿಪ್-2025' ಪಂದ್ಯಾವಳಿ ಹೆಬ್ಬಾಳದ ಅಣ್ಣಯ್ಯಪ್ಪ ಶಾಲಾ ಮೈದಾನದಲ್ಲಿ ನಡೆಯಿತು.

ಮೈಸೂರು ಜಿಲ್ಲಾ ಅಮೆಚೂರ್ ಖೋ-ಖೋ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಉದ್ಘಾಟನೆಯನ್ನು ಬಿಲ್ಡರ್ ಅಸೋಸಿಯೇಷನ್ ಸಂಸ್ಥೆಯ ಮೈಸೂರು ಕೇಂದ್ರದ ಅಧ್ಯಕ್ಷ, ಎಂಡಿಎಕೆಕೆಎ ಅಧ್ಯಕ್ಷ ನಾಗರಾಜ್ ವಿ.ಬೈರಿ ನೆರವೇರಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 15ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದ ಸಬ್-ಜೂನಿಯರ್ ಬಾಲಕರ ತಂಡಗಳು ಉತ್ತಮ ಆಟ ಪ್ರದರ್ಶಿಸಿದವು.

ಉತ್ಸಾಹ ಭರಿತ ಫೈನಲ್ ಪಂದ್ಯದಲ್ಲಿ ಮೈಸೂರು ಜಿಲ್ಲೆ ತಂಡವು ಬೆಳಗಾವಿ ಜಿಲ್ಲೆ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಬೆಳಗಾವಿ ಜಿಲ್ಲೆ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಚಾಮರಾಜನಗರ ಮತ್ತು ಹಾವೇರಿ ಜಿಲ್ಲೆ ತಂಡಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.

ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ಟ್ರೋಫಿ, ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರೀಡಾಭಿಮಾನಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಸಿಗ್ಮಾ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ



ಮೈಸೂರಿನ ಸಿಗ್ಮಾ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ರೋಟರಿ ಮೈಸೂರ್ ಸೌತ್ ಈಸ್ಟ್ ಕ್ಲಬ್ ಅಧ್ಯಕ್ಷ ವೈ ಮುರುಳಿಧರ್, ಕಾರ್ಯದರ್ಶಿ ಸುರೇಶ್, ಖಜಾಂಚಿ ಕೆ.ಎನ್.ಮುರುಳಿಧರ್, ಸಿಗ್ಮಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಜ್ಞಾನಶಂಕರ್, ಹಿರಿಯ ಮಕ್ಕಳ ತಜ್ಞರಾದ ಡಾ.ಕನ್ಯಾ ಎಂಎಸ್, ಡಾ.ಹರೀಶ್ ಗೌತಮ್, ಆರೋಗ್ಯ ಇಲಾಖೆ ಸಿಬ್ಬಂದಿ ಪಲ್ಸ್ ಪೋಲಿಯೋ ಹನಿ ಹಾಕುತ್ತಿರುವುದು.

ಕಡಕೊಳದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಆಗ್ರಹಿಸಿ ಪಪಂ ಮುಖ್ಯಾಧಿಕಾರಿಗಳಿಗೆ ಮನವಿ



ಕಡಕೊಳದಲ್ಲಿ ಸಿಗ್ನಲ್ ಲೈಟ್ ಅಳವಡಿಸುವಂತೆ ಮನವಿ ಸಲ್ಲಿಸುತ್ತಿರುವುದು.

ಮೈಸೂರು,ಡಿ.22-ಮೈಸೂರು ತಾಲೂಕಿನ ಕಡಕೊಳದಲ್ಲಿ ರಾಷ್ಟ್ರೀಯ ಹೆದ್ದಾರಿ-766 ಹಾದು ಹೋಗಿದ್ದು, ಸಿಗ್ನಲ್ ಲೈಟ್‌ಗಳನ್ನು ಅಳವಡಿಸುವಂತೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಮತ್ತು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ರಸ್ತೆಯಲ್ಲಿ ದಿನ ಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಕಡಕೊಳದ ಅಕ್ಕ ಪಕ್ಕದ ಬಡಾವಣೆಗಳಲ್ಲಿನ ನಾಗರಿಕರು, ವಿದ್ಯಾರ್ಥಿಗಳು, ವೃದ್ಧರು ಹಾಗೂ ವಾಹನ ಚಾಲಕರು ರಸ್ತೆಯ ಅಕ್ಕ ಪಕ್ಕದಲ್ಲಿರುವ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲೆ ಮತ್ತು ಅಂಚೆ ಕಚೇರಿಗಳಿಗೆ ವ್ಯವಹಾರಿಕವಾಗಿ ತೆರಳಲು ರಸ್ತೆಯನ್ನು ದಾಟಬೇಕಾಗಿರುತ್ತದೆ. ಕಾರ್ಖಾನೆಗೆ ತೆರಳುವ ಕಾರ್ಮಿಕರು ರಸ್ತೆಯನ್ನು ದಾಟ ಬೇಕಾದರೆ ತೊಂದರೆ ಎದುರಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮನವರಿಕೆ ಮಾಡಿ ಸದರಿ ಸ್ಥಳದಲ್ಲಿ ಸಿಗ್ನಲ್ ಲೈಟನ್ನು ಅಳವಡಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.

ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ದೀಪಾ, ಕೂಡಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ಈ ಸ್ಥಳದಲ್ಲಿ ಸಿಗ್ನಲ್ ಲೈಟ್ ಅಳವಡಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಕಡಕೊಳ ಕುಮಾರಸ್ವಾಮಿ, ಮಾಜಿ ತಾಪಂ ಸದಸ್ಯರಾದ ಶ್ರೀಕಂಠತೊಂಡೇಗೌಡ, ಯುವ ಮುಖಂಡರಾದ ಮಹೇಶ್, ರಫೀಕ್ ಪಾಷ, ಶಿವಲಿಂಗು ಮತ್ತಿತರರಿದ್ದರು.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು,ಡಿ.22-2025-26ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ, ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಈ ಕೆಳಕಂಡ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ನೀಡಲಾಗುವುದು.


ಕೃಷಿ ಕ್ಷೇತ್ರ: ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ಕೃಷಿ ಸಂಸ್ಕರಣೆ ಇತ್ಯಾದಿ

ತೋಟಗಾರಿಕೆ ಕ್ಷೇತ್ರ: ಸಮಗ್ರ ತೋಟಗಾರಿಕೆ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಕಸಿ ಅಭಿವೃದ್ಧಿ, ಸಸ್ಯ ಕಾಶಿ ಇತ್ಯಾದಿ)

ಪಶುಸಂಗೋಪನೆ ಕ್ಷೇತ್ರ: ಹೈನುಗಾರಿಕೆ, ಆಡು, ಕುರಿ, ಮೊಲ, ಕೋಳಿ, ಹಂದಿ ಸಾಕಾಣಿಕೆ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳು, ಮೀನುಗಾರಿಕೆ, ರೇಷ್ಮೆ ಕೃಷಿ, ಅರಣ್ಯ ಕೃಷಿ. ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಜಿಲ್ಲೆಯ 10 ರೈತರಿಗೆ (ಒಂದು ಕ್ಷೇತ್ರಕ್ಕೆ 2ರಂತೆ) ತಲಾ ರೂ. 25,000 ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ತಾಲೂಕಿನ 5 ರೈತರಿಗೆ (ಆಯ್ಕೆಯಾದ 5 ಕ್ಷೇತ್ರಗಳಲ್ಲಿ ಒಬ್ಬರಂತೆ) ತಲಾ ರೂ.10,000ರಂತೆ ಆಯ್ಕೆ ಸಮಿತಿ ತೀರ್ಮಾನದಂತೆ ನೀಡಲಾಗುವುದು. ಅರ್ಹ ಆಸಕ್ತ ರೈತರು, ರೈತ ಮಹಿಳೆಯರು ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 20-01-2026 ರೊಳಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಪ್ರಗತಿಪರ ರೈತರು, ರೈತ ಮಹಿಳೆಯರು ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು, ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಧನ

ಆರ್. ಚಂಚಲಲಕ್ಷ್ಮಿ



ಮೈಸೂರು,ಡಿ.22-ಮೈಸೂರಿನ ಸೋನಾರ್ ಬೀದಿ, ಡಿ.ಸುಬ್ಬಯ್ಯ ಕ್ರಾಸ್ ನಿವಾಸಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಲೋಕೇಶ್ ರಾವ್ ಅವರ ಪತ್ನಿ, ಆರ್.ಚಂಚಲಲಕ್ಷ್ಮಿ (63) ತಮಿಳುನಾಡಿನ ಯಾತ್ರಾ ಸಂದರ್ಭದಲ್ಲಿ ಹೃದಯಾ ಘಾತದಿಂದ ನಿಧನರಾದರು. ಮೃತರು ಪತಿ, ಪುತ್ರ ಅಭಿಷೇಕ್, ಪುತ್ರಿ ಶಿಲ್ಪಾ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಡಿ.23) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಳಪತ್ರ (ತಾಳೆಗರಿ)ಗಳಲ್ಲಿರುವ ಪ್ರಾಚೀನ ಕಾಲದ ಜ್ಞಾನಧಾರೆ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯ

ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅಭಿಮತ

ಮೈಸೂರು, ಡಿ.22(ಎಂಕೆ)- ತಾಳಪತ್ರ (ತಾಳೆಗರಿ)ಗಳಲ್ಲಿರುವ ಪ್ರಾಚೀನ ಕಾಲದ ಜ್ಞಾನಧಾರೆಯನ್ನು ಸಂರಕ್ಷಣೆ ಮಾಡಿ, ಅವುಗಳ ವಿಷಯದ ಮೌಲ್ಯ ಮತ್ತು ವೈಶಿಷ್ಟ್ಯವನ್ನು ಅರಿತು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ತಿಳಿಸಿದರು.



ಮೈಸೂರು ವಿಶ್ವವಿದ್ಯಾನಿಲಯ ಪ್ರಾಚ್ಯವಿದ್ಯಾ ಸಂಶೋಧನಾಲಯದ ಆವರಣದಲ್ಲಿ ಸಂಪಾದಿತ ಗ್ರಂಥಗಳನ್ನು ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು. ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರಿದ್ದರು.

ಮೈಸೂರು ವಿಶ್ವವಿದ್ಯಾನಿಲಯ ಪ್ರಾಚ್ಯ ವಿದ್ಯಾ ಸಂಶೋಧನಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೂಲ್ಯವಾದ ತಾಳಪತ್ರಗಳ ಸಂರಕ್ಷಿಸಿ, ಅಪ್ರಕಟಿತವಾದ ಗ್ರಂಥಗಳ ಬಗ್ಗೆ ಸಂಶೋಧನೆ ನಡೆಸಿ ಪ್ರಕಟಗೊಳಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಕೃತ, ಶಾಸ್ತ್ರ ಮತ್ತು ವೇದಾಂತ ವಿಚಾರವುಳ್ಳ ಗ್ರಂಥಗಳಿಂದ ದೊರೆಯುವ ಜ್ಞಾನದ ಮೂಲಕ ನಮ್ಮ ಈ ಜೀವನವನ್ನು ಸಾರ್ಥಕ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಪ್ರಪಂಚದಲ್ಲಿನ ಬಹುತೇಕ ಜನರಿಗೆ ಲೌಕಿಕ ವಿಷಯಗಳ ಬಗ್ಗೆಯೇ ಹೆಚ್ಚಿನ ಆಸಕ್ತಿ. ಲೌಕಿಕ ವಿಚಾರಗಳನ್ನು ತಿಳಿದುಕೊಂಡರೆ ಸಾಕು ಎಂಬ ಭಾವನೆಯಲ್ಲಿದ್ದಾರೆ ಎಂದು ಬೇಸರ ಅವರು ವ್ಯಕ್ತಪಡಿಸಿದರು.

ನಮ್ಮ ಶರೀರ ನಡೆಯುತ್ತಿರುವುದು, ಶರೀರದ ಹೊರ ಭಾಗದ ಅಲಂಕಾರದಿಂದಲ್ಲ. ಒಳಭಾಗದಲ್ಲಿನ ಆರೋಗ್ಯದಿಂದ. ಕಣ್ಣಿಗೆ ಕಾಣದ ಒಳಭಾಗದ ಆರೋಗ್ಯವನ್ನು ಹೇಗೆ ಸರಳವಾಗಿ ತಿಳಿದುಕೊಳ್ಳಲು ಸಾಧ್ಯವಿಲ್ಲವೋ ಅದೇ ರೀತಿ ವಿಜ್ಞಾನವನ್ನು ತಿಳಿದುಕೊಳ್ಳುವುದು ಅಷ್ಟು ಸುಲಭವಲ್ಲ. ವಿಜ್ಞಾನದಲ್ಲಿ ಅತ್ಯಂತ ಉತ್ಕೃಷ್ಟವಾದ ವಿಚಾರಗಳಿದ್ದು, ನಿರಂತರ ಸಂಶೋಧನೆಯಿಂದ ಮಾತ್ರವೇ ಅರಿಯಲು ಸಾಧ್ಯ ಎಂದು ತಿಳಿಸಿದರು.

ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಸೂರು ವಿವಿ ಕುಲಸಚಿವ(ಪರೀಕ್ಷಾಂಗ) ಪ್ರೊ.ಎನ್. ನಾಗರಾಜ, ಹಣಕಾಸು ಅಧಿಕಾರಿ ಕೆ.ಎಸ್. ರೇಖಾ, ನಿವೃತ್ತ ವಿದ್ವಾಂಸ ಡಾ.ಹೆಚ್.ವಿ. ನಾಗರಾಜರಾವ್, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ಉಪ ನಿರ್ದೇಶಕ ಡಾ.ಟಿ.ವಿ.ಸತ್ಯನಾರಾಯಣ, ನಿರ್ದೇಶಕ ಡಾ.ಡಿ.ಪಿ.ಮಧುಸೂದನಾಚಾರ್ಯ, ಉಪ ನಿರ್ದೇಶಕಿ ಡಾ.ಸಿ.ಪಾರ್ವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಪಾದಿತ ಗ್ರಂಥಗಳ ಲೋಕಾರ್ಪಣೆ...

ಡಾ.ಟಿ.ವಿ.ಸತ್ಯನಾರಾಯಣ ಸಂಪಾದಿತ 'ದಶರಥನಂದನಚರಿತಮ್', ಡಾ.ಎ.ಕೃಷ್ಣ ನಾಗಸಂಪಿಗೆ ಸಂಪಾದಿತ 'ಖಂಡನಖಂಡಖಾದ್ಯವನ್ (ಸಂ.1)', ಡಾ.ಎಸ್.ಸಿ.ಶೋಭಾ ಸಂಪಾದಿತ 'ರಾಧಾವಿನೋದ ಕಾವ್ಯಮ್', ವಿದುಷಿ ಪಿ.ಗೌರಿ ಸಂಪಾದಿತ 'ನೀತಿ ಪ್ರಕಾಶಿಕಾ', ಡಾ.ಬಿ.ನಾ. ವಿಜಯೀಂದ್ರಾಚಾರ್ಯ ಸಂಪಾದಿತ 'ಭೋಜರಾಜಕೃತಚಾರುಚರ್ಯಾ', ಡಾ.ಶ್ರೀನಿಧಿ ಎಸ್.ಪ್ಯಾಟಿ ಸಂಪಾದಿತ 'ರಾಜಧರ್ಮಸಾರಸಂಗ್ರಹಃ' ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಜ.5ಕ್ಕೆ ಮೈವಿವಿ 106ನೇ ವಾರ್ಷಿಕ ಘಟಿಕೋತ್ಸವ



ಮೈಸೂರು,ಡಿ.22- ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವನ್ನು ಜ.5 ರಂದು ಬೆಳಗ್ಗೆ 11.30 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಹಾಗೂ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಶ್ರಾಂತ ಅಧ್ಯಕ್ಷ ಡಾ.ಎಸ್. ಸೋಮನಾಥ್ ಘಟಿಕೋತ್ಸವದ ಭಾಷಣ ಮಾಡಲಿದ್ದು, ಮೈಸೂರು ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರಲಿದ್ದಾರೆ.

ವಿಳಾಸ ಬದಲಾಗಿದ್ದರೆ ಮಾಹಿತಿ ನೀಡಿ: ಈ ಸಂಬಂಧದ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸುವ ಸಲುವಾಗಿ, ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಿರುವ ವಿವಿಧ ದತ್ತಿಯ ದಾನಿಗಳು ತಮ್ಮ ವಿಳಾಸಗಳಲ್ಲಿ ಯಾವುದಾದರೂ ಬದಲಾವಣೆಯಾಗಿದ್ದಲ್ಲಿ ದಾನಿಗಳು ಜರೂರಾಗಿ ಡಿ.31 ರೊಳಗೆ ಮೈಸೂರು ವಿಶ್ವವಿದ್ಯಾನಿಲಯದ ಕಚೇರಿಗೆ ಖುದ್ದಾಗಿ, ಅಂಚೆ ಮೂಲಕ/registrar@uni-mysore.ac.in ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕೆಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

ಮೈಸೂರು,ಡಿ.22-ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26ನೇ ಸಾಲಿನ ದಕ್ಷಿಣ ವಲಯ ಮೈಸೂರು, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಡಿ.24 ರಂದು ರಾಮಕೃಷ್ಣನಗರದ ನೃಪತುಂಗ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ. ಕ್ಲಸ್ಟರ್ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿರುವ ಮಕ್ಕಳು ಭಾಗವಹಿಸುವಂತೆ ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಬಗ್ಗೆ ಹೆಚ್‌ಡಿಕೆ ಸುಳ್ಳು ಅಪವಾದ ಮಾಡುತ್ತಿದ್ದಾರೆ

ಮೈಸೂರು, ಡಿ.22(ಜಿಎ)-ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸುಳ್ಳು ಅಪವಾದ ಮಾಡುತ್ತಿದ್ದು, ಅವರ ಯಾವುದೇ ಆರೋಪ ಸಿಎಂ ಸಿದ್ದರಾಮಯ್ಯ ಅವರಿಗೆ ಅನ್ವಯಿಸುವುದಿಲ್ಲ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ವಚನ ಭ್ರಷ್ಟರಾಗಿದ್ದಾರೆ. ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಅನುಮತಿ ಕೊಡಿಸುವುದಾಗಿ ಚುನಾವಣೆ ವೇಳೆ ಹೇಳಿಕೆ ನೀಡಿ ಗೆದ್ದು ಬಂದು ಒಂದೂವರೆ ವರ್ಷವಾದರೂ ಮಾತಿನಂತೆ ನಡೆದುಕೊಂಡಿಲ್ಲ. ಈ ಯೋಜನೆ ಕುರಿತು ಇದುವರೆಗೆ ಒಂದೇ ಒಂದು ಬಾರಿಯೂ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ಎಂದು ಆರೋಪಿಸಿದರು.

ತಮ್ಮ ಮೇಲಿನ ಸಂಡೂರು ಗಣಿ ಅಕ್ರಮ ಮಂಜೂರಾತಿ ಕುರಿತ ದಾಖಲೆ ಪತ್ರಗಳನ್ನು ಕುಮಾರಸ್ವಾಮಿ ನಾಶ ಪಡಿಸಿದ್ದಾರೆ. ಕೇಂದ್ರ ಸಚಿವರಾದ ಮೇಲೆ ಎಷ್ಟು ಕಾರ್ಖಾನೆಗಳನ್ನು ಮಂಡ್ಯ ಜಿಲ್ಲೆಗೆ ತರಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಜಿ.ಕೇಶವ, ಸೈಯದ್ ಫಾರೂಕ್, ಕುರುಬಾರಹಳ್ಳಿ ಪ್ರಕಾಶ್, ಶ್ರೀನಿವಾಸ್ ಉಪಸ್ಥಿತರಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

23.12.2025 ಮಂಗಳವಾರ, ಮಳೆ ನಕ್ಷತ್ರ: ಮೂಲ, 16.12.2025ರಿಂದ 28.12.2025
ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ,
ತಿಥಿ: ತದಿಗೆ, ನಕ್ಷತ್ರ: ಶ್ರವಣ, ರಾಹುಕಾಲ: ಮಧ್ಯಾಹ್ನ 3 ರಿಂದ 4.30 ರವರೆಗೆ

- **ಶಬರಿಮಲ ಶ್ರೀ ಅಯ್ಯಪ್ಪ ಪೂಜಾ ಸಮಿತಿ :** 65ನೇ ವಾರ್ಷಿಕ ಪೂಜಾ ಮಹೋತ್ಸವ, ಬೆಳಗ್ಗೆ 5 ರಿಂದ ಮಹಾಗಣಪತಿ ಹೋಮ, ಉಷ ಪೂಜಾ, ಶೀವೇಲಿ-ವಾದ್ಯದೊಂದಿಗೆ ದೇವರಿಗೆ ಉತ್ಸವ, ಕಳಶಾಭಿಷೇಕಮ್, ಕಳಭಾಭಿಷೇಕಮ್ (ಗಂಧದ ಅಭಿಷೇಕ), ಗಣಪತಿಗೆ ಅಭಿಷೇಕ, ಉಚ್ಚಪೂಜಾ, ಸಂಜೆ 5.30 ರಿಂದ ದೀಪಾರಾಧನೆ, ಪಳ್ಳಿವೇಟ್ಟ, ಅತ್ತಾಳ ಪೂಜಾ, ಶ್ರೀ ಭೂತಬಲಿ, ವಿಳಕ್ಕು, ಪ್ರಸಾದ ವಿನಿಯೋಗ, ಸ್ಥಳ: ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ, ಚಾಮುಂಡಿಬೆಟ್ಟದ ಪಾದ.
- **ಪ್ರಮತಿ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ :** ವಾರ್ಷಿಕ ಕ್ರೀಡಾಕೂಟ, ಮುಖ್ಯ ಅತಿಥಿಗಳು : ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ರೀನಾ ಜಾರ್ಜ್, ಸ್ಥಳ: ಓವಲ್ ಮೈದಾನ, ಬೆಳಗ್ಗೆ 9ಕ್ಕೆ.
- **ಪಾಳ್ಯಂ ಶ್ರೀ ಶಾಸ್ತಾ ಪೀಠಂ, ಅಭಯದಾಯಕ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಂ :** ಧನುರ್ಮಾಸದ ವಿಶೇಷ ಪೂಜಾ, ಲಕ್ಷಾರ್ಚನಾ, ವಾರ್ಷಿಕ ಕುಂಭಾಭಿಷೇಕ ಪೂಜಾ ಮಹೋತ್ಸವ, ಮಹತೋಭಾರ ಶ್ರೀ ಧರ್ಮಶಾಸ್ತಾ ಸ್ವಾಮಿಯವರಿಗೆ, ಮಹಾಭಿಷೇಕ, ಅಲಂಕಾರ ಸೇವೆ, ನಾಮಾರ್ಚನೆ, ಮಹಾನಿವೇದನೆ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸ್ಥಳ: ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ, ರಾಘವೇಂದ್ರನಗರ.
- **ರಾಮ್‌ಸನ್ಸ್ ಬೊಂಬೆ ಮನೆ:** ದಸರೆಯ ಬೊಂಬೆ ಪ್ರದರ್ಶನ 21ನೇ ಅವತರಣಿಕೆ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10 ರಿಂದ.
- **ಭವಾನಿ ಅಸೋಸಿಯೇಟ್ಸ್ :** ಆದಾಯ ತೆರಿಗೆ ಅಧಿಕಾರಿ (ಟಿಡಿಎಸ್) ರವೀಂದರ್ ಅವರಿಂದ ಟಿಡಿಎಸ್ ಆನ್ ಸ್ಯಾಲರೀಸ್ ಅಂಡ್ ಅದರ್ಸ್ ಅಂಡ್ ಫೈಲಿಂಗ್ ಆಫ್ ಟಿಡಿಎಸ್ ಸ್ಟೇಟ್‌ಮೆಂಟ್ಸ್ ಕುರಿತು ವಿಚಾರ ಸಂಕಿರಣ, ಉಪಸ್ಥಿತರು : ಚಾರ್ಟರ್ಡ್ ಅಕೌಂಟೆಂಟ್ ಕೇಶವ ಡೋಂಗ್ರೆ, ಸ್ಥಳ: ರೋಟರಿ ಚಿಲ್ಡ್ರನ್ಸ್ ಲೈಬ್ರರಿ ಹಾಲ್, ಜೆಎಲ್‌ಬಿ ರಸ್ತೆ, ಬೆಳಗ್ಗೆ 10ಕ್ಕೆ.
- **ಬಸವ ಭಾರತ ಪ್ರತಿಷ್ಠಾನ :** ದಿನದರ್ಶಿಕೆ ಬಿಡುಗಡೆ ಮತ್ತು ಶರಣ ಒಕ್ಕಲಿಗರ ಮುದ್ದಣ ಜಯಂತಿ, ಉದ್ಘಾಟನೆ : ಶಾಸಕ ಜಿ.ಟಿ. ದೇವೇಗೌಡ, ಉಪಸ್ಥಿತರು : ಶ್ರೀ ಮಹಾಲಿಂಗ ಸ್ವಾಮೀಜಿ, ಶ್ರೀ ಸಿದ್ದಮಲ್ಲ ಸ್ವಾಮೀಜಿ, ಸೋಮಶೇಖರ್ ಮಲೆಯೂರು, ಚಿದಾನಂದ, ಶರಣ ಶಿವಬುದ್ಧಿ ಹಲ್ಲರೆ, ಶಿವಲಿಂಗಪ್ಪ, ಶಿವರುದ್ರಪ್ಪ, ಸ್ಥಳ: ನಟರಾಜ ಸಭಾಂಗಣ, ಬೆಳಗ್ಗೆ 10.30ಕ್ಕೆ.
- **ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ :** ವಿಶ್ವ ರೈತ ದಿನಾಚರಣೆ ಅಂಗವಾಗಿ ಬೃಹತ್ ರೈತ ಜಾಥಾ ಹಾಗೂ ಹಿರಿಯ ರೈತ ಹೋರಾಟಗಾರರಿಗೆ ಸನ್ಮಾನ, ಸ್ಥಳ: ಮೈಸೂರು ಮೆಡಿಕಲ್ ಕಾಲೇಜು, ಅಲ್ಯೂಮ್ನಿ ಅಸೋಸಿಯೇಷನ್ ಸಭಾಂಗಣ, ಜೆ.ಕೆ. ಮೈದಾನ, ಬೆಳಗ್ಗೆ 11ಕ್ಕೆ.
- **ಕರ್ನಾಟಕ ರಾಜ್ಯ ರೈತ ಸಂಘ, ಮೈಸೂರು ಜಿಲ್ಲೆ :** ಬೆಳಗ್ಗೆ 11ಕ್ಕೆ ಬೃಹತ್ ಜಿಲ್ಲಾ ರೈತ ಸಮಾವೇಶ, ಪ್ರತಿಮೆ ಅನಾವರಣ : ಶಾಸಕ ಜಿ.ಟಿ. ದೇವೇಗೌಡ, ಅಧ್ಯಕ್ಷತೆ : ತಾಲೂಕು ಅಧ್ಯಕ್ಷ ಆನಂದೂರು ಪ್ರಕಾಶ್, ವಿಶೇಷ ಅತಿಥಿಗಳು : ಶ್ರೀಮತಿ ಸುನಿತಾ ಪುಟ್ಟಣ್ಣಯ್ಯ, ಶ್ರೀಮತಿ ಸ್ಮಿತಾ ಪುಟ್ಟಣ್ಣಯ್ಯ, ಮಧ್ಯಾಹ್ನ 12ಕ್ಕೆ ಸಮಾವೇಶ, ಉದ್ಘಾಟನೆ : ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಜಿಲ್ಲಾಧ್ಯಕ್ಷ ಹೊಸೂರು ಕುಮರ್, ಪ್ರಾಸ್ತಾವಿಕ ನುಡಿ : ಹೊಸಕೋಟೆ ಬಸವರಾಜ್, ಮುಖ್ಯ ಭಾಷಣಕಾರರು : ಬಡಗಲಪುರ ನಾಗೇಂದ್ರ, ಜೆ.ಎಂ. ವೀರಸಂಗಯ್ಯ, ಎ.ಎಲ್. ಕೆಂಪೂಗೌಡ, ಸ್ಥಳ: ಸಂತೆ ಮೈದಾನ, ಇಲವಾಲ.
- **ಶ್ರೀ ಬೃಹಸ್ಪತಾಚಾರ್ಯ ವಿದ್ಯಾಸಂಸ್ಥೆ :** ವಾರ್ಷಿಕೋತ್ಸವ, ಮುಖ್ಯ ಅತಿಥಿಗಳು : ಎಸ್‌ಬಿವಿಎಸ್ ಟ್ರಸ್ಟಿ ಡಾ.ಯು.ಜಿ.ಶೆಣೈ, ಸ್ಥಳ: ಶಾಲೆ ಆವರಣ, ಮಧ್ಯಾಹ್ನ 3.30ಕ್ಕೆ.
- **ಮೈಸೂರು ವಿಶ್ವವಿದ್ಯಾನಿಲಯ, ಮಾನವಶಾಸ್ತ್ರ ಅಧ್ಯಯನ ವಿಭಾಗ :** ವಿಚಾರ ಸಂಕಿರಣದ ಸಮಾರೋಪ ಸಮಾರಂಭ, ಮುಖ್ಯ ಅತಿಥಿಗಳು : ಮೈಸೂರು ವಿವಿ ಹಣಕಾಸು ಅಧಿಕಾರಿ ಶ್ರೀಮತಿ ರೇಖಾ, ವಿಧಾನ ಪರಿಷತ್ ಸದಸ್ಯ ಡಾ.ಶಿವಕುಮಾರ್, ಅಧ್ಯಕ್ಷತೆ : ವಿಭಾಗದ ಅಧ್ಯಕ್ಷ ಪ್ರೊ.ಎಸ್.ಬಸವರಾಜಪ್ಪ, ಸ್ಥಳ: ಸೆಮಿನಾರ್ ಹಾಲ್, ಮಾನವಶಾಸ್ತ್ರ ವಿಭಾಗ, ಸಂಜೆ 5.15ರಿಂದ.
- **ನರೆಡ್ಕೋ :** ನರೆಡ್ಕೋ ಮೈಸೂರು ಘಟಕದ ಅಧಿಕಾರ ಸ್ವೀಕಾರ ಸಮಾರಂಭ, ಮುಖ್ಯ ಅತಿಥಿಗಳು : ಕಂದಾಯ ಸಚಿವ ಕೃಷ್ಣಭೈರೇಗೌಡ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಶಾಸಕ ಶಿವಕುಮಾರ್, ನೆರಡ್ಕೋ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಜಿ. ಹರಿಬಾಬು, ಶಾಸಕ ಮಧು ಜಿ. ಮಾದೇಗೌಡ, ಸ್ಥಳ: ಹೋಟೆಲ್ ಅಟ್ಮಾಸ್ಫಿಯರ್, ಬೋಗಾದಿ, ಬಿಇಎಂಎಲ್ ಲೇಔಟ್ ಹತ್ತಿರ, ರಾಜರಾಜೇಶ್ವರಿನಗರ, ಸಂಜೆ 5.30 ರಿಂದ.
- **ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್ :** ವಾರ್ಷಿಕೋತ್ಸವ, ಸಾನ್ನಿಧ್ಯ : ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅಧ್ಯಕ್ಷತೆ : ಜೆಎಸ್‌ಎಸ್ ಮಹಾವಿದ್ಯಾಪೀಠ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಮುಖ್ಯ ಅತಿಥಿಗಳು : ಎಸ್ಪಿ ಎನ್. ವಿಷ್ಣುವರ್ಧನ್, ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಅನಂತರಾಮು, ಸ್ಥಳ: ಶಾಲೆ ಆವರಣ, ಸಿದ್ಧಾರ್ಥನಗರ, ಸಂಜೆ 5.30ಕ್ಕೆ.
- **ಮೈಸೂರು ವಿಶ್ವವಿದ್ಯಾನಿಲಯ, ಜಾನಪದ ವಿಭಾಗ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ :** ಸರಣಿ ಉಪನ್ಯಾಸ ಕಾರ್ಯಕ್ರಮ, ಉದ್ಘಾಟನೆ : ಪ್ರಸಾರಾಂಗ ನಿರ್ದೇಶಕ ಪ್ರೊ. ಎಂ. ನಂಜಯ್ಯ ಹೊಂಗನೂರು, ಮುಖ್ಯ ಅತಿಥಿಗಳು : ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ರಂಗಸ್ವಾಮಿ, ಮುಖ್ಯ ಅತಿಥಿಗಳು : ಸಾಮಾಜಿಕ ಹೋರಾಟಗಾರ ಡಾ.ಎಸ್. ಮರಿದೇವಯ್ಯ, ಅಂತರರಾಷ್ಟ್ರೀಯ ಜನಪದ ಗಾಯಕ ಅಮ್ಮ ರಾಮಚಂದ್ರ ಅವರಿಂದ ಜನಪದ ಕಲಾವಿದರ ಅನುಭವ ಕಥನ ಕುರಿತು ಉಪನ್ಯಾಸ, ಅಧ್ಯಕ್ಷತೆ : ನಿಲಯ ಮೇಲ್ವಿಚಾರಕ ಚಿಕ್ಕೀರಯ್ಯ, ಸ್ಥಳ: ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಪಿಯುಸಿ ಬಾಲಕರ ವಿದ್ಯಾರ್ಥಿ ನಿಲಯ, ಬೋಗಾದಿ, ಸಂಜೆ 6ಕ್ಕೆ.
- **ಪರಂಪರೆ :** ಶ್ರೀ ಮದ್ಭಾಗವತ ಉಪನ್ಯಾಸ ಸರಣಿ, ಶಾರದಾದೇವಿ ಮಹಿಳಾ ಸಮಾಜದಿಂದ ಭಜನೆ, ಡಾ. ವೀಣಾ ಬನ್ನಂಜೆ ಅವರಿಂದ ಭಾಗವತ ಉಪನ್ಯಾಸ, ಸ್ಥಳ: ನಾದಬ್ರಹ್ಮ ಸಂಗೀತ ಸಭಾಂಗಣ, ಜೆಎಲ್‌ಬಿ ರಸ್ತೆ, ಸಂಜೆ 6 ರಿಂದ.
- **ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ :** ವಿದುಷಿ ಡಾ. ಕೆ.ಎಲ್. ಪ್ರಸನ್ನಾಕ್ಷಿ ಅವರಿಂದ ತಿರುಪ್ಪಾವೈ ಪ್ರವಚನ ಕಾರ್ಯಕ್ರಮ, ಸ್ಥಳ: ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನ, ತ್ಯಾಗರಾಜ ರಸ್ತೆ, ಸಂಜೆ 6.30 ರಿಂದ.

ಸುತ್ತೂರಿನಲ್ಲಿಂದು, ನಂಜನಗೂಡು ತಾಲೂಕು

- **ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠ:** ಧನುರ್ಮಾಸದ ವಿಶೇಷ ಪೂಜೆ, ಸ್ಥಳ: ಆಗಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃ ಗದ್ದುಗೆ, ಶ್ರೀ ಮಹೇಶ್ವರ ಸನ್ನಿಧಿ, ಶ್ರೀ ವೀರಭದ್ರೇಶ್ವರ, ಶ್ರೀ ಸೋಮೇಶ್ವರ, ಶ್ರೀ ನಾರಾಯಣ ಸ್ವಾಮಿ ದೇವಸ್ಥಾನ, ಸುತ್ತೂರು ಶ್ರೀಕ್ಷೇತ್ರ, ಬೆಳಗ್ಗೆಯಿಂದ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ-ಮೊರಬದ ಮಲ್ಲಿಕಾರ್ಜುನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಸಾಧಕರ ಸೋಪಾನ - ಲೇಖನ ಮತ್ತು ಪ್ರಸ್ತುತಿ: ಟಿ.ಎಸ್. ಗೋಪಾಲ್, ಪ್ರಾಯೋಜಕರು: ಸಹಬಾಳ್ವೆ, ಬೆಂಗಳೂರು, 6.40 ಅರಿವಿನ ಶಿಖರ-ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ : ಹಂಸಿನಿ ಎಸ್. ಕುಮಾರ್, ವ್ಯಾಖ್ಯಾನ : ಪ್ರದೀಪ್ ಕುಮಾರ್ ಹೆಬ್ರಿ, 6.50 ರೈತರಿಗೆ ಸಲಹೆ, 7.15 ಮತ್ತು ಸಂಜೆ 5.40 - ಪ್ರಾಯೋಜಿತ ಕಾರ್ಯಕ್ರಮ ಕೆ.ಎಸ್.ಓ.ಯು. ಮುಕ್ತವಾಣಿ, ಪ್ರಾಯೋಜಕರು-ಪ್ರಸಾರಂಗ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಡಾ.ಸಿ.ಎಸ್. ಆನಂದ್ ಕುಮಾರ್ ಅವರೊಂದಿಗೆ ನಡೆಸಿದ ಸಂದರ್ಶನದ ಎರಡನೇ ಭಾಗ, ಪ್ರಸ್ತುತಿ : ಎನ್.ಕೇಶವಮೂರ್ತಿ, 8.30 ವಿಶೇಷ ಕಾರ್ಯಕ್ರಮ ಸರಣಿ ಆಕಾಶವಾಣಿ 90-ನೆನಪುಗಳ ಹೊತ್ತು-ಮಾಲಿಕೆಯಲ್ಲಿ ಭಾಗವಹಿಸುತ್ತಾರೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸರಾದ ಡಾ. ಹೆಚ್.ವಿ. ನಾಗರಾಜ್‌ರಾವ್, ಇವರೊಂದಿಗೆ ಭಾಗವಹಿಸುತ್ತಾರೆ-ಸುಬ್ರಹ್ಮಣ್ಯ .ಎಸ್., 9.05 ಕ್ಯಾನ್ಸರ್-ತಪ್ಪು ತಿಳುವಳಿಕೆ ಈ ಕುರಿತ ಪ್ರಾಯೋಜಿತ ಜಾಗೃತಿ ಕಾರ್ಯಕ್ರಮ, ಪ್ರಾಯೋಜಕರು-ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಕರ್ನಾಟಕ ಛಾಪ್ಟರ್, 9.10 ಕರೆಗೊಂದು ಗೀತೆ-ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ನೇರಫೋನ್ ಇನ್ ಕಾರ್ಯಕ್ರಮ, 10.00 ಕರ್ನಾಟಕ ಶಾಸ್ತ್ರೀಯ ಸಂಗೀತ : ಕೆ.ಎಸ್.ಹೇರಂಬ ಮತ್ತು ಕೆ.ಎಸ್. ಹೇಮಂತ್- ಕೊಳಲು ವಾದನ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ, ಹೊಂಗಿರಣ ವಿಕಸಿತ ಹಾದಿಗೊಂದು ಸೋಪಾನ, ಪ್ರಸ್ತುತಿ-ಎಸ್. ಲಕ್ಷ್ಮೀನಾರಾಯಣ, ಆರ್. ಲೋಕೇಶ್ವರಿ ಹಾಗೂ ಬಿ.ಜಿ. ಕವಿತಾ

ಮಧ್ಯಾಹ್ನ: 12.05 ವನಿತಾ ವಿಹಾರ-ಮಹಿಳಾ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಮೈಸೂರಿನ ವಕೀಲರು ಹಾಗೂ ಕಾನೂನು ಶಿಕ್ಷಕರಾದ ಸಿರಿ ವಾನಳ್ಳಿ ಅವರೊಂದಿಗೆ ಮಾತುಕತೆ. ಪ್ರಸ್ತುತಿ- ಸಹನ, 12.35 ದೇವರನಾಮ, 12.45 ಕನ್ನಡದಲ್ಲಿ ಭಾಷಣ, 1.00 ಪ್ರಗತಿಪಥ - ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸರಣಿ, 1.20 ಭಾವಗೀತೆಗಳು-ಪಿ. ರಮಾ, 2.40 ಚಿತ್ರಗೀತೆಗಳು, 3.00 ಕರ್ನಾಟಕ ಶಾಸ್ತ್ರೀಯ ಸಂಗೀತ, 4.00 ಕಥಾಕಾಲಕ್ಷೇಪ-ಶ್ರೀ ವೆಂಕಟೇಶ್ವರ ಮಹಿಮೆ, ಪ್ರಸ್ತುತಿ: ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು, 5.00 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.50 ಕೃಷಿರಂಗ- ಕಿಸಾನ್‌ವಾಣಿ-ಭಾರತ ಸರ್ಕಾರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯ ಪ್ರಾಯೋಜಿತ ಕಾರ್ಯಕ್ರಮ. ಮತ್ಸ್ಯತರಂಗ ಮೀನು ಸಾಕಾಣಿಕೆ ತಾಂತ್ರಿಕತೆಗಳನ್ನು ಕುರಿತ ಬಾನುಲಿ ಸರಣಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ ಕುರಿತು ಮದ್ದೂರಿನ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜೆ.ಪುಷ್ಪಲತ ಅವರೊಂದಿಗೆ ಸಂದರ್ಶನ. ಸಂದರ್ಶಕರು-ಎನ್. ಕೇಶವಮೂರ್ತಿ, 7.45 ಮೈಸೂರು ಜಂಕ್ಷನ್, ಸಾಪ್ತಾಹಿಕ ಸಂಚಿಕೆ, ಪ್ರಸ್ತುತಿ-ಬಿ. ದಿಗ್ವಿಜಯ್, 8.00 ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, 8.30 ಹಿಂದಿ ಚಿತ್ರಗೀತೆಗಳು, 9.30 ಕರ್ನಾಟಕ ಶಾಸ್ತ್ರೀಯ ಸಂಗೀತ, 10.00 ಚೈತ್ರವನ-ಲಕ್ಷ್ಮೀಶನ ಜೈಮಿನಿ ಭಾರತದ ಸಮಗ್ರ ವಾಚನ ಹಾಗೂ ವ್ಯಾಖ್ಯಾನ

ಮೈಸೂರು ಮಿತ್ರ ಮಂಗಳವಾರ 23 ಡಿಸೆಂಬರ್ 2025

ಅಸುರಕ್ಷಿತ ಯುಜಿಡಿ ಪೈಪ್‌ಲೈನ್ ಕಾಮಗಾರಿ

ಅರವಿಂದನಗರ ನಿವಾಸಿಗಳ ನರಕಯಾತನೆ

ಮೈಸೂರು, ಡಿ.22(ಎಸ್‌ಪಿಎನ್)– ಯುಜಿಡಿ ಪೈಪ್‌ಲೈನ್ ಅಸುರಕ್ಷಿತ ಕಾಮಗಾರಿಯಿಂದಾಗಿ ಮೈಸೂರಿನ ಅರವಿಂದನಗರ ಐದನೇ ಮುಖ್ಯರಸ್ತೆ 2ನೇ ಅಡ್ಡರಸ್ತೆ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದಂತಾಗಿದೆ.

ಇಲ್ಲಿನ 7, 8 ಮತ್ತು 9ನೇ ಮುಖ್ಯರಸ್ತೆಗಳಿಗೆ ಸಮರ್ಪಕ ಯುಜಿಡಿ ಸಂಪರ್ಕ ಕಲ್ಪಿಸಲು 5ನೇ ಮುಖ್ಯರಸ್ತೆಯ 2ನೇ ಕ್ರಾಸ್‌ನಲ್ಲಿ 22 ಅಡಿ ಆಳ ಹಾಗೂ ಐದಾರು ಅಡಿ ಅಗಲದ ಭಾರೀ ಕಂದಕವನ್ನೇ ತೋಡಲಾಗಿದೆ. ಆದರೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸದಿರುವುದರಿಂದ ಇಲ್ಲಿನ ನಿವಾಸಿಗಳು ಅಪಾಯ ಪರಿಸ್ಥಿತಿ ಎದುರಿಸುವಂತಾಗಿದೆ. ಮನೆಗಳ ಪಕ್ಕದಲ್ಲೇ ಇಷ್ಟೊಂದು ಆಳವಾದ ಕಂದಕ ತೋಡಿರುವುದರಿಂದ ಮಹಿಳೆಯರು, ಮಕ್ಕಳು, ಹಿರಿಯರು ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ತುರ್ತು ವೈದ್ಯಕೀಯ ಕಾರಣಕ್ಕೂ ಮನೆಯಿಂದ ಹೊರಗೆ ಹೋಗುವುದು ಕಷ್ಟಕರವಾಗಿದೆ. ಸಣ್ಣ ಬದುವಿನಂತಿರುವ ಜಾಗದಲ್ಲಿ ಓಡಾಡುವಾಗ ಸ್ವಲ್ಪ ಆಯತಪ್ಪಿದರೂ ಕಂದಕಕ್ಕೆ ಬಿದ್ದು ಸಾವು–ನೋವು ಸಂಭವಿಸುವ ಸಾಧ್ಯತೆ ಇದೆ. ಕಂದಕ ತೆಗೆದ ದಿನವೇ ಪೈಪ್‌ಲೈನ್ ಅಳವಡಿಸಿ, ಅಂದೇ ಮಣ್ಣು ಮುಚ್ಚಬೇಕು. ಆದರೆ ಕಾರ್ಮಿಕರು, ಯಂತ್ರೋಪಕರಣ ನಿರ್ವಹಣೆ ಮಾಡುವವರ ಕೊರತೆಯಿಂದ ಮೂರ್‍ನಾಲ್ಕು ದಿನ ಕಾಮಗಾರಿ ವಿಳಂಬವಾಗುವುದರಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ನಾವು ಯುಜಿಡಿ ಕಾಮಗಾರಿಯನ್ನು ವಿರೋಧಿಸುತ್ತಿಲ್ಲ. ಆದರೆ, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಮಂದಗತಿಯಲ್ಲಿ ಕಾಮಗಾರಿ ನಡೆಸುತ್ತಿರುವುದು ಖಂಡನೀಯ. ಡಿ.17ರಂದು ನಮ್ಮ ಮನೆಯ ಮುಂಭಾಗ 22 ಅಡಿ ಆಳಕ್ಕೆ ರಸ್ತೆ ಅಗೆದು ಯುಜಿಡಿ ಪೈಪ್ ಅಳವಡಿಸಿದ್ದಾರೆ. ಅದರೆ, ಈವರೆಗೂ ಕಂದಕ ಮುಚ್ಚಿಲ್ಲ. ಪರಿಣಾಮ ನಾವು ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಅವಲತ್ತುಕೊಂಡಿದ್ದಾರೆ.



ಅರವಿಂದ ನಗರ ಮನೆಗಳ ಮುಂದೆ ಅಸುರಕ್ಷಿತವಾಗಿ ನಡೆಯುತ್ತಿರುವ ಯುಜಿಡಿ ಪೈಪ್‌ಲೈನ್ ಕಾಮಗಾರಿ

ಮೈಸೂರು ತಾಲೂಕು ಹಳ್ಳಿಯೊಂದರ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ದಿನನಿತ್ಯ ಬೆಳಗ್ಗೆ 9.30ರೊಳಗೆ ಶಾಲೆಯಲ್ಲಿ ಹಾಜರಿರಬೇಕು. ತಡವಾದರೆ ಇಲಾಖೆಯಿಂದ ನೋಟೀಸ್ ನೀಡುತ್ತಾರೆ. ಆದರೆ ಮನೆ ಮುಂಭಾಗ ಬೃಹತ್ ಕಂದಕ ತೆಗೆದಿರುವುದರಿಂದ ಹೊರ ಹೋಗಲು ಸಾಧ್ಯವಾಗುತ್ತಿಲ್ಲ. ಮೂರು ದಿನಗಳಿಂದ ಸ್ವಯಂ ಗೃಹಬಂಧಿಯಾಗಿದ್ದೇನೆ ಎಂದು ಶಿಕ್ಷಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರ ಪಾಲಿಕೆ ಯುಜಿಡಿ ಕಾಮಗಾರಿ ನಡೆಸುವಾಗ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ಸ್ಥಳದಲ್ಲಿ ಓಡಾಡುವುದು ಹೇಗೆ? ಅಕ್ಕ–ಪಕ್ಕದ ಮನೆಗಳಿಗೂ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಮಗಳಿಗೆ ನಾಳೆ ಪರೀಕ್ಷೆಯಿದೆ. ಪರೀಕ್ಷೆಗೆ ಹೋಗಲು ಕಾಂಪೌಂಡ್‌ನಿಂದ ದ್ವಿಚಕ್ರ ವಾಹನವನ್ನು ಹೊರ ತೆಗೆಯುವುದಕ್ಕೂ ಆಗುತ್ತಿಲ್ಲ ಎಂದು ಸ್ಥಳೀಯರೊಬ್ಬರು ನೊಂದು ನುಡಿದರು.

> ಅರವಿಂದ ನಗರ 7, 8 ಹಾಗೂ 9ನೇ ಮೇನ್‌ನಲ್ಲಿ ಯುಜಿಡಿ ಸಮಸ್ಯೆ ಇತ್ತು. ಈ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುತ್ತಿದೆ. ಕಾಮಗಾರಿಯಿಂದ ಸ್ಥಳೀಯರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಮಂಗಳವಾರ(ಡಿ.23)ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
>
> -ಟಿ.ಎಸ್.ಶ್ರೀವತ್ಸ, ಶಾಸಕರು

> ಮೈಸೂರಿನ ಅರವಿಂದನಗರ 9ನೇ ಮೇನ್‌ನಲ್ಲಿ ಯುಜಿಡಿ ಸಮಸ್ಯೆ ಬಹಳಷ್ಟಿತ್ತು. ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಯುಜಿಡಿ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲಾಗಿದೆ. 7, 8 ಹಾಗೂ 9ನೇ ಮೇನ್ ಯುಜಿಡಿ ಉಪಕ್ರಮವಾಗಿ 5ನೇ ಮುಖ್ಯರಸ್ತೆಯ 2ನೇ ಅಡ್ಡರಸ್ತೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇಲ್ಲಿ 22 ಅಡಿ ಆಳಕ್ಕೆ ಗುಂಡಿ ತೆಗೆದು ಪೈಪ್ ಅಳವಡಿಸಿ, ಯುಜಿಡಿ ನೀರನ್ನು ಲೀಡ್ ಆಫ್ ಮಾಡಬೇಕಿದೆ. ಸಮೀಕ್ಷೆ ವರದಿಯಂತೆ ಇಲ್ಲಿ ಕೆಲಸ ಮಾಡುತ್ತಿದ್ದೇವೆ.
>
> -ಪ್ರಶಾಂತ್, ಎಇ, ಮೈಸೂರು ನಗರ ಪಾಲಿಕೆ

ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಇಷ್ಟೊಂದು ದೊಡ್ಡ ಪ್ರಮಾಣದ ಕಾಮಗಾರಿ ನಡೆಸುವ ಮುನ್ನ, ಸ್ಥಳೀಯರಿಗೆ ಮಾಹಿತಿ ನೀಡಬೇಕು. ಜೊತೆಗೆ ಯಾರಿಗೂ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಿತ್ಯ ಕಾರ್ಯಗಳಿಗೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡಿಕೊಡಬೇಕು. ಜನರಿಗೆ ಏನು ಸಮಸ್ಯೆಯಾದರೂ ಸರಿ, ಇಷ್ಟಬಂದಂತೆ ಕೆಲಸ ಮಾಡುತ್ತೇವೆ ಎಂಬ ಧೋರಣೆಯಿಂದ ಕಾಮಗಾರಿ ನಡೆಸುತ್ತಿರುವುದು ವಿಷಾದನೀಯ ಎಂದು ಕಾರ್ಮಿಕರೊಬ್ಬರು ಬೇಸರಿಸಿದ್ದಾರೆ

ಈ ಭಾಗದಲ್ಲಿ ಕಳೆದ 25 ವರ್ಷಗಳಿಂದ ಯುಜಿಡಿ ಸಮಸ್ಯೆ ಆಗಿಲ್ಲ. ಆದರೆ ಈಗ ಯುಜಿಡಿ ಸಮಸ್ಯೆ ಆಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರದ 59.80 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೊಂಡಿದ್ದಾರೆ ಎಂಬ ಮಾಹಿತಿ ಇದೆ ಇದರ ಹಿಂದಿರುವ ಮಸಲತ್ತೇನೋ ತಿಳಿದಿಲ್ಲ. 22 ಅಡಿ ಆಳಕ್ಕೆ ಭೂಮಿ ಅಗೆದರೆ ಸ್ಥಳೀಯರು ನರಕಯಾತನೆ ಅನುಭವಿಸುತ್ತಾರೆ ಸಣ್ಣ ಪರಿಜ್ಞಾನವೇ ಇಲ್ಲ. ಈ ರೀತಿಯ ಅಪಾಯಕಾರಿಯಾಗುವಂತಹ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಬ್ಲೂಬರ್ಡ್ ಬ್ಲಾಕ್ ಉಪಗ್ರಹ ಉಡ್ಡಯನಕ್ಕೂ ಮುನ್ನ ತಿರುಪತಿಯಲ್ಲಿ ಇಸ್ರೋ ಅಧ್ಯಕ್ಷರಿಂದ ಪೂಜೆ



ತಿರುಪತಿ, ಡಿ.22– ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ಇದೇ 24ರಂದು ಅಮೆರಿಕದ ಎಎಸ್‌ಟಿ ಸ್ಪೇಸ್‌ಮೊಬೈಲ್ ಕಂಪನಿಯ 'ಬ್ಲೂಬರ್ಡ್ ಬ್ಲಾಕ್–2' ಸಂವಹನ ಉಪಗ್ರಹವನ್ನು ಉಡ್ಡಯನ ಮಾಡಲಿದೆ. ಇದಕ್ಕೂ ಮುನ್ನ ಇಸ್ರೊ ಅಧ್ಯಕ್ಷ ವಿ. ನಾರಾಯಣನ್ ಅವರು ತಿರುಪತಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ನಾರಾಯಣನ್ ಅವರು ಅಧಿಕಾರಿಗಳ ಜತೆಗೂಡಿ ಪೂಜೆ ಸಲ್ಲಿಸುವ ವೇಳೆ ಉಡ್ಡಯನ ವಾಹಕದ ಪ್ರತಿಕೃತಿಯನ್ನೂ ಕೊಂಡೊಯ್ದಿದ್ದರು ಎಂದು ವರದಿಯಾಗಿದೆ.

'ಎಲ್‌ವಿಎಂ3–ಎಂ6/ಬ್ಲೂಬರ್ಡ್ ಬ್ಲಾಕ್–2 ಮಿಷನ್' ಎಂಬುದು ವಾಣಿಜ್ಯ ಒಪ್ಪಂದದ ಭಾಗವಾಗಿದೆ. ಎಲ್‌ವಿಎಂ–3 ಎಂ6 ಉಡಾವಣಾ ವಾಹಕದ ಮೂಲಕ ಅತ್ಯಾಧುನಿಕ 'ಬ್ಲೂಬರ್ಡ್ ಬ್ಲಾಕ್–2' ಉಪಗ್ರಹವನ್ನು ಕಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ.

ನಾವು ಬಾಹುಬಲಿ ರಾಕೆಟ್ ಬಳಸಿ ಡಿ.24ರಂದು 'ಬ್ಲೂಬರ್ಡ್ ಬ್ಲಾಕ್–2' ಉಪಗ್ರಹವನ್ನು ಉಡ್ಡಯನ ಮಾಡಲಿದ್ದೇವೆ. ಇದು ಭಾರತದ ನೆಲದಿಂದ ಉಡ್ಡಯನ ಮಾಡುವ ಅತ್ಯಂತ ಭಾರವಾದ ಉಪಗ್ರಹವಾಗಿದೆ. 4ಜಿ ಮತ್ತು 5ಜಿ ಸಂವಹನ ಉದ್ದೇಶಗಳಿಗಾಗಿ ಈ ಉಪಗ್ರಹವನ್ನು ಉಡ್ಡಯನ ಮಾಡಲಾಗುತ್ತಿದೆ ಎಂದು ನಾರಾಯಣನ್ ವಿವರಿಸಿದ್ದಾರೆ.

'ಬ್ಲೂಬರ್ಡ್ ಬ್ಲಾಕ್–2' ಉಪಗ್ರಹ ಕುರಿತಾದ ಮಾಹಿತಿ: ಕಕ್ಷೆಗೆ ತಲುಪಲಿರುವ ಮುಂದಿನ ತಲೆಮಾರಿನ ಸಂವಹನ ಉಪಗ್ರಹವು (ಬ್ಲೂಬರ್ಡ್ ಬ್ಲಾಕ್–2) ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಹೈ ಸ್ಪೀಡ್ ಸೆಲ್ಯುಲಾರ್ ಬ್ರಾಡ್‌ಬ್ಯಾಂಡ್ ಪೂರೈಸುವ ಸಾಮರ್ಥ್ಯ ಹೊಂದಿದೆ. ಎಎಸ್‌ಟಿ ಸ್ಪೇಸ್ ಮೊಬೈಲ್ ಕಂಪನಿಯು ಇದೇ ಮೊದಲ ಬಾರಿಗೆ ಬಾಹ್ಯಾಕಾಶ ಆಧಾರಿತ ಸೆಲ್ಯುಲಾರ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ನಿರ್ಮಿಸುತ್ತಿದೆ. ಇದನ್ನು ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಳಕೆ ಮಾಡಬಹುದು. ಇದನ್ನು ಸರ್ಕಾರಿ ಮತ್ತು ವಾಣಿಜ್ಯ ಸೇವೆಗಳ ಅಪ್ಲಿಕೇಶನ್‌ಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಜಗತ್ತಿನಲ್ಲಿರುವ ಸುಮಾರು 600 ಕೋಟಿ ಮೊಬೈಲ್ ಫೋನ್ ಚಂದಾದಾರರು ಎದುರಿಸುತ್ತಿರುವ ಸಂಪರ್ಕ ಸಮಸ್ಯೆಯನ್ನು ನಿವಾರಿಸುವ ಮತ್ತು ಸಂಪರ್ಕರಹಿತವಾಗಿ ಉಳಿದಿರುವ ಶತಕೋಟಿ ಜನರಿಗೆ ಬ್ರ್ಯಾಂಡ್ ಬ್ಯಾಂಡ್ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಎಎಸ್‌ಟಿ ಸ್ಪೇಸ್‌ಮೊಬೈಲ್ ಕಂಪನಿಯು ತನ್ನ ಜಾಲತಾಣದಲ್ಲಿ ತಿಳಿಸಿದೆ.

ಶಾರದಾದೇವಿ ನಗರ ವೃತ್ತದಲ್ಲಿ ಶ್ರೀ ಶಾರದಾ ದೇವಿ ಪ್ರತಿಮೆ ಸ್ಥಾಪನೆಗೆ ಕ್ರಮ

ಶಾಸಕ ಜಿ.ಟಿ.ದೇವೇಗೌಡ ಭರವಸೆ



ಶ್ರೀ ಶಾರದಾ ಮಾತೆ ಜಯಂತ್ಯೋತ್ಸವದಲ್ಲಿ ಶ್ರೀ ಶಾರದಾ ದೇವಿ ಭಾವಚಿತ್ರಕ್ಕೆ ರಾಮಕೃಷ್ಣಾಶ್ರಮದ ಮುಕ್ತಿದಾನಂದಜೀ ಮಹಾರಾಜ್, ಶಾಸಕರಾದ ಜಿ.ಟಿ.ದೇವೇಗೌಡರು, ಟಿ.ಎಸ್.ಶ್ರೀವತ್ಸ ಸೇರಿದಂತೆ ಇತರರು ಪುಷ್ಪಾರ್ಚನೆ ಸಲ್ಲಿಸಿದರು.

ಮೈಸೂರು, ಡಿ.22(ಎಸ್‌ಪಿಎನ್)– ಸಾರ್ವಜನಿಕರ ಬೇಡಿಕೆಯಂತೆ ಶ್ರೀ ಶಾರದಾ ದೇವಿ ಪ್ರತಿಮೆ ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದು ಮಾಜಿ ಸಚಿವರೂ ಆದ ಶಾಸಕ ಜಿ.ಟಿ.ದೇವೇಗೌಡರು ಭರವಸೆ ನೀಡಿದರು.

ಮೈಸೂರು ಶಾರದಾದೇವಿ ನಗರ ವೃತ್ತದಲ್ಲಿ ಶಾರದಾ ಮಾತೆ ಸೇವಾ ಪ್ರತಿಷ್ಠಾನ ಮತ್ತು ಶ್ರೀ ರಾಮಕೃಷ್ಣ ಪರಮಹಂಸ ಸೇವಾ ಪ್ರತಿಷ್ಠಾನದ ಸಹಯೋಗದೊಂದಿಗೆ ಏರ್ಪಡಿಸಿದ್ದ ಶಾರದಾ ಮಾತೆ ಜಯಂತ್ಯೋತ್ಸವದಲ್ಲಿ ಶ್ರೀ ಶಾರದಾ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಡಿ.ಮಾದೇಗೌಡರು, ಸಿಐಟಿಬಿ ಅಧ್ಯಕ್ಷರಾಗಿದ್ದಾಗ ಹಲವು ಬಡಾವಣೆಗಳ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದಾರೆ. ಅದರಲ್ಲೂ ರಾಮಕೃಷ್ಣನಗರ, ಶಾರದಾದೇವಿನಗರ, ವಿವೇಕಾನಂದ ನಗರ ಸೇರಿದಂತೆ ಇತರೆ ಬಡಾವಣೆಗಳನ್ನು ನಿರ್ಮಾಣಕ್ಕೆ ಕಾರಣ ಕರ್ತರಾಗಿದ್ದಾರೆ. ಅವರು ನಿರ್ಮಿಸಿದ ಬಡಾವಣೆಗಳಲ್ಲಿ ವಿಶಾಲವಾದ ವೃತ್ತ ರಸ್ತೆಗಳನ್ನು ನಿರ್ಮಿಸಿದ್ದರು. ಅವರು ನಿರ್ಮಿಸಿ ಬಿಟ್ಟು ಹೋದ ವೃತ್ತಗಳಿಗೆ ನಾನು ಶಾಸಕನಾದ ಮೇಲೆ ಅಭಿವೃದ್ಧಿಪಡಿಸುತ್ತಿದ್ದೇನೆ. ಇದರಲ್ಲಿ ಶಾರದಾದೇವಿ ನಗರ ವೃತ್ತ ಸೇರಿದೆ ಎಂದರು.

ಅಂತೆಯೇ ಶಾರದಾದೇವಿನಗರ ವೃತ್ತದ ಅಗಲೀಕರಣಕ್ಕೂ ಅಧಿಕಾರಿಗಳ ಸಹಾಯದಿಂದ ಅಭಿವೃದ್ಧಿಪಡಿಸಿದ್ದೇನೆ. ಈ ವೃತ್ತದಲ್ಲಿ ಶ್ರೀ ಶಾರದಾದೇವಿ ಪ್ರತಿಮೆ ಸ್ಥಾಪಿಸುವಂತೆ ಹಲವು ದಿನಗಳಿಂದ ಈ ಭಾಗದ ಸಾರ್ವಜನಿಕರ ಬೇಡಿಕೆಯಿದೆ. ಸದ್ಯದಲ್ಲೇ ಈ ಬೇಡಿಕೆಯನ್ನು ಈಡೇರಿಸುವ ಕಾಲ ಸನಿಹಿತವಾಗಿದೆ. ಇದಕ್ಕೆ ಎಲ್ಲರ ಸಹಕಾರ ಬಹಳ ಮುಖ್ಯ ಎಂದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಶ್ರೀ ಶಾರದಾದೇವಿ ಅವರು, ರಾಮಕೃಷ್ಣ ಪರಹಂಸರ ಪತ್ನಿಯಾಗಿದ್ದರೂ ರಾಮಕೃಷ್ಣ ಪರಮಹಂಸರು ಎಂದಿಗೂ ಶಾರದಾದೇವಿಯವರನ್ನು ಪತ್ನಿಯಾಗಿ ನೋಡದೇ ಮಾತೃ ಸ್ವರೂಪಿಣಿಯಾಗಿ ನೋಡುತ್ತಿದ್ದರು. ಬಂಗಾಲದಲ್ಲಿ ಪ್ಲೇಗ್ ಕಾಣಿಸಿಕೊಂಡಾಗ ಎಲ್ಲರ ನೆರವಿನೊಂದಿಗೆ ಶಾರದಾದೇವಿ ಅವರು, ಪ್ಲೇಗ್ ಪೀಡಿತರ ಸೇವೆ ಮಾಡಿದ ಪರಿಯನ್ನು ಎಷ್ಟು ಹೇಳಿದರೂ ಸಾಲದು ಎಂದರು.

ಹಿರಿಯ ಲೇಖಕಿ ಡಾ.ಲೀಲಾ ಪ್ರಕಾಶ್ ಅವರು ಶಾರದಾದೇವಿ ಕುರಿತು ಮಾತನಾಡಿದರೆ, ರಾಮಕೃಷ್ಣಾಶ್ರಮದ ಶ್ರೀ ಮುಕ್ತಿದಾನಂದ ಜೀ ಮಹಾರಾಜ್ ಆಶೀರ್ವಚನ ನೀಡಿದರು. ಇದಕ್ಕೂ ಶಾರದಾದೇವಿ ನಗರ ಪ್ರಮುಖ ರಸ್ತೆಗಳಲ್ಲಿ ಶ್ರೀ ಶಾರದಾದೇವಿ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.

ವೇದಿಕೆಯಲ್ಲಿ ರಾಮಕೃಷ್ಣ ಪರಮಹಂಸ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ, ವಲಯ ಕಚೇರಿ–3ರ ಸಹಾಯಕ ಆಯುಕ್ತ ಸಂದೀಪ್, ಅಭಿವೃದ್ಧಿ ಅಧಿಕಾರಿ ಟಿ.ಎನ್. ಸತ್ಯಮೂರ್ತಿ, ಶಾರದಾಮಾತೆ ಸೇವಾ ಪ್ರತಿಷ್ಠಾನದ ಸಂಚಾಲಕರಾದ ನಿರ್ಮಲಾ ಹರೀಶ್, ರಮೇಶ್‌ರಾವ್ ರಾಂಪುರೆ, ಎ.ಪಿ.ವಿರೂಪಾಕ್ಷ, ಪುಟ್ಟಸ್ವಾಮಿ, ಬಿ.ಎಂ. ರಘು, ಶೇಖರ್, ಹೆಚ್.ಜಿ.ರಾಜಮಣಿ, ರಾಕೇಶ್‌ಭಟ್, ಕುಮಾರ್, ಹರೀಶ್, ಬಸವರಾಜು, ಮಂಜುನಾಥ್ ಗೋವಿಂದಪ್ಪ, ಪ್ರದೀಪ್, ನಂಜುಂಡಪ್ಪ, ರವಿ, ಸಂತೋಷ್, ಕೆಂಪಲಿಂಗರಾಜು, ಪುರುಷೋತ್ತಮ್, ಬಸವಣ್ಣ ಸೇರಿದಂತೆ ಇತರರಿದ್ದರು.

ನೇಮಕ

ಮೈಸೂರು, ಡಿ.22– ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಆದೇಶದ ಮೇರೆಗೆ ಮೈಸೂರಿನ ಲಷ್ಕರ್ ಮೊಹಲ್ಲಾದ ನಿಜಾಮುದ್ದೀನ್ ಅವರನ್ನು ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಭಾಗದ ಮೈಸೂರು ನಗರಾಧ್ಯಕ್ಷ ಕೈಸರ್ ಅಹಮ್ಮದ್ ನೇಮಕಾತಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.



ಶನಿವಾರವೂ ಹೈಕೋರ್ಟ್ ಕಲಾಪ ಪ್ರಸ್ತಾವನೆ ತಿರಸ್ಕರಿಸಿದ ಬೆಂಗಳೂರು ವಕೀಲರ ಸಂಘ

ಬೆಂಗಳೂರು, ಡಿ.22– ಪ್ರತಿ ತಿಂಗಳ ಎರಡು ಶನಿವಾರಗಳಂದು ಹೈಕೋರ್ಟ್‌ನ ಪೂರ್ಣ ಕಲಾಪ ನಡೆಸುವ ಮತ್ತು 2026ರ ಜನವರಿಯಿಂದಲೇ ಆರಂಭಿಸಲು ಉದ್ದೇಶಿಸಿರುವ ಪ್ರಸ್ತಾವವನ್ನು ಬೆಂಗಳೂರು ವಕೀಲರ ಸಂಘ (ಎಎಬಿ) ಸ್ಪಷ್ಟವಾಗಿ ತಿರಸ್ಕರಿಸಿದೆ.

ಈ ಕುರಿತು ಇದೇ 16ರಂದು ನಡೆಸಲಾದ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಮತ್ತು ಈ ನಿರ್ಧಾರವನ್ನು ಅನುಷ್ಠಾನ ಗೊಳಿಸಲು ಮುಂದಾದರೆ ಯಾವುದೇ ವಕೀಲರು ಕಲಾಪಗಳಿಗೆ ಹಾಜರಾಗುವುದಿಲ್ಲ ಎಂದು ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಡಬಿಡದೆ ದುಡಿಯುವುದರಿಂದ ವಕೀಲರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಈ ನಿಟ್ಟಿನಲ್ಲಿ ಸಂಘದ ಅವಲೋಕಿತ ಅಂಶಗಳನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಪರಿಗಣಿಸದೇ ಇರುವುದು ದುರದೃಷ್ಟಕರ ಎಂದಿದ್ದಾರೆ.

ಕಾಣೆಯಾಗಿದ್ದಾರೆ



ಚಿಕ್ಕಮಾರನಾಯಕ (56 ವರ್ಷ)

ಗೋಣಹಳ್ಳಿ ಗ್ರಾಮ, ನಂಜನಗೂಡು ತಾಲೂಕಿನ ಇವರು ದಿನಾಂಕ 9–3–2025 ರಂದು ಮೈಸೂರಿಗೆ ಹೋಗುವುದಾಗಿ ಹೇಳಿ ಹೋದವರು ಹಿಂತಿರುಗಿ ಮನೆಗೆ ಬಂದಿರುವುದಿಲ್ಲ. ಇದುವರೆಗೂ ಎಲ್ಲೂ ಪತ್ತೆಯಾಗಿಲ್ಲ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯಾರಾದರು ಕಂಡಲ್ಲಿ ಸಂಪರ್ಕಿಸಿ

ಶಿವಪ್ರಸಾದ್ – 7795874690

ಬಿಳಿಗೆರೆ ಪೊಲೀಸ್ ಠಾಣೆ(PSI)–9480805051

ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ

ಬೃಂದಾವನ ಬಡಾವಣೆ, ಕೆ.ಆರ್.ಎಸ್.ರಸ್ತೆ ಮೈಸೂರು–570020

ದೂರವಾಣಿ : 0821–251558/2515589 ಇ–ಮೇಲ್: dmshtpkmysuru@gmail.com

ಸಂ: ಹೈಪಆ/31/ಸರಬ/2025–26 ದಿನಾಂಕ: 20.12.2025

2ನೇ ಬಾರಿ ಇ–ಟೆಂಡರ್ ಪ್ರಕಟಣೆ (ಕೆಪಿಪಿ–ಪ್ರೊಕ್ಯೂರ್‌ಮೆಂಟ್ ಮುಖಾಂತರ)

ವಿಷಯ:– ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ, ಮೈಸೂರು, ಇಲ್ಲಿನ ಒಳ ಮತ್ತು ಹೊರ ರೋಗಿಗಳ ಉಪಯೋಗಕ್ಕಾಗಿ ಆಯುರ್ವೇದ ಔಷಧಿಗಳನ್ನು ಖರೀದಿಸುವ ಬಗ್ಗೆ ಇ–ಟೆಂಡರ್ ಪ್ರಕಟಣೆ.

ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ ಮೈಸೂರು, ಇಲ್ಲಿನ ಒಳ ಮತ್ತು ಹೊರ ರೋಗಿಗಳ ಉಪಯೋಗಕ್ಕಾಗಿ ಆಯುರ್ವೇದ ಔಷಧಿಗಳನ್ನು ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ನಿಯಮ 2000 ರನ್ವಯ ಕೆಪಿಪಿ–ಪ್ರೊಕ್ಯೂರ್‌ಮೆಂಟ್ ಮುಖಾಂತರ ನೊಂದಾಯಿತ ಅರ್ಹ ಟೆಂಡರ್‌ದಾರರಿಂದ 2ನೇ ಬಾರಿ ಟೆಂಡರ್ ಕರೆಯಲಾಗಿದೆ. ಟೆಂಡರ್ ವಿವರಗಳನ್ನು ವೆಬ್‌ಸೈಟ್: **https://kppp.karnataka.gov.in** ಇದರಲ್ಲಿ ನೋಡುವುದು. ಔಷಧಿಗಳನ್ನು ಖರೀದಿಸುವ ಅಂದಾಜು **ಮೊತ್ತ ರೂ.20.00** ಲಕ್ಷಗಳಾಗಿರುತ್ತದೆ, ಇ.ಎಂ.ಡಿ. **ರೂ.50000/–**ಗಳನ್ನು ನಿಗದಿಪಡಿಸಿದೆ. ಇ–ಟೆಂಡರ್ ಅಪ್‌ಲೋಡ್ ಮಾಡಲು **ದಿನಾಂಕ: 03.01.2026ರಂದು ಸಂಜೆ 5:00 ಮತ್ತು ಇ–ಟೆಂಡರ್ ತೆರೆಯುವ ದಿನಾಂಕ: 06.01.2026** ರಂದು **ಪೂರ್ವಾಹ್ನ 11.00 ಗಂಟೆ** ಆಗಿರುತ್ತದೆ.

ಹೆಚ್ಚಿನ ವಿವರಗಳನ್ನು ಕಛೇರಿ ವೇಳೆಯಲ್ಲಿ ಉಪವೈದ್ಯಕೀಯ ಅಧೀಕ್ಷಕರು, ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ ಮೈಸೂರು, ಇವರನ್ನು ಸಂಪರ್ಕಿಸಬಹುದಾಗಿದೆ. ಟೆಂಡರ್ ದಾಖಲಾತಿಗಳಲ್ಲಿ ಯಾವುದೇ ಬದಲಾವಣೆ ಅದಲ್ಲಿ ಮಾಹಿತಿಯನ್ನು ಕೆಪಿಪಿ–ಪ್ರೊಕ್ಯೂರ್‌ಮೆಂಟ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಹಾಗೂ ಸದರಿ ಮಾಹಿತಿಯನ್ನು ದಿನಪತ್ರಿಕೆಯಲ್ಲಿ ಪ್ರಕಟಣೆ ಮಾಡಲಾಗುವುದಿಲ್ಲ.


ಸಹಿ/– ಉಪವೈದ್ಯಕೀಯ ಅಧೀಕ್ಷಕರು.

DIPR/MYS/1415/SA/2025-26 ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ, ಮೈಸೂರು

ಕಾಫಿ ಬೆಳೆಗಾರರಿಗೆ ಮಾರಕವಾಗಿರುವ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಯತ್ನ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ

ಚಿಕ್ಕಮಗಳೂರು, ಡಿ.22– ಕಾಫಿ ಬೆಳೆಗಾರರಿಗೆ ಅನಾನುಕೂಲವಾಗಿರುವ ಕೇಂದ್ರದ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಧಾನಿ ಹಾಗೂ ಹಣಕಾಸು ಸಚಿವರ ಗಮನ ಸೆಳೆದು ಕಾಫಿ ಬೆಳೆಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.



ಕಾಫಿ ಮಂಡಳಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ವತಿಯಿಂದ ಸೋಮವಾರ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ(ಸಿ.ಸಿ.ಆರ್.ಐ.)ಯಲ್ಲಿ ನಡೆದ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಫಿ ಬೆಳೆಗಾರರನ್ನು ಈ ಕಾಯ್ದೆಯಿಂದ ರಕ್ಷಣೆ ಮಾಡುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಸಾಲ ಬಾಕಿ ಉಳಿಸಿಕೊಂಡ ರೈತರ ತೋಟಗಳು ಹರಾಜು ಹಾಕುವ ಕರಾಳ ಕಾಯ್ದೆ ಇದಾಗಿದೆ ಎಂಬ ಅಭಿಪ್ರಾಯ ಬೆಳೆಗಾರರಲ್ಲಿದೆ. ಕಾಫಿ ಬೆಳೆಗಾರರಿಗೆ ಉರುಳಾಗಿರುವ ಈ ಕಾಯ್ದೆ ಬದಲಾವಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದರ ಜೊತೆ ಬೆಳೆಗಾರರಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಕೋರಲಾಗಿದೆ. ಕಾಫಿ ಮಂಡಳಿ ಅಧ್ಯಕ್ಷರ ಜೊತೆ ಬೆಳೆಗಾರ ಪ್ರಮುಖರು ಆಗಮಿಸಿದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿ ಬೆಳೆಗಾರರ ಹಿತ ಕಾಯಲಾಗುವುದು ಎಂದು ಭರವಸೆ ನೀಡಿದರು.

ಅರಣ್ಯ ಇಲಾಖೆಯ ಕೆಲ ಕಾಯ್ದೆ, ನಿಯಮಗಳಿಂದ ಕಾಫಿ ಬೆಳೆ ವಿಸ್ತರಣೆ ಕಡಿಮೆಯಾಗುತ್ತಿದೆ. ಇದಕ್ಕೆ ನ್ಯಾಯಾಲಯದ ಕೆಲ ತೀರ್ಪುಗಳು ಸಹ ಕಾರಣವಾಗಿವೆ. ಅರಣ್ಯ ಇಲಾಖೆಯೊಂದಿಗಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಾಧ್ಯವಾದ ಕ್ರಮ ಜರುಗಿಸಲಾಗುವುದು ಎಂದರು.

ವನ್ಯ ಜೀವಿಗಳು ಮತ್ತು ಮಾನವ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಕಾಫಿ ಬೆಳೆಗಾರರು ತೋಟಗಳಿಗೆ ಹೋಗಲು ಭಯಪಡುವ ಸ್ಥಿತಿ ಕೆಲವು ಕಡೆ ಇದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ತಪ್ಪಿಸಲು ರೈಲು ಹಳಿ ತಡೆಗೋಡೆ ನಿರ್ಮಿಸಲು ಚಾಲನೆ ನೀಡಿದ್ದೆ. ಈ ಯೋಜನೆ ನಿಂತು ಹೋಗಿದ್ದು, ಇದರ ಮರು ಚಾಲನೆ ನೀಡಿ ರೈತರ ಸುರಕ್ಷತೆಗೆ ಗಮನ ಹರಿಸಲಾಗುವುದು ಎಂದರು.

ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಮಾತನಾಡಿ, ಕರ್ನಾಟಕದ ಕಾಫಿ ಬೆಳೆಗಾರರ ಧ್ವನಿಯಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ತೆಂಗಿನ ಮರದ ಜೊತೆ ಕಾಫಿ ಕೂಡ ಕಲ್ಪವೃಕ್ಷ ಆಗಲಿದೆ. ಕಾಫಿಯಿಂದ ಜೈವಿಕ ಇಂಧನ, ಬಟ್ಟೆ ಮತ್ತಿತರರ ಉಪ ಉತ್ಪನ್ನ ತಯಾರು ಮಾಡುವ ಸಂಶೋಧನೆ ಮಾಡಲಾಗುತ್ತಿದೆ. ಸಣ್ಣ ಕಾಫಿ ಬೆಳೆಗಾರರ ಅನುಕೂಲಕ್ಕಾಗಿ ಶತಮಾನೋತ್ಸವ ಕಾರ್ಯಕ್ರಮ ಮಾಡಲಾಗುತ್ತಿದೆ. ಕಾಫಿ ಮಂಡಳಿ ಈಗ ಬೆಳೆಗಾರರ ಪರವಾಗಿ ಬದಲಾಗುತ್ತಿದೆ ಎಂದರು.

ನಾಗಲ್ಯಾಂಡ್ ಕಾಫಿಯನ್ನು 10 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಬೆಳೆಗಾರರು ಮಾರುಕಟ್ಟೆ ಸಾಧ್ಯತೆಗಳನ್ನು ಕಂಡುಕೊಳ್ಳಬೇಕು. ಈಗ ಬೆಳೆ ಕಡಿಮೆಯಾಗುತ್ತಿದ್ದು, ಇದರ ಅವಕಾಶ ಬೆಳೆಗಾರರು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಫಿ ಮಂಡಳಿ ಕಾರ್ಯದರ್ಶಿ ಕೂರ್ಮಾರಾವ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಬೇಲೂರು ಶಾಸಕ ಸುರೇಶ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಸಕಲೇಶಪುರದ ಮಾಜಿ ಶಾಸಕ ವಿಶ್ವನಾಥ್, ಸುಧಾಕರಶೆಟ್ಟಿ, ಕಾಫಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಸೆಂಥಿಲ್‌ಕುಮಾರ್ ಮುಂತಾದವರಿದ್ದರು.

ಗೌರವಾನ್ವಿತ 4ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ, ಮೈಸೂರು

ಅಸಲು ದಾವಾ ಸಂಖ್ಯೆ: 358/2017

ವಾದಿ: ಸತೀಶ

ವಿರುದ್ಧ

ಎದುರುದಾರರು: ಜಯಣ್ಣ ಮತ್ತು ಇತರರು

5ನೇ ಪ್ರತಿವಾದಿ ಶ್ರೀಮತಿ ಟಿ. ಸಾವಿತ್ರಮ್ಮ ಕೋಂ ತಿಮ್ಮಯ್ಯ, ಸುಮಾರು 75 ವರ್ಷ. ವಾಸ: ಮನೆ ನಂ. 1364, ಕಬೀರ್ ರಸ್ತೆ, ಮಂಡಿ ಮೊಹಲ್ಲಾ, ಮೈಸೂರು,

ಪತ್ರಿಕಾ ಪ್ರಕಟಣೆ

ಈ ಮೇಲಿನ ವಾದಿಗಳು ಸಕ್ರಮ ನ್ಯಾಯಾಲಯದಲ್ಲಿ ಪ್ರತಿವಾದಿಗಳ ವಿರುದ್ಧ ಅಸಲು ದಾವೆಯನ್ನು ಹೂಡಿದ್ದು, ಮೇಲೆ ಕಾಣಿಸಿದ ಪ್ರತಿವಾದಿ ಸಂಖ್ಯೆ: 5 ಶ್ರೀಮತಿ ಸಾವಿತ್ರಮ್ಮ ಎಂಬುವವರಿಗೆ ಈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸುವುದೇನೆಂದರೆ,

ನಿಮ್ಮನ್ನು ವಾದಿಯು ಈ ದಾವೆಯಲ್ಲಿ 05 ನೇ ಪ್ರತಿವಾದಿಗಳನ್ನಾಗಿ ಮಾಡಿದ್ದು, ನಿಮಗೆ ಈ ಪತ್ರಿಕಾ ಪ್ರಕಟಣೆ ಮೂಲಕ ನ್ಯಾಯಾಲಯಕ್ಕೆ ಹಾಜರಾಗಲು ತಿಳಿಯಪಡಿಸುತ್ತಿದ್ದು, ಸದರಿ ಪತ್ರಿಕೆಯನ್ನು 'ಮೈಸೂರು ಮಿತ್ರ' ದಿನ ಪತ್ರಿಕೆಯಲ್ಲಿ ಪ್ರಕಟಿಸಿದ್ದು, ದಿನಾಂಕ: 04–01–2026 ರಂದು 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು (ಸಿ.ಜೆ.ಎಂ) ನ್ಯಾಯಾಲಯ, ಮೈಸೂರು ಇಲ್ಲಿ ಬೆಳಿಗ್ಗೆ 11–00 ಗಂಟೆಗೆ ತಾವಾಗಲಿ ಅಥವಾ ತಮ್ಮ ವಕೀಲರ ಮೂಲಕವಾಗಲೀ ಖುದ್ದು ಹಾಜರಾಗಿ ತಕರಾರು ಸಲ್ಲಿಸತಕ್ಕದ್ದು, ಒಂದು ವೇಳೆ, ತಪ್ಪಿದ್ದಲ್ಲಿ ನ್ಯಾಯಾಲಯವು ನಿಮ್ಮ ವಿರುದ್ಧ ಗೈರು ಹಾಜರಾತಿ ಎಂದು ಪರಿಗಣಿಸಿ ಪ್ರಕರಣವನ್ನು ತೀರ್ಮಾನಿಸಲಾಗುವುದು.

ನ್ಯಾಯಾಲಯದ ಆದೇಶದ ಮೇರೆಗೆ,
ಸಹಿ/– 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಮೈಸೂರು (ಹಿ.ಶ್ರೇ)
ಮತ್ತು ಸಿ.ಜೆ.ಎಂ., ಮೈಸೂರು

ವಾದಿಯ ಪರ ವಕೀಲರು
ಸಹಿ/– ರಘು ಟಿ.ಜೆ., ಬಿ.ಎ., ಎಲ್‌ಎಲ್‌ಬಿ,
ಕೆಎಆರ್ 1905/2006.
Mob: 9945236899

PUBLIC NOTICE

My Client is intending to purchase, the below mentioned Schedule Property from (i) Sri. Mahadeva, son of Late Ramaiah @ Ramegowda, residing at Sajjehundi, Mysore - 571 311, (ii) Sri. Siddaraju, son of Late Ramaiah @ Ramegowda, residing at No.100, Sajjehundi, Devalapura Post, Varuna Hobli, Mysore -571 311, (iii) Sri. Siddaramu R @ Siddaramu, son of Late Ramaiah @ Ramegowda, residing at Sajjehundi, Mysore - 571 311 and (iv) Sri. Siddaiah R @ Siddaiah, son of Late Ramaiah @Ramegowda, residing at Sajjehundi, Devalapura Post, Varuna Hobli, Mysore-571 311 (collectively called as "Owners"). The Owners have represented that they are the absolute owners and are in possession of the Schedule Property having absolute, clear, marketable right, title and interest therein and that there are no other person/s having any right, claim over the Schedule Property apart from them. The Owners have further represented that they have not mortgaged, created a lien, encumbered the Schedule Property or part thereof in any manner and that the Owners have not entered into any agreement for Sale/MoU/Development Agreement with any person/s regard to the Schedule Property. Any person/s having any objection or claims shall with documentary evidence lodge their objections/claims within 15(Fifteen) days from the date of this notice to my office at situated at No.1063/71A, F-3A, 2nd Main, 8th Cross, Vidyaranyapuram, Mysore-570 008, failing which my client shall proceed with the above mentioned transaction, without any reference and regard to such purported claim, interest, which shall be deemed to be waived off for all claims and purposes.

SCHEDULE PROPERTY

All that piece and parcel of Dry Agricultural Land bearing the following Survey Numbers, Extents and Boundaries as hereunder mentioned, situated at Madapura Village, Varuna Hobli, Mysore Taluk and bounded on the:

Sy. No.	Extent		Bounded on			
	Acre	Gunta	East	West	North	South
1/2	1	28	Sy. No. 1/3	Sy. No. 1/1 and Sy. No. 1/8	Sy. No.5	Janthagalli Village Boundary
1/4	-	37	Sy. No. 1/5	Sy. No. 1/3	Sy. No. 2	Janthagalli Village Boundary

Place: Mysore
Date: 21.12.2025

Smt. Sri. LAXMI Y S
Advocate

ನಕ್ಕರೆ ಅದೇ ಸ್ವರ್ಗ

ಹುಡುಗಿ : ಯಾಕೋ ನನ್ನ ಹಿಂದೆ ಬಿದ್ದಿದ್ದೀಯಾ? ನಿಮ್ಮ ತಂದೆ ತಾಯಿ ನಿನಗೆ ಒಳ್ಳೆ ಬುದ್ಧಿ ಕಲಿಸಿಲ್ವಾ?

ಹುಡುಗ : ಅವರೇ ಹೇಳಿದ್ದಾರೆ... ಒಳ್ಳೆಯವರನ್ನು ಫಾಲೋ ಮಾಡು ಅಂತ..!

ಮೈಸೂರು ಮಿತ್ರ

ಮಂಗಳವಾರ, 23 ಡಿಸೆಂಬರ್ 2025

ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತ ವಾಹಿನಿ..........

ಎಷ್ಟೇ ಉನ್ನತ ಸ್ಥಾನವನ್ನು ಸಾಧಿಸಿದರೂ ಪರವಾಗಿಲ್ಲ. ನೀವು ಮಾತನಾಡುವ ರೀತಿ ಮತ್ತು ಮಾನವೀಯತೆಯನ್ನು ಕಲಿಯದಿದ್ದರೆ ನೀವು ಅನಕ್ಷರಸ್ಥ ವ್ಯಕ್ತಿಗೆ ಸಮಾನ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಮನೆಯೆಂಬ ಮರ ಮುರಿಯಬಾರದು,
ಮನಸ್ಸೆಂಬ ಮಾರ್ಗ ಕತ್ತರಿಸಬಾರದು.

ನಿಮ್ಮ ಪತ್ರಗಳು

ಕನಕದಾಸನಗರದಲ್ಲಿ ಹೆಚ್ಚುವರಿ ಸಿಗ್ನಲ್ ದೀಪ ಅಳವಡಿಸಿ, ರಸ್ತೆ ಹಂಪ್ ನಿರ್ಮಿಸಿ

ಮಾನ್ಯರೆ,

ಮೈಸೂರು ನಗರದ ರಿಂಗ್ ರಸ್ತೆಯ ಬಡಾವಣೆಗಳ ಕೆಲ ವೃತ್ತಗಳಲ್ಲಿ (ನೇತಾಜಿ ವೃತ್ತ, ಮಹಾಮನೆ ವೃತ್ತ) ಸಿಗ್ನಲ್ ದೀಪಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ಇದು ಸ್ವಾಗತಾರ್ಹ. ಆದರೆ ವಿಶ್ವ ಮಾನವ ಜೋಡಿ ರಸ್ತೆ ಹಾಗೂ ರಿಂಗ್ ರಸ್ತೆ ಕೂಡುವ ಕನಕದಾಸನಗರದ ಕೆಇಬಿ ಜಂಕ್ಷನ್‌ನಲ್ಲಿ ಹಾಲಿ ಈಗಾಗಲೇ ಸಿಗ್ನಲ್ ದೀಪಗಳನ್ನು ಅಳವಡಿಸಿದ್ದು, ಕಾರ್ಯ ನಿರ್ವಹಿಸುತ್ತಿದೆ. ಆದರೆ ಈ ಪ್ರಮುಖ ವೃತ್ತದ ದಕ್ಷಿಣದ ರಸ್ತೆಯು ಕನಕದಾಸನಗರ ಜೆ–ಬ್ಲಾಕ್, ಕೌಟಿಲ್ಯಾ ಶಾಲೆ, ನೈಪುಣ್ಯ ಶಾಲೆ, ಸುಪ್ರೀಂ ಪಬ್ಲಿಕ್ ಶಾಲೆ ಹಾಗೂ ಮಾಂಗಲ್ಯ ಸಂಗಮ ಛತ್ರಗಳಿಗೂ ಸಂಪರ್ಕ ರಸ್ತೆಯಾಗಿದ್ದು ಶಾಲಾ ವಾಹನಗಳು ಓಡಾಡುತ್ತವೆ. ಆದರೆ ಕನಕದಾಸನಗರದ ಈ (ದಕ್ಷಿಣ) ರಸ್ತೆಯ ಮೂಲಕ ಬರುವ ವಾಹನಗಳು ಇಲ್ಲಿ ಸಿಗ್ನಲ್‌ಗಾಗಿ ಕಾಯುತ್ತವೆ. ಆದರೆ ಅವರಿಗೆ ಹೋಗಲು ಯಾವುದೇ ಸೂಚನೆ ದೊರೆಯದೆ ಇರುವುದರಿಂದ (ಉತ್ತರದ ಕೆಇಬಿ ಕಚೇರಿ ಸಿಗ್ನಲ್ ಕಂಬದಲ್ಲಿ ಯಾವುದೇ ಸಿಗ್ನಲ್ ದೀಪ ಅಳವಡಿಸದೇ ಇರುವುದರಿಂದ) ಗೊಂದಲವಾಗಿ ಅಲ್ಲಿಯೇ ನಿಂತುಕೊಳ್ಳುವುದು, ಪೂರ್ವದಿಂದ ಬರುವ ವಾಹನಗಳಿಗೆ ಸಿಗ್ನಲ್ ಮುಗಿದ ತಕ್ಷಣ ಪಶ್ಚಿಮ ದಿಕ್ಕಿನ ವಾಹನಗಳಿಗೆ ಸಿಗ್ನಲ್ ಬರುತ್ತದೆ. ಈ ಸಿಗ್ನಲ್‌ನಲ್ಲೇ ದಕ್ಷಿಣದ ವಾಹನಗಳೂ ಬಲಕ್ಕೆ ಕುವೆಂಪು ನಗರದ ಕಡೆಗೆ ಹೋಗಬೇಕು. ಹಾಗೂ ಹಿನಕಲ್ ರಿಂಗ್ ರಸ್ತೆ ಕಡೆಗೆ ಹೋಗಲು ಆಗುವುದೇ ಇಲ್ಲ. ಏಕೆಂದರೆ ಪೂರ್ವದಿಂದ ಬರುವ ವಾಹನಗಳು ಅಡ್ಡ ಬರುವುದರಿಂದ ವೃತ್ತದ ಮಧ್ಯದಲ್ಲೇ ನಿಲ್ಲುವಂತೆ ಆಗುತ್ತದೆ. ಬೇರೆಯವರಿಗೆ ಸಿಗ್ನಲ್ ದೊರೆತಾಗ ಇವರೂ ಹೋಗುವುದು ಆಗಿ ಕಿರಿಕಿರಿಯಾಗುತ್ತಿದೆ. ಅಪಘಾತವಾಗುವ ಸಂಭವ ನಿಚ್ಚಳವಾಗಿದೆ. ಆದ್ದರಿಂದ ದಕ್ಷಿಣದಿಂದ ಬರುವ ವಾಹನಗಳಿಗೆ ಉತ್ತರ ಭಾಗದಲ್ಲಿ ಸಿಗ್ನಲ್ ಫಲಕವನ್ನು ಅಳವಡಿಸಿ ಆಗುತ್ತಿರುವ ಸಮಸ್ಯೆ ಯನ್ನು ನಿವಾರಿಸಬೇಕು.ಈ ಬಗ್ಗೆ ಕೆಲ ತಿಂಗಳುಗಳ ಹಿಂದೆ 'ಮೈಸೂರು ಮಿತ್ರ' ಓದುಗರ ಪತ್ರದಲ್ಲಿ ನಾನು ಪತ್ರ ಬರೆದು ತಿಳಿಸಿದ್ದರೂ ಸಂಚಾರಿ ಪೊಲೀಸರು ಗಮನ ಹರಿಸಿಲ್ಲ. ಈಗಲಾದರೂ ಕ್ರಮ ವಹಿಸಲಿ. ಹಾಗೂ ಕೆಲವು ಪ್ರಮುಖ ರಸ್ತೆ ಜಂಕ್ಷನ್‌ಗಳಲ್ಲಿ ರಸ್ತೆ ಹಂಪ್‌ಗಳನ್ನು ನಿರ್ಮಿಸಲಿ. ಇವು ನಗರ ಬಡಾವಣೆ ಪ್ರದೇಶಗಳಾದ್ದರಿಂದ ಹಂಪ್‌ಗಳ ಅವಶ್ಯಕತೆ ಇದೆ. ಯಾವುದೇ ಹೆದ್ದಾರಿಯಾದರೂ ಜನರ ಹಿತದೃಷ್ಟಿಯೇ ಮುಖ್ಯ.

–ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಡ್ರೆಸ್ ಕೋಡ್ ಇದ್ದರೆ ಒಳ್ಳೆಯದು

ಮಾನ್ಯರೆ,

ರಾಜ್ಯ ಸರ್ಕಾರಿ ನೌಕರರು ತಾವು ಕೆಲಸ ಮಾಡುವ ಕಚೇರಿಗೆ ಬರುವಾಗ 'ಸಭ್ಯ' ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೆಲವು ಕಚೇರಿಗಳಲ್ಲಿ ಮಹಿಳಾ ನೌಕರರು ತಾವು ಕೆಲಸ ಮಾಡುವ ಕಚೇರಿಗೆ ಮದುವೆ ಮನೆಗೆ ಬಂದಂತೆ ಬರುತ್ತಾರೆ. ಮೈತುಂಬ ಆಭರಣ ಧರಿಸಿ ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುವುದು ಇತರೆ ನೌಕರರಿಗೆ ಮಾಡುವ ಅವಮಾನ, ಕೆಲವು ಹೆಂಗಸರು ಪ್ಯಾಂಟ್–ಶರ್ಟ್ ಧರಿಸಿ ಬರುವುದು. ಅರೆತೋಳಿನ ರವಿಕೆ, ಪೂರ್ಣ ಬೆನ್ನು ಕಾಣುವಂತೆ ಬ್ಲೌಸ್ ಧರಿಸಿಕೊಂಡು ಬರುವುದು ಇನ್ನು ಕೆಲವರಂತೂ ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಬರುವುದಂತು ಸರಿಯಲ್ಲ ಎಂದು ಅನ್ನಿಸುತ್ತದೆ. ಕೆಲವು ಪುರುಷ ನೌಕರರು ಟೀ ಶರ್ಟ್ ಹಾಕಿಕೊಂಡು ಬರುವುದುಂಟು. ರಾಜ್ಯ ಸರ್ಕಾರ ಈಗ ಹೊರಡಿಸಿರುವ ಆದೇಶ ಸಂಪೂರ್ಣ ಅನುಷ್ಠಾನಕ್ಕೆ ತರಲು ಆಯಾಯ ಇಲಾಖೆಯ ಮುಖ್ಯಸ್ಥರು ಗಮನಹರಿಸಬೇಕು, ಪ್ರತಿಯೊಂದು ಸ್ಕೂಲ್ ಮಕ್ಕಳಿಗೆ ಡ್ರೆಸ್ ಕೋಡ್ ಇರುವಂತೆ, ಪ್ರತಿ ಸರ್ಕಾರಿ ಇಲಾಖೆಗೂ, ಒಂದೊಂದು ಬಗೆಯ ಡ್ರೆಸ್ ಕೋಡ್ ಇರುವಂತೆ ರಾಜ್ಯ ಸರ್ಕಾರ ಆದೇಶ ಮಾಡುವುದು ಒಳ್ಳೆಯದು.

–ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

ಸೈಬರ್ ಪೊಲೀಸರಿಂದ ಅಪರಾಧ ತಡೆ ಸುರಕ್ಷಾ ಸಲಹೆಗಳು

ಮಾನ್ಯರೆ,

ಇತ್ತೀಚೆಗೆ ವಾಯುವಿಹಾರಕ್ಕೆ ಕುಕ್ಕರಹಳ್ಳಿ ಕೆರೆ ಕಡೆಗೆ ಹೋದಾಗ ಮೈಸೂರು ನಗರದ ಸೈಬರ್ ಅಪರಾಧ ಪೊಲೀಸರಿಂದ ಸಾರ್ವಜನಿಕರಿಗೆ ಸೈಬರ್ ಅಪರಾಧ ತಡೆ ಸುರಕ್ಷಾ ಸಲಹೆಗಳನ್ನು ಕೊಡುತ್ತಿರುವುದು, ಜನಜಾಗೃತಿ ಮೂಡಿಸುತ್ತಿರುವುದು ಕಂಡು ಬಂದಿತು. ಡಿಜಿಟಲ್ ಅರೆಸ್ಟ್, ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಲು ಕರೆ ನೀಡಿ ಮೋಸ ಮಾಡುವುದರ ಬಗ್ಗೆ, ಆನ್‌ಲೈನ್‌ನಲ್ಲಿ ಸುಳ್ಳು ಕೆಲಸದ ಜಾಹೀರಾತು ನೀಡಿ ಮೋಸ ಮಾಡುವುದು. ಹೀಗೆ ಅನೇಕ ವಿಷಯಗಳ ಬಗ್ಗೆ ಮೋಸ ಹೋಗದೇ ಹೇಗೆ ಇರಬೇಕೆಂದು ಅನೇಕ ಸುರಕ್ಷಾ ಸಲಹೆಗಳನ್ನು ಕರಪತ್ರ ಹಂಚುವುದರ ಮೂಲಕವೂ ಜನಜಾಗೃತಿ ಮೂಡಿಸುವ ಯತ್ನ ಮಾಡಿದರು. ಸೈಬರ್ ಪೊಲೀಸರ ಈ ನಡೆ ಸಕಾಲಿಕ ಮತ್ತು ಅಭಿನಂದನೀಯ.

ಇತ್ತೀಚೆಗೆ ಅತೀ ಬೇಗ ಹಣ ಮಾಡುವ ದುರಾಸೆಯಿಂದಲೋ, ಅಜ್ಞಾನದಿಂದಲೋ, ಭಯದಿಂದಲೋ ವಿದ್ಯಾವಂತರೆನಿಸಿಕೊಂಡವರೂ ಕೂಡ ಮೋಸದ ಜಾಲಕ್ಕೆ ಬಿದ್ದು ತಾವು ಜೀವನವಿಡೀ ಕಷ್ಟಪಟ್ಟು ಗಳಿಸಿದ ಹಣವನ್ನು ಕ್ಷಣಾರ್ಧದಲ್ಲಿ ಕಳೆದುಕೊಳ್ಳುತ್ತಿದ್ದಾರೆ. ಒಂದು ಸಿನಿಮಾದಲ್ಲಿ ಅನಂತನಾಗ್ ಹೇಳುವಂತೆ ಟೋಪಿ ಹಾಕಿಸಿಕೊಳ್ಳುವವರು ಇರುವವರೆಗೂ ಟೋಪಿ ಹಾಕುವವರು ಇದ್ದೇ ಇರುತ್ತಾರೆ. ಸಾರ್ವಜನಿಕರು ಆದಷ್ಟು ಪೊಲೀಸರು ತಿಳಿಸಿದ ಸುರಕ್ಷಾ ಕ್ರಮಗಳನ್ನು ಅನುಸರಿಸಿ, ಕಷ್ಟಪಟ್ಟು ದುಡಿದ ಹಣವನ್ನು ಸೈಬರ್ ವಂಚಕರ ಜಾಲದಿಂದ ಉಳಿಸಿಕೊಳ್ಳಬೇಕು. ಹಾಗೆಯೇ ವಂಚಕರನ್ನು ಹಿಡಿಯುವ ಕೆಲಸ ಚುರುಕಾಗಬೇಕಾಗಿದೆ ಮತ್ತು ಅವರಿಗೆ ಕಠಿಣ ಶಿಕ್ಷೆ ಕೂಡ ಆಗಬೇಕಾಗಿದೆ. ಪೊಲೀಸರಿಂದ ಮತ್ತು ದಿನ ಪತ್ರಿಕೆಗಳಿಂದ, ಮಾಧ್ಯಮಗಳಿಂದ ಇಂಥಹ ಜನಜಾಗೃತಿ ಹೆಚ್ಚೆಚ್ಚು ನಡೆಯಲಿ.

–ರಾಘವೇಂದ್ರ ಜೋಯಿಸ್, ಮೈಸೂರು

ಇದು ಅಪಾಯಕಾರಿಯಲ್ಲವೆ?

ಮಾನ್ಯರೆ,

ಇತ್ತೀಚೆಗೆ ಮೈಸೂರಿನ ಪ್ರಮುಖ ಟ್ರಾಫಿಕ್ ವೃತ್ತಗಳಲ್ಲಿ ಅಂಗವಿಕಲ ಭಿಕ್ಷುಕರ ಉಪಟಳ ಹೆಚ್ಚಾಗಿದೆ. ಒಂಟಿಕೊಪ್ಪಲು ವೆಂಕಟೇಶ್ವರ ದೇವಸ್ಥಾನ, ಸಿದ್ದಪ್ಪ ಚೌಕ ಇತರ ಕಡೆ ಅಂಗವಿಕಲ ಭಿಕ್ಷುಕರು ಹಣಕ್ಕಾಗಿ ವಾಹನ ಚಾಲಕರನ್ನು ಪೀಡಿಸುತ್ತಾರೆ. ಆದರೆ ಕೆಲವೊಮ್ಮೆ ವೇಗವಾಗಿ ಸಂಚರಿಸುವ ವಾಹನಗಳಿಂದ ಏನಾದರೂ ಅನಾಹುತ ಸಂಭವಿಸಬಹುದು. ಟ್ರಾಫಿಕ್ ಪೊಲೀಸರು ಇದನ್ನು ನಿಯಂತ್ರಿಸಲು ಮನವಿ.

–ಜಿ.ಪಿ. ರಾಜೇಶ್ ಮತ್ತು ಸ್ನೇಹಿತರು, ವಿ.ವಿ.ಪುರಂ, ಮೈಸೂರು.



ಡಾ. ಗುಬ್ಬಿಗೂಡು ರಮೇಶ್
ಮೊ. 97429 34512

ದೀಪ ಸಾಲು

ಹೃದಯವಂತಿಕೆಯ ಹೊಸ ಮಾದರಿಗಳು ಸೃಷ್ಟಿಸಲಿ...

ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಾವಕಾಶಗಳು, ಚಲನಶೀಲ ಸಮಾಜದ ಅತೀ ಅವಶ್ಯಕವಾದ ಆಸರೆಗಳು. ರಾಷ್ಟ್ರೀಯ ಶಿಕ್ಷಣ ನೀತಿ ಸದ್ದು ಮಾಡುತ್ತಿರುವ ಈ ದಿನಗಳಲ್ಲಿ ಭಾರತದ ಬಹುಸಂಖ್ಯಾತ ಜನರಿಗೆ ವೈಯಕ್ತಿಕವಾಗಿ ತಲುಪಲೇಬೇಕಾದ ವ್ಯವಸ್ಥೆಗಳೆಂದರೆ ಆರೋಗ್ಯ, ಶಿಕ್ಷಣ, ಉದ್ಯೋಗಾವಕಾಶ, ಈ ಮೂರೂ ವಿಚಾರಗಳಿಗೂ ಪರಸ್ಪರ ಒಂದಕ್ಕೊಂದು ಸಾಮ್ಯತೆಗಳಿವೆ. ಅಂದರೆ ಸರಿಯಾದ ಶಿಕ್ಷಣವಿದ್ದರೆ, ಉದ್ಯೋಗಾವಕಾಶ, ಉದ್ಯೋಗವಿದ್ದರೆ, ಎಂಥಾ ವಿಷಮ ಸ್ಥಿತಿಯಲ್ಲೂ ಆರೋಗ್ಯ ಏರುಪೇರಾದರೆ, ಶುಶ್ರೂಷೆ ಮತ್ತು ವೈದ್ಯಕೀಯ ಸೇವೆ ಎರಡನ್ನೂ ಪಡೆಯುವ ಶಕ್ತಿ ಸಂಚಯನವಾಗುತ್ತದೆ. ಆದರೆ, ಇಂದು ಶಿಕ್ಷಣ ಎಂದರೆ ಸಂಸ್ಕಾರ ಕೊಡುವ, ನೈತಿಕತೆ, ಕಲಿಸುವ, ಸಂಪನ್ನತೆ ತುಂಬಿ ನಾಗರೀಕನನ್ನಾಗಿ ರೂಪಿಸುವ ನೈತಿಕ ಶಿಕ್ಷಣ ನಮ್ಮ ಮಕ್ಕಳಿಗೆ ಸಿಗಬೇಕೋ ಅಥವಾ ಉದ್ಯೋಗ ಕೊಡಿಸುವ, ತಲೆತುಂಬ ಮಾಹಿತಿ ತುಂಬಿ ನಾಗರೀಕತೆಯ ಬಳಕೆಗೆ ಒಗ್ಗಿ ಕೊಳ್ಳುವ, ದುಡ್ಡು ಸಂಪಾದಿಸುವ ಕಲೆ ಕಲಿಸಿ, ಸ್ಥಾನಮಾನ ಸೃಷ್ಟಿಸುವ ಶಿಕ್ಷಣ ಬೇಕೋ? ಎಂಬುದೇ ಒಂದು ಪ್ರಶ್ನೆಯಾಗಿದೆ.

ನೋಡಿ ಶಿಕ್ಷಣ ತಜ್ಞರು, ಚಿಂತಕರು, ಪೋಷಕರು ಬಯಸುವ ಶಿಕ್ಷಣ ವ್ಯವಸ್ಥೆ ಎಂದರೆ ಈ ಎರಡನ್ನೂ ಸಮ್ಮಿಳಿತಗೊಳಿಸಿದ ಸಮಗ್ರ ಶಿಕ್ಷಣ ನೀತಿ. ಇದರಲ್ಲಿ ಈ ಬಗೆಯ ಎಲ್ಲಾ ವಿನ್ಯಾಸಗಳಿವೆ ಮತ್ತು ಅವಕಾಶಗಳಿವೆ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಚರ್ಚಿಸಬೇಕಾಗಿದೆ ಅಷ್ಟೆ.

ಗುರುಕುಲದಿಂದ ಆನ್‌ಲೈನ್ ತರಗತಿವರೆಗೆ ಭಾರತೀಯ ಶಿಕ್ಷಣ ವ್ಯವಸ್ಥೆ ಅನೂಚಾನವಾಗಿ ನಡೆಯುತ್ತಲೇ ಇದೆ. ಬದಲಾವಣೆ ಜಗದ ನಿಯಮ. ಹಾಗಾಗಿ ಅರವತ್ನಾಲ್ಕು ವಿದ್ಯೆಗಳನ್ನು ಗುರುಕುಲದಲ್ಲಿ ಋಷಿಸಂಸ್ಕೃತಿಯಿಂದ ಆರಂಭವಾದ ನಮ್ಮ ಶಿಕ್ಷಣ ಪರಂಪರೆ, ಇಂದು ಆನ್‌ಲೈನ್ ಮತ್ತು ಸ್ಮಾರ್ಟ್‌ಕ್ಲಾಸ್‌ವರೆಗೂ ಬಂದು ನಿಂತಿದೆ. ಉದಾಹರಣೆಗೆ ನಾವು ಓದುವ ಕಾಲದಲ್ಲಿ 'ಮಣ್ಣಿಗೆ ಸಂಬಂಧಪಟ್ಟ ಪಾಠ ಮಾಡುವುದಿದ್ದರೆ, ನಮ್ಮ ಅಧ್ಯಾಪಕರು ಪಠ್ಯಪುಸ್ತಕದಲ್ಲಿ ಸಂಗ್ರಹಿಸಿಕೊಟ್ಟಿರುವ ಮಾಹಿತಿಯನ್ನು ಹೇಳಿ ನೋಟ್ಸ್ ಬರೆದು ಕೈತೊಳೆದುಕೊಳ್ಳುತ್ತಿದ್ದರು. ಆದರೆ ಸ್ಮಾರ್ಟ್‌ಕ್ಲಾಸು, ಇಂಟರ್‌ನೆಟ್ಟು, ಗ್ಲೋಬಲ್ ಇನ್‌ಫರ್ಮೇಷನ್‌ಗಳ (Global Information) ಈ ಕಾಲದಲ್ಲಿ ಅಧ್ಯಾಪಕ ತರಗತಿಗೆ ಹೋಗುತ್ತಿದ್ದಂತೆ ಪೂರ್ವಸಿದ್ಧತೆಯಾಗಿ ಸ್ಮಾರ್ಟ್‌ಕ್ಲಾಸಿನ ಸ್ಕ್ರೀನಿನ ಮೇಲೆ ಎಜುಸ್ಯಾಟ್‌ನಿಂದ ಮಣ್ಣಿಗೆ ಸಂಬಂಧಿಸಿದ ನೂರಾರು ವಿವರಗಳು ಮತ್ತು ಅದರ ನಿರ್ವಹಣೆಗಳು, ವೈಜ್ಞಾನಿಕ ತಳಹದಿಯ ಮೇಲೆ ನಿರೂಪಿತವಾಗುತ್ತಿರುತ್ತವೆ. ಜಲಮಾರ್ಗಗಳ ಪಾಠ ಮಾಡುವ ಅಧ್ಯಾಪಕ ನದಿಗಳು, ಅಣೆಕಟ್ಟೆಗಳು, ಜಲಾನಯನ ಪ್ರದೇಶಗಳು, ನೌಕಾಸಂಚಾರ, ಪ್ರವಾಹ, ಒಹಾಯೋ, ಮಿಸ್ಸಿಸಿಪ್ಪಿ ನದಿ ಜಲಾನಯನಗಳು, ಇಂಗ್ಲೆಂಡ್‌ನ ಕಾಲುವೆಗಳ ಜಾಲ, ಕೆನಡಾದ ಲೇಕ್ ಸುಪೀರಿಯರ್‌ಗಳು, ಭಾರತದಲ್ಲಿ ಭೋರ್ಗರೆವ ಸಮುದ್ರಗಳು –ಹೀಗೆ ನೂರಾರು ಮಾಹಿತಿಗಳನ್ನು ಪವರ್‌ಪಾಯಿಂಟ್ ಪ್ರಸೆಂಟೇಷನ್ನಿನ ಮೂಲಕ ಜಗತ್ತಿನ ಜಲಸಂಚಾರವನ್ನೇ ವಿಶ್ಯುಯಲ್ ಎಫೆಕ್ಟ್‌ನ ಜೊತೆ ತೋರಿಸಿ ಪಾಠ ಮಾಡುವ ಸ್ಮಾರ್ಟ್ ಕ್ಲಾಸ್‌ಗಳು ಜಗತ್ತಿನ ಶಿಕ್ಷಣ ಪದ್ಧತಿಯಾಗಿ ಅಸ್ತಿತ್ವಕ್ಕೆ ಬಂದಿದೆ. ಭಾರತ ಕೂಡ ಅದರಲ್ಲಿ ಹಿಂದೆ ಬಿದ್ದಿಲ್ಲ. ನಮ್ಮ ಶಿಕ್ಷಣ ವ್ಯವಸ್ಥೆ ಕೂಡ ಇದೀಗ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ಅಪ್‌ಡೇಟ್ ಆಗುವ ಹಂತದಲ್ಲಿದೆ. ತಾಂತ್ರಿಕತೆ ಬೆಳೆದಂತೆಲ್ಲಾ ನಮ್ಮ ಸಾಮಾಜಿಕ ಜೀವನಶೈಲಿಗಳೂ ಬದಲಾಗುತ್ತಿರುತ್ತವೆ. ಪಾನಿಪುರಿ ತಿಂದು ಕೊಡಬೇಕಾದ 25 ರೂಪಾಯಿಗೆ ಗೂಗಲ್‌ಪೇ, ಫೋನ್‌ಪೇ ಮಾಡುವ ಆನ್‌ಲೈನ್ ವ್ಯವಹಾರ ಗ್ರಾಹಕನ ಮೊಬೈಲ್ ಆಪ್‌ನಲ್ಲಿ ಸೆರೆಯಾಗಿದೆ. ಅಂದ ಮೇಲೆ ಇನ್ನು ಶಿಕ್ಷಣವೆಂಬುದು ಅಪ್‌ಡೇಟ್ ಆಗುವುದಿಲ್ಲವೇ? ಶಿಕ್ಷಣವೂ ಈಗ ಕೌಶಲಾಧಾರಿತವಾಗಬೇಕಾಗಿದೆ. ಇಲ್ಲಿವರೆಗೂ ಒಬ್ಬ ಪದವೀಧರ ಒಂದು ವಿಶ್ವವಿದ್ಯಾನಿಲಯದಿಂದ ಪದವಿ ಪಡೆದು ಉದ್ಯೋಗ ಅರಸಿ ಹೊರಟನೆಂದರೆ ಅವನ ಕೈಯ್ಯಲ್ಲಿ ಕೇವಲ ಅವನು ಓದಿ ಉರುಹಚ್ಚಿ ಪರೀಕ್ಷೆ ಬರೆದು ಪಡೆದ ವಿವಿಧ ಗ್ರೇಡಿನ ಅಂಕಪಟ್ಟಿ ಮಾತ್ರ ಇರುತ್ತಿತ್ತು. ಹೊಸ ಶಿಕ್ಷಣ ನೀತಿಯಲ್ಲಿ ಕೌಶಲಾಧಾರಿತ, ಗುಣಮಟ್ಟದ ಶಿಕ್ಷಣ ಚರ್ಚೆಯಾಗುತ್ತಿರುವುದರಿಂದ ಮುಂದಿನ ತಲೆಮಾರಿನ ಪದವೀಧರರ ಕೈಯ್ಯಲ್ಲಿ ಅಂಕ ಪಟ್ಟಿಯ ಜೊತೆಗೆ ಕೌಶಲಾಧಾರಿತ ಕೆಲಸದ ಕೈಚಳಕ ಇರುತ್ತದೆ. ನಮ್ಮ ಕಾಲದ ಹಾಗೆ ಕೆಲಸ ಕೊಡಲು ಅನುಭವ ಕೇಳುವ ಷರತ್ತುಗಳಿರುವುದಿಲ್ಲ! ಕೌಶಲ ಮತ್ತು ಬುದ್ಧಿವಂತಿಕೆ ಎರಡೂ ಮೇಳವಿಸಿದ, ಮಾದರಿ ವಿದ್ಯಾರ್ಥಿ ಸಮೂಹ ಸೃಷ್ಟಿಯಾಗುತ್ತದೆ. ಆದರೆ ಇಂಥ ಆಧುನಿಕ ಯಂತ್ರ ಮಾನವನನ್ನು ತಯಾರು ಮಾಡುವಾಗ ಆ ವಿದ್ಯಾರ್ಥಿಯ ಮಿದುಳಲ್ಲಿ ಅಧ್ಯಾಪಕ ಮಹಾಶಯ ನೈತಿಕ ಶಿಕ್ಷಣದ ಹೂರಣ ವಿಟ್ಟಾಗ ಮಾತ್ರ ನಮ್ಮ ವಿದ್ಯಾರ್ಥಿ ಸಮುದಾಯ ಸಮೃದ್ಧ, ಸಮಗ್ರ,



> “ ವಿದ್ಯಾರ್ಥಿಯ ಮಿದುಳಲ್ಲಿ ಅಧ್ಯಾಪಕ ಮಹಾಶಯ ನೈತಿಕ ಶಿಕ್ಷಣದ ಹೂರಣವಿಟ್ಟಾಗ ಮಾತ್ರ ನಮ್ಮ ವಿದ್ಯಾರ್ಥಿ ಸಮುದಾಯ ಸಮೃದ್ಧ, ಸಮಗ್ರ, ಸಕಾರಾತ್ಮಕ ನಾಗರಿಕನಾಗಿ ರೂಪುಗೊಳ್ಳಲು ಸಾಧ್ಯ. ಉದ್ಯೋಗ ಗಿಟ್ಟಿಸಿಕೊಳ್ಳಲಿಕ್ಕಾಗಿಯೇ ಕಲಿಯುವ ಶಿಕ್ಷಣ ಸಮಾಜವನ್ನು ವ್ಯಕ್ತಿಯಿಂದ ಬೇರ್ಪಡಿಸಿ ಸ್ವಾರ್ಥಪರನನ್ನಾಗಿ ರೂಪಿಸಿಬಿಡುತ್ತದೆ. ಸಾಮಾಜಿಕ ಜವಾಬ್ದಾರಿಯಿಂದ ವಿಮುಖರನ್ನಾಗಿ ಮಾಡಿಬಿಡುತ್ತದೆ.

ಸಕಾರಾತ್ಮಕ ನಾಗರಿಕನಾಗಿ ರೂಪುಗೊಳ್ಳಲು ಸಾಧ್ಯ. ಉದ್ಯೋಗ ಗಿಟ್ಟಿಸಿಕೊಳ್ಳಲಿಕ್ಕಾಗಿಯೇ ಕಲಿಯುವ ಶಿಕ್ಷಣ ಸಮಾಜವನ್ನು ವ್ಯಕ್ತಿಯಿಂದ ಬೇರ್ಪಡಿಸಿ ಸ್ವಾರ್ಥಪರನನ್ನಾಗಿ ರೂಪಿಸಿಬಿಡುತ್ತದೆ. ಸಾಮಾಜಿಕ ಜವಾಬ್ದಾರಿಯಿಂದ ವಿಮುಖರನ್ನಾಗಿ ಮಾಡಿಬಿಡುತ್ತದೆ. ಅವನು ಸಮಾಜ ಸ್ನೇಹಿ ನಾಗರಿಕನಾಗಿ ರೂಪುಗೊಳ್ಳಬೇಕಾದರೆ, ಯಾವುದೋ ಸಿದ್ಧಾಂತ, ಯಾವುದೋ ಪ್ರೇರಣೆ, ಪ್ರಭಾವಗಳಿಗೆ ಒಳಗಾಗದೆ ಮನುಷ್ಯಪರ ನೈತಿಕತೆಯನ್ನು ಪಠ್ಯಕ್ರಮದಲ್ಲಿಯೇ ಓದಿ ಕೇಳಿ ತಿಳಿದು, ತಾಂತ್ರಿಕತೆಯನ್ನು ಕಲಿತು ಆಚೆ ಬಂದರೆ ಹೊಸಯುಗದ ಸಮಗ್ರ ಮಾದರಿ ಯುವ ವಿದ್ಯಾರ್ಥಿಯ ಪೋಷಾಕಿನಲ್ಲಿ ಆತ ಕಾಣಿಸುತ್ತಾನೆ. ನಮ್ಮ ಹೊಸ ಶಿಕ್ಷಣ ಪದ್ಧತಿ ಇಂತಹ ಸಮಗ್ರ ದೃಷ್ಟಿ, ಸಮನ್ವಯ ಪಥ ತೋರಿಸಬೇಕಾಗಿದೆ.

ನೈತಿಕ ಶಿಕ್ಷಣಕ್ಕೂ, ತಾಂತ್ರಿಕ ಶಿಕ್ಷಣಕ್ಕೂ ಮಧ್ಯೆ ಅನುಸಂಧಾನವಿರಬೇಕು. ಒಮ್ಮೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಜೋಕುಗಳು ಓಡಾಡುತ್ತಿದ್ದವು. ಅವುಗಳ ನಡುವೆ ತುಂಬಾ ಸೆನ್ಸಿಬಲ್ ಆದ ಘಟನೆಯೊಂದು ನನ್ನ ಗಮನ ಸೆಳೆಯುವಂತಿತ್ತು.

ಶಿಕ್ಷಕರ ದಿನಾಚರಣೆಯ ದಿನ ವಿದ್ಯಾರ್ಥಿಯೊಬ್ಬ ತಮ್ಮ ಪ್ರೀತಿಪಾತ್ರ ಗುರುಗಳ ಬಳಿ ಬಂದ. ಬಂದವನೇ ನೇರವಾಗಿ ಅವರ ಕಾಲಿಗೆ ಎರಗಿ ನಮಸ್ಕರಿಸಿಕೊಂಡ. ಶಿಕ್ಷಕರ ದಿನಕ್ಕೆ ಶುಭಕೋರಿದ. ಹುಡುಗನ ಪ್ರೀತಿ ಕಂಡು ನಿವೃತ್ತಿಯಾಗಿ ವಿಶ್ರಾಂತ ಜೀವನದಲ್ಲಿದ್ದ ಆ ಜೀವಕ್ಕೆ ಖುಷಿಯಾಯಿತು. ಮನೆವರೆಗೂ ಹುಡುಕಿಕೊಂಡು ಬಂದು ನಮಸ್ಕರಿಸಿ ಶುಭ ಕೋರಿದ ಆ ಹುಡುಗನನ್ನು ಅಕ್ಕರೆಯಿಂದ ಆಲಂಗಿಸಿದ ಗುರುಗಳು ಕೇಳಿದರು! ಏನಪ್ಪ ನೀನೀಗ ಏನು ಮಾಡುತ್ತಿದ್ದೀ? ಅಂತ ಅದಕ್ಕೆ ವಿದ್ಯಾರ್ಥಿ ಉತ್ತರಿಸಿದ ನಿಮ್ಮ ಹಾಗೆ ನಾನೂ ಕೂಡ ಶಿಕ್ಷಕನಾಗಿದ್ದೇನೆ ಸರ್. ನೀವೇ ನನಗೆ ಆದರ್ಶ ಎಂದ. ಓ ನೀನು ನನ್ನಂತೆಯೇ ಶಿಕ್ಷಕನೇ ಆಗಿಬಿಟ್ಟೆಯಾ? ಕಾಲ ಬದಲಾಗಿದೆ. ಇನ್ನೂ ಎತ್ತರದ ಹುದ್ದೆಗಳಿಗೆ ಪ್ರಯತ್ನಿಸಬಹುದಿತ್ತಲ್ಲ? ಎಂದರು ಮೇಷ್ಟ್ರು. ಅದಕ್ಕೆ ವಿದ್ಯಾರ್ಥಿಯ ಉತ್ತರ ಹೇಗಿತ್ತು ನೋಡಿ. ಎಳೆ ವಯಸ್ಸಿನಲ್ಲಿ ನೀವು ತೋರಿದ ನೈತಿಕತೆಯ ದಾರಿ ನನ್ನನ್ನು ಬಿಡದೇ ನಿಮ್ಮನ್ನೇ ಹಿಂಬಾಲಿಸುವಂತೆ ಮಾಡಿಬಿಟ್ಟಿತು ಸರ್, ಶಿಕ್ಷಣದ ತಾಂತ್ರಿಕತೆಗಿಂತ ಶಿಕ್ಷಕನ ಮಾಂತ್ರಿಕತೆ ನನ್ನನ್ನು ರೂಪಿಸಿತು ಸರ್. ನಾನು ನಿಮ್ಮಂತೆಯೇ ನೈತಿಕ ಶಿಕ್ಷಣದ ದಾರಿತೋರಿ ಮಕ್ಕಳನ್ನು ಬುದ್ಧಿವಂತಿಕೆ ಮತ್ತು ಹೃದಯವಂತಿಕೆಯ ಜಾಣರನ್ನಾಗಿ ಮಾಡಬೇಕೆಂದೇ ಇಲ್ಲಿಗೆ ಬಂದೆ ಸಾರ್. ಪ್ರಾಥಮಿಕ ಶಾಲೆಯಲ್ಲಿ ನಾನು ಮಾಡಿದ ಚಿಕ್ಕ ಅಪರಾಧವನ್ನು ಮರೆತು ನೀವು ನನ್ನನ್ನು ಕ್ಷಮಿಸಿ ಪೋಷಿಸದೇ ಹೋಗಿದ್ದರೆ ನಾನೀಗ ದೊಡ್ಡ ಹುದ್ದೆಯಲ್ಲಿದ್ದರೂ ಕದಿಯುವುದನ್ನು ಕಲಿಯುತ್ತಿದ್ದೆ. ಸಮಾಜದ ಸಂಪತ್ತನ್ನೂ ಬಿಡದೆ ನುಂಗಿಹಾಕುವ ಭ್ರಷ್ಟನಾಗುತ್ತಿದ್ದೆ. ಅಂದು ನೀವು, ನಾನು ಶಾಲೆಯಲ್ಲಿ ಕಳ್ಳತನ ಮಾಡಿದಾಗ ನಡೆದುಕೊಂಡ ರೀತಿ ನನ್ನನ್ನು ನೈತಿಕತೆಯ ಕಡೆಗೆ ಕರೆದೊಯ್ಯುದಿತ್ತು. ಹಾಗೆನ್ನುತ್ತಿರುವಾಗಲೇ ಹುಡುಗ ಗುರುಗಳ ಮುಖ ಗಮನಿಸಿದ ಅವರಿಗೆ ಹಳೆಯ ಘಟನೆಯೊಂದು ನೆನಪಾಗಿ ಅವರು ಪ್ರತಿಕ್ರಿಯಿಸಬಹುದು ಎಂದು ನಿರೀಕ್ಷಿಸಿದ. ಆದರೆ ಅದು ಹಾಗಾಗಲಿಲ್ಲ. ಶಿಷ್ಯನ ಬಾಯಲ್ಲಿ ಕತೆ ಕೇಳುತ್ತಾ ಕುಳಿತಂತೆ ಕುಳಿತ ಗುರುಗಳ ಮುಖದಲ್ಲಿ ಯಾವ ಭಾವನೆಯೂ ಮೂಡಲಿಲ್ಲ. ಬದಲಿಗೆ ಏನೂ ತಿಳಿಯದವರಂತೆ ಅವರು ಕುಳಿತುಬಿಟ್ಟರು. ವಿದ್ಯಾರ್ಥಿಗೆ ಪರಮಾಶ್ಚರ್ಯ! ಅದೇ ಗುರುಗಳು ಚಿಕ್ಕಂದಿನಲ್ಲಿ ನಾನು ಮಾಡಿದ ಕಳ್ಳತನದ ಘಟನೆಯನ್ನು ಮರೆತುಬಿಟ್ಟಿದ್ದಾರಾ? ಅಂತ ಆಶ್ಚರ್ಯವಾಯಿತು. ಛಲಬಿಡದ ತ್ರಿವಿಕ್ರಮನಂತೆ ಆ ಹುಡುಗ ತನ್ನ ಮೇಷ್ಟ್ರಿಗೆ ಶಾಲಾದಿನಗಳಲ್ಲಿ ನಡೆದ ಚಿಕ್ಕದೊಂದು ಕಳ್ಳತನದ ಪ್ರಸಂಗವನ್ನು ನೆನಪಿಸಲು ಯತ್ನಿಸುತ್ತಾ ಅವರ ನೆನಪಿನ ಬುತ್ತಿಯನ್ನು ಬಿಚ್ಚುತ್ತಾ ಕತೆ ಹೇಳುತ್ತಿದ್ದ.

ಗುರುಗಳೇ ನಿಮಗೆ ನೆನಪಿಲ್ಲವೇ? ನನ್ನ ಸಹಪಾಠಿಯೊಬ್ಬ ಆಗರ್ಭ ಶ್ರೀಮಂತ. ಶಾಲೆಗೆ ಆತ ಒಮ್ಮೆ ಬೆಲೆ ಬಾಳುವ ವಾಚೊಂದನ್ನು ಕಟ್ಟಿಕೊಂಡು ಬಂದಿದ್ದ. ಊಟದ ಸಮಯದಲ್ಲಿ ಬಿಚ್ಚಿ ಬ್ಯಾಗಿನಲ್ಲಿಟ್ಟಿದ್ದ ವಾಚನ್ನು ನಾನು ಕದ್ದು ಬಿಟ್ಟೆ. ಆತ ಅಳುತ್ತಾ ನಿಮ್ಮ ಬಳಿ ದೂರು ಕೊಟ್ಟ. ಕದ್ದವರು ಯಾರೇ ಆಗಲಿ ಅವರಾಗಿ ಅವರೇ ವಾಚನ್ನು ತಂದುಕೊಟ್ಟರೆ ನಾನವರನ್ನು ಕ್ಷಮಿಸುತ್ತೇನೆ ಎಂದಿರಿ. ನಾನದನ್ನು ಕೊಟ್ಟರೆ, ಸಹಪಾಠಿಗಳ ಎದುರು ನಾನು ಕಳ್ಳನಾಗಿ ಹೋಗುತ್ತೇನೆ ಎನ್ನುವ ಭಯಕ್ಕೆ ನಾನು ಅದನ್ನು ಕೊಡಲಿಲ್ಲ. ಕೋಣೆ ಬಾಗಿಲು ಮುಚ್ಚಿ ಎಲ್ಲರನ್ನೂ ವೃತ್ತಾಕಾರವಾಗಿ ನಿಲ್ಲಿಸಿ ಎಲ್ಲರೂ ಕಣ್ಣು ಮುಚ್ಚಿಕೊಳ್ಳುವಂತೆ ಹೇಳಿದಿರಿ. ಕಣ್ಣುಮುಚ್ಚಿ ಕೊಂಡು ನಿಂತ ಎಲ್ಲರ ಜೇಬುಗಳನ್ನು ನೀವೇ ಸ್ವತಃ ನಿಮ್ಮ ಕೈಯ್ಯಾರ ತಡಕಾಡಿದಿರಿ, ವಾಚು ನನ್ನ ಜೇಬಿನಲ್ಲೇ ನಿಮಗೆ ಸಿಕ್ಕಿತು. ಅದನ್ನು ನನ್ನ ಸಹಪಾಠಿಗೆ ನೀಡಿ ಎಂದಿನಂತೆ ನೀವಿದ್ದುಬಿಟ್ಟಿರಿ. ಆದರೆ ನನಗೆ ಹೃದಯದ ಬಡಿತ ಜಾಸ್ತಿ ಆಗಿತ್ತು. ಎಲ್ಲಿ ಎಲ್ಲರೆದುರು ನಿಲ್ಲಿಸಿ ಹೊಡೆದು ಬಡಿದು ಮಾಡಿ ತರಗತಿಯಲ್ಲಿ ನನಗೆ ಅಪಮಾನ ಮಾಡುತ್ತೀರೋ ಎಂಬ ಗಾಬರಿಯಲ್ಲಿದ್ದೆ. ಆದರೆ ನೀವು ಅದನ್ನು ಮಾಡಲೇ ಇಲ್ಲ. ಮುಖ್ಯೋಪಾಧ್ಯಾಯರ ಕೊಠಡಿಗೆ ಕರೆಸಿ ವಿಚಾರಣೆ ಮಾಡುತ್ತೀರೆಂದು ಭಯಪಟ್ಟೆ ಅದನ್ನೂ ಮಾಡಲಿಲ್ಲ. ಮಾರನೆಯ ದಿನ ನನ್ನ ಪೋಷಕರನ್ನು ಕರೆಸಿ ರಂಪಾಟ ನಡೆಸುತ್ತೀರೆಂದು ಎಣಿಸಿದೆ. ನೀವು ಅದನ್ನೂ ಮಾಡಲಿಲ್ಲ. ನಾನಾಗ ಒಂದು ನಿರ್ಧಾರಕ್ಕೆ ಬಂದೆ. ಯಾವ ಶಿಕ್ಷೆಯನ್ನೂ ಕೊಡದೆ ಮುಜುಗರ ಅಪಮಾನಗಳನ್ನು ಮಾಡದೇ, ನನ್ನ ಬಡತನವನ್ನು ಹಂಗಿಸದೆ ಒಳ್ಳೆಯದರ ಕಡೆಗೆ, ಸಚ್ಚಾರಿತ್ರ್ಯದ ಕಡೆಗೆ ನಡೆಯುವಂತೆ ನನ್ನನ್ನು ಪ್ರೇರೇಪಿಸಿದಿರಿ. ಅಂದೇ ಅಂದು ಕೊಂಡೆ ಮುಂದೆ ನಾನೂ ಇವರಂತೆ ನೈತಿಕ ಶಿಕ್ಷಣದ ಪಥದಲ್ಲೇ ನಡೆದು ವಾತ್ಸಲ್ಯದಿಂದ ಮಕ್ಕಳ ಮನಸ್ಸನ್ನು ಪರಿವರ್ತಿಸಿ ಉತ್ತಮ ನಾಗರಿಕರನ್ನಾಗಿಸಲು ತೀರ್ಮಾನಿಸಿದೆ. ಹಾಗಾಗಿ ಇಂದು ಶಿಕ್ಷಕರ ದಿನ. ನಿಮಗಿಂದು ವಂದಿಸಿದರೆ ಅದು ಅರ್ಥಪೂರ್ಣ. ನಿಮ್ಮಿಂದ ಕಲಿತ ವಾತ್ಸಲ್ಯದ ಪಾಠ ನನ್ನನ್ನು ಇಲ್ಲಿಯವರೆಗೂ ಕರೆತಂದಿತು ಗುರುಗಳೇ, ಎಂದು ಹುಡುಗ ತನ್ನ ಮಾತು ನಿಲ್ಲಿಸಿದ. ಗುರುಗಳ ಪ್ರತಿಕ್ರಿಯೆಗಾಗಿ ಕಾಯುತ್ತಾ ನಿಂತ. ಕಣ್ಣಲ್ಲೇ ನೀರಾದ ಅವನ ಮೇಷ್ಟ್ರು ಆ ದಿನ ವಾಚು ಕದ್ದ ಹುಡುಗ ನೀನೇನ ಕಂದ ಎಂದರು. ಹೌದು ಗುರುಗಳೇ ಏಕೆ ಕತೆ ಕೇಳಿದ ಮೇಲೂ ನಿಮಗೆ ನಾನು ಯಾರೆಂದು ಗೊತ್ತಾಗಲಿಲ್ಲವೇ? ಎಂದ. ಅದಕ್ಕೆ ಉತ್ತರಿಸುತ್ತಾ ಮೇಷ್ಟ್ರು ಹೇಳಿದರು. ನೀನೇ ಆ ಹುಡುಗ ಅಂತ ಇಲ್ಲಿಯವರೆಗೂ ನನಗೂ ಗೊತ್ತಿರಲಿಲ್ಲ ಮಗು! ಈಗಲೇ ಗೊತ್ತಾಗಿದ್ದು ಎಂದರು. ಹಾಗಾದರೆ ಆ ದಿನ ಜೇಬಿಗೆ ಕೈಹಾಕಿ ವಾಚು ತೆಗೆಯುವಾಗ ನೀವು . . . . ಎಂದು ಉದ್ಗಾರವೆಳೆದ ಹುಡುಗ, ಹುಡುಗನ ಉದ್ಗಾರವನ್ನೂ ಅರ್ಧಕ್ಕೇ ತಡೆದು ಗುರುಗಳು ಹೇಳಿದರು. ಆ ದಿನ ಆ ವಾಚು ಕದ್ದ ಹುಡುಗ ನನಗೂ ಗೊತ್ತಾಗಬಾರದು ಅಂತ ಜೇಬು ಚೆಕ್ ಮಾಡುವ ವೇಳೆ ನಿಮ್ಮೆಲ್ಲರಂತೆ ನಾನು ಕಣ್ಣು ಮುಚ್ಚಿಕೊಂಡಿದ್ದೆ ಕಂದ. ವಾಚು ಕದ್ದ ಹುಡುಗ ನನ್ನೆದುರಿಗೂ ಮುಜುಗರಪಡಬಾರದು ಎಂಬ ಕಾರಣಕ್ಕೆ ನಾನೂ ಕಣ್ಣು ಮುಚ್ಚಿದ್ದೆ ಎಂದು ಹುಡುಗನ ಮೈದಡವಲು ಹುಡುಗನನ್ನು ಹುಡುಕಿದರು ಮೇಷ್ಟ್ರು. ಹುಡುಗ ಮಾತ್ರ ಅವರ ಮಮಕಾರಕ್ಕೆ ಮಾರು ಹೋಗಿ ಅವರ ಪಾದಾರವಿಂದಗಳ ಮೇಲೆ ಧನ್ಯತೆಯಿಂದ ಮಲಗಿಬಿಟ್ಟಿದ್ದ. ಹೊಸ ಶಿಕ್ಷಣ ನೀತಿ ನಮ್ಮ ಮಕ್ಕಳಿಗೆ ಉದ್ಯೋಗ ಕೊಡಿಸಲು, ಅವಕಾಶಗಳ ಹೆಬ್ಬಾಗಿಲನ್ನೇ ತೆರೆಸಲಿ. ವಿಶ್ವಪ್ರಜೆಯನ್ನಾಗಿ ರೂಪಿಸಲಿ. ಸಮತೆಯ ಜ್ಯೋತಿ ಹಚ್ಚಲಿ. ಬಡವಬಲ್ಲಿದ ಒಟ್ಟಿಗೇ ಕುಳಿತು ಕಲಿಯುವಂತೆ ಮಾಡಲಿ. ತಂತ್ರಜ್ಞಾನದ ತಾಂತ್ರಿಕ ಶ್ರೀಮಂತಿಕೆ ತರಲಿ. ಅದರ ಜೊತೆಗೆ ನೈತಿಕ ಶಿಕ್ಷಣದ ಹೃದಯವಂತಿಕೆಯ ಹೊಸ ಮಾದರಿಗಳನ್ನು ಸೃಷ್ಟಿಸಲಿ. ಏನಂತೀರಿ?

ಮೈಸೂರಿಂದ ಅಯೋಧ್ಯೆಗೆ 'ದತ್ತ ಪೀಠ'ದ ವಿಶೇಷ ರೈಲು ಯಾತ್ರೆ

- ಅವಧೂತ ದತ್ತ ಪೀಠ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪಯಣ
- ಅಯೋಧ್ಯೆಯಲ್ಲಿ ದತ್ತ ಪೀಠದ ಶಾಖೆ ಆರಂಭ, ರಾಮ ತಾರಕ ಯಜ್ಞ

ಮೈಸೂರು,ಡಿ.22– ಮೈಸೂರಿನಿಂದ ಅಯೋಧ್ಯೆಗೆ ಅವಧೂತ ದತ್ತ ಪೀಠದ ಪೀಠಾಧಿಪತಿಗಳಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಸೋಮವಾರ ಸಾವಿರಾರು ಭಕ್ತರೊಂದಿಗೆ ವಿಶೇಷ ರೈಲಿನಲ್ಲಿ ಯಾತ್ರೆ ಬೆಳೆಸಿದರು.

ಪ್ರಯಾಣಕ್ಕೂ ಮುನ್ನ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ನಂತರ ಕರ್ನಾಟಕದ ದತ್ತ ಪೀಠಕ್ಕೆ ಅಲ್ಲಿ ಒಂದು ನಿವೇಶನ ನೀಡಲಾಗಿದೆ. ಅಲ್ಲಿ ಕರ್ನಾಟಕದ ಪರವಾಗಿ ದತ್ತ ಪೀಠದ ಶಾಖೆಯನ್ನು ಪ್ರಾರಂಭಿಸಲು ಮತ್ತು ವಿಗ್ರಹ ಪ್ರತಿಷ್ಠಾಪನೆ ಮಾಡಲು ತೆರಳುತ್ತಿರುವುದಾಗಿ ತಿಳಿಸಿದರು.

ಕರ್ನಾಟಕ ಹನುಮಂತನ ನಾಡು. ಹಂಪಿಯ ಕಿಷ್ಕಿಂಧೆಯಲ್ಲಿ ಹನುಮಂತ ಅವತಾರ ತಾಳಿದ ಸ್ಥಳ ನಮ್ಮಲ್ಲಿದೆ. ಹೀಗಾಗಿ ರಾಮನಿಗೂ ಮತ್ತು ಕರ್ನಾಟಕಕ್ಕೂ ವಿಶೇಷವಾದ ಸಂಬಂಧವಿದೆ.

ಅಯೋಧ್ಯೆಯಲ್ಲಿ ನಿರ್ಮಿಸಲಾದ ಭವ್ಯ ಬಾಲರಾಮನ ವಿಗ್ರಹವನ್ನು ನಮ್ಮ ಮೈಸೂರಿನ ಶಿಲ್ಪಿ ಹಾಗೂ ಆಶ್ರಮದ ಭಕ್ತರಾದ ಅರುಣ್ ಯೋಗಿರಾಜ್ ಕೆತ್ತಿರುವುದು ನಮ್ಮ ಹೆಮ್ಮೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.



ಮೈಸೂರಿನಿಂದ ಅಯೋಧ್ಯೆಗೆ ಅವಧೂತ ದತ್ತ ಪೀಠದ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಸೋಮವಾರ ಸಾವಿರಾರು ಭಕ್ತರೊಂದಿಗೆ ವಿಶೇಷ ರೈಲಿನಲ್ಲಿ ಯಾತ್ರೆ ಬೆಳೆಸಿದರು.

ಅಯೋಧ್ಯೆಯಲ್ಲಿ ರಾಮ ತಾರಕ ಯಜ್ಞ: ಅಯೋಧ್ಯೆಯಲ್ಲಿ ದತ್ತ ಪೀಠದ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ 'ರಾಮ ಪರಿವಾರ'ದ ವಿಗ್ರಹ ಪ್ರತಿಷ್ಠಾಪನೆ ನೆರವೇರಲಿದೆ. ಈ ಸಂದರ್ಭದಲ್ಲಿ ಬೃಹತ್ 'ರಾಮ ತಾರಕ ಯಜ್ಞ' ನಡೆಯಲಿದ್ದು, ಸುಮಾರು 10 ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಲಕ್ಷಾಂತರ ಜನರಿಗೆ ಅನ್ನದಾನದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ಶ್ರೀಗಳು ಮಾಹಿತಿ ನೀಡಿದರು.

ಭಕ್ತರೊಂದಿಗೆ ಮೂರು ದಿನಗಳ ರೈಲು ಪ್ರಯಾಣ: ಇದೇ ಮೊದಲ ಬಾರಿಗೆ ಭಕ್ತರ ಜೊತೆಗೂಡಿ ಸತತ 3 ದಿನಗಳ ಕಾಲ ರೈಲಿನಲ್ಲಿ ಪ್ರಯಾಣಿಸುತ್ತಿರುವುದಾಗಿ ಶ್ರೀಗಳು ಸಂತಸ ಹಂಚಿಕೊಂಡರು. ಮೈಸೂರಿನಿಂದ ಸುಮಾರು 1,300 ಮಂದಿ ಭಕ್ತರು ಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಹೈದರಾಬಾದ್‌ನಲ್ಲಿ ಮತ್ತಷ್ಟು ಭಕ್ತರು ಸೇರಿಕೊಳ್ಳಲಿದ್ದಾರೆ. ಈಗಾಗಲೇ ಅನೇಕರು ಅಯೋಧ್ಯೆ ತಲುಪಿದ್ದಾರೆ ಎಂದು ಶ್ರೀಗಳು ಹೇಳಿದರು. ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಶಾಸಕ ಶ್ರೀವತ್ಸ ಸೇರಿದಂತೆ ಪ್ರಮುಖರು ಯಾತ್ರೆಗೆ ಚಾಲನೆ ನೀಡಿದರು.

ಮಹಿಳಾ ಬೋಗಿಗೆ ನುಗ್ಗಿ ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿನಿ ತಳ್ಳಿದ ವ್ಯಕ್ತಿ

ಮುಂಬೈ, ಡಿ.22–ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ.

ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೆಲ್ ಮತ್ತು ಖಂಡೇಶ್ವರ ರೈಲು ನಿಲ್ದಾಣಗಳ ನಡುವೆ ಈ ಘಟನೆ ವರದಿಯಾಗಿದೆ. ಪನ್ವೇಲ್ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ತಲೆ, ಸೊಂಟ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಈಗ ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visweswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಬಂಡಿಪಾಳ್ಯ ಎಪಿಎಂಸಿ ಆವರಣದಲ್ಲಿ ಬೃಹತ್ ಕೋಲ್ಡ್ ಸ್ಟೋರೇಜ್ ನಿರ್ಮಾಣ

● ತ್ವರಿತಗತಿಯಲ್ಲಿ ಸಾಗಿರುವ ಕಾಮಗಾರಿ ● ರೈತರು, ವರ್ತಕರ ಪದಾರ್ಥಗಳ ಸಂರಕ್ಷಣೆ ● ಬೆಲೆ ಕುಸಿತದಿಂದ ಹತಾಶರಾದ ರೈತರಿಗೆ ವರದಾನ



ಮೈಸೂರು, ಡಿ.22– ರೈತರು ಕೃಷಿ ಉತ್ಪನ್ನ ಮಾರುಕಟ್ಟೆಗೆ ತರುವ ವ್ಯವಸಾಯೋತ್ಪನ್ನಗಳನ್ನು ಬೆಲೆ ಕಡಿತವಾಗಿದ್ದರೆ, ವಾರಗಳ ಕಾಲ ದಾಸ್ತಾನಿನಲ್ಲಿ ಇಟ್ಟು ಸೂಕ್ತ ಬೆಲೆ ಬಂದಾಗ ಮಾರಾಟ ಮಾಡಬಹುದು. ಅಂತಹ ರೈತಸ್ನೇಹಿ ವ್ಯವಸ್ಥೆಯನ್ನು ಎಂಪಿಎಂಸಿ ಆವರಣದಲ್ಲಿ ಕಲ್ಪಿಸಲಾಗುತ್ತಿದೆ. ಇದು ರೈತಸ್ನೇಹಿಯಾಗುವುದರ ಜತೆಗೆ ವರ್ತಕಸ್ನೇಹಿಯೂ ಆಗಿದೆ. ರೈತರಿಂದ ಖರೀದಿ ಮಾಡಿದ ಕೃಷಿ ಉತ್ಪನ್ನಗಳನ್ನು ಖರೀದಿದಾರರೂ ಇಲ್ಲಿ ದಾಸ್ತಾನಿರಿಸಿ ಸೂಕ್ತ ಸಂದರ್ಭದಲ್ಲಿ ವಿಲೇ ಮಾಡಬಹುದಾಗಿದೆ.

> ಎಪಿಎಂಸಿಯಲ್ಲಿ ನಿರ್ಮಾಣವಾಗುತ್ತಿರುವ ಈ ಕೋಲ್ಡ್ ಸ್ಟೋರೇಜ್ ಘಟಕವು 3,750 ಮೆಟ್ರಿಕ್ ಟನ್ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ದವಸ–ಧಾನ್ಯ, ತರಕಾರಿಯಲ್ಲದೇ ಹಣ್ಣುಹಣ್ಣಿನಂತಹ ಪದಾರ್ಥಗಳನ್ನು ಸಂಗ್ರಹಿಸಿಡಬಹುದಾದ ತಂತ್ರಜ್ಞಾನವನ್ನು ಒಳಗೊಂಡಿದೆ. ಕೃಷಿ ಉತ್ಪನ್ನಗಳಿಗೆ ಯಾವಾಗ ದರ ಹೆಚ್ಚಳವಾಗುತ್ತದೆ, ಕಡಿತ ಆಗುತ್ತದೆ ಎನ್ನುವುದು ತಿಳಿಯುವುದಿಲ್ಲ. ಇಂತಹ ಏರು–ಪೇರಿನಿಂದ ಸಂಕಷ್ಟಕ್ಕೆ ಸಿಲುಕುವ ರೈತರ ಸಮಸ್ಯೆಗೆ ಕೋಲ್ಡ್ ಸ್ಟೋರೇಜ್ ಉಪಯುಕ್ತವಾಗಲಿದೆ. ಮೈಸೂರಿನ ಎಪಿಎಂಸಿ ಆವರಣದಲ್ಲಿ ನಿತ್ಯ 250ರಿಂದ 300 ಟನ್ ಆಹಾರ ಪದಾರ್ಥಗಳ ವ್ಯಾಪಾರ ವಹಿವಾಟು ನಡೆಯುತ್ತದೆ. ಆಯಾ ಸೀಸನ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಪದಾರ್ಥ, ದಿನಸಿ ಪದಾರ್ಥ ಮಾರುಕಟ್ಟೆಗೆ ಬರುತ್ತದೆ. ಈ ಪದಾರ್ಥಗಳಲ್ಲಿ ಮಾರಾಟವಾಗದೇ ಇರುವ ಪ್ರಮಾಣವನ್ನು ಶೈತ್ಯಾಗಾರದಲ್ಲಿ ಶೇಖರಣೆ ಮಾಡಿ, ಬಳಿಕ ಮಾರಾಟ ಮಾಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.

ಅದಕ್ಕಾಗಿ ಬೃಹತ್ ಶೈತ್ಯಾಗಾರವನ್ನು ಎಂಪಿಎಂಸಿ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೇಂದ್ರ ಸರಕಾರದ ನಬಾರ್ಡ್ ಯೋಜನೆಯಡಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ 13 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಎಂಪಿಎಂಸಿ ಆವರಣದಲ್ಲಿನ ಒಂದು ಎಕರೆ ಪ್ರದೇಶದಲ್ಲಿ ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತು ಹೊಂದಿರುವ ಕೋಲ್ಡ್ ಸ್ಟೋರೇಜ್ ಘಟಕದ ನಿರ್ಮಾಣ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಗೆ 11 ತಿಂಗಳ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಕಾಮಗಾರಿಯನ್ನು ಮುಗಿಸಿ ಘಟಕವನ್ನು ಎಪಿಎಂಸಿಗೆ ಹಸ್ತಾಂತರ ಮಾಡಬೇಕಾಗಿದೆ.

> ಮೈಸೂರಿನಲ್ಲಿ ಎಪಿಎಂಸಿ ಆವರಣದಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ದಿನಸಿ ಹಾಗೂ ತರಕಾರಿ ಪದಾರ್ಥಗಳನ್ನು ಶೇಖರಣೆ ಮಾಡಬಹುದಾಗಿದೆ. ಈ ಭಾಗದ ರೈತರು ಮತ್ತು ಖರೀದಿದಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
> –ಎನ್.ಬಿ.ಭರತ್‌ಕುಮಾರ್, ಅಧೀಕ್ಷಕರು ಎಪಿಎಂಸಿ.

ಈ ಬಂಡೀಪಾಳ್ಯ ಎಂಪಿಎಂಸಿಯಲ್ಲಿ ತಮಿಳುನಾಡು ಹಾಗೂ ಕೇರಳ ರಾಜ್ಯದ ವರ್ತಕರು ಹೆಚ್ಚಾಗಿ ವಹಿವಾಟು ನಡೆಸುತ್ತಾರೆ. ಹೀಗಾಗಿ ಇಲ್ಲಿ ವ್ಯಾಪಾರ–ವಹಿವಾಟು ಉತ್ತಮ ಮಟ್ಟದಲ್ಲಿ ನಡೆಯುತ್ತಿದೆ. ಇಲ್ಲಿಗೆ ಆಯಾ ಋತುಮಾನಕ್ಕೆ ಅನುಸಾರವಾಗಿ ಬೆಳೆದ ಬೆಳೆಗಳನ್ನು ರೈತರು ಮಾರಾಟ ಮಾಡಲು ತರುತ್ತಾರೆ.

ವಾಣಿಜ್ಯ ಬೆಳೆಗಳು, ದ್ವಿದಳ ಧಾನ್ಯಗಳ ವಾರಾಟದೊಂದಿಗೆ ನಿತ್ಯ ತರಕಾರಿ ವ್ಯಾಪಾರವೂ ನಡೆಯುತ್ತಿದೆ. ಬೇರೆ ಜಿಲ್ಲೆಗಳಿಂದಲೂ ಇಲ್ಲಿಗೆ ತರಕಾರಿ ತಂದು ಮಾರಾಟ ಮಾಡುವ ರೈತರು ಗಣನೀಯವಾಗಿ ಇದ್ದಾರೆ. ಹೀಗಾಗಿ ರೈತರು ತಂದ ಪದಾರ್ಥಗಳಿಗೆ ಸರಿಯಾದ ಬೆಲೆ ದೊರೆಯದೆ ಇದ್ದ ಸಂದರ್ಭದಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟು, ಸಮರ್ಪಕ ದರ ದೊರೆತಾಗ ಮಾರಾಟ ಮಾಡಬಹುದಾಗಿದೆ.

ಖರೀದಿದಾರರಿಗೂ ಅನುಕೂಲ: ರೈತರಿಗೆ ಮಾತ್ರವಲ್ಲ ಖರೀದಿಗಾರರಿಗೂ ಈ ಕೋಲ್ಡ್ ಸ್ಟೋರೇಜ್‌ನಿಂದ ಅನುಕೂಲ ವಾಗಲಿದೆ. ಹೆಚ್ಚಿನ ಮಟ್ಟದಲ್ಲಿ ಖರೀದಿ ಮಾಡುವ ರೈತರು, ಅದನ್ನು ಸಾಗಾಣೆ ಮಾಡಲು ಸಮಯ ಬೇಕಾಗುತ್ತದೆ. ಆದ್ದರಿಂದ ಅವರೂ ತಮ್ಮ ಪದಾರ್ಥಗಳನ್ನು ಇಲ್ಲಿ ಶೇಖರಣೆ ಮಾಡಬಹುದಾಗಿದೆ.

ಹೊಸ ವರ್ಷಾಚರಣೆ ಬಂದೋಬಸ್ತ್‌ಗೆ ಮೈಸೂರು ನಗರ, ಜಿಲ್ಲಾ ಪೊಲೀಸ್ ಸಜ್ಜು

ಲಾಡ್ಜ್, ರೆಸಾರ್ಟ್, ಪೇಯಿಂಗ್ ಗೆಸ್ಟ್‌ಗಳ ಮೇಲೆ ನಿಗಾ, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಸೇವನೆ ಬಗ್ಗೆ ಪೊಲೀಸರ ಕಟ್ಟೆಚ್ಚರ

ಮೈಸೂರು, ಡಿ.22(ಆರ್‌ಕೆ)– 2025ಕ್ಕೆ ವಿದಾಯ ಹೇಳಿ 2026ನೇ ಹೊಸ ವರ್ಷವನ್ನು ಬರಮಾಡಿಕೊಳ್ಳುವ ಧಾವಂತದಲ್ಲಿ ಜೀವಕ್ಕೇ ಅಪಾಯ ತಂದೊಡ್ಡಿಕೊಳ್ಳುವ ಘಟನೆಗಳನ್ನು ನಿಯಂತ್ರಿಸಲು ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸರು ಸರ್ವರೀತಿಯಲ್ಲಿ ಸಜ್ಜಾಗಿದ್ದಾರೆ.

ಡಿಸೆಂಬರ್ 31 ರಂದು ತಡರಾತ್ರಿ 12 ಗಂಟೆಗೆ ಎಲ್ಲಾ ಬಗೆಯ ಪಾರ್ಟಿ, ಔತಣ ಸಂತೋಷಕೂಟಗಳಂತಹ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಬೇಕು ಹಾಗೂ ಸುರಕ್ಷಿತವಾಗಿ ಮನೆಗೆ ತಲುಪಬೇಕು ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಸಾರ್ವಜನಿಕರು ಹಾಗೂ ಯುವ ಸಮೂಹಕ್ಕೆ ಸಲಹೆ ನೀಡಿದ್ದಾರೆ.

ರೇವ್ ಪಾರ್ಟಿ, ಗಾಂಜಾ ಸೇವನೆ, ವಿಪರೀತ ಕುಡಿದು ವಾಹನ ಚಲಾಯಿಸಿ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಕಾರಣರಾಗುವುದು, ಹೊಸ ವರ್ಷವನ್ನು ಸ್ವಾಗತಿಸುವ ಭರದಲ್ಲಿ ಯುವತಿಯರು ಹಾಗೂ ಮಹಿಳೆಯರಿಗೆ ತೊಂದರೆ ಕೊಡುವುದು, ಮದ್ಯದ ನಶೆಯಲ್ಲಿ ಅಸಭ್ಯ ವರ್ತನೆ ಮಾಡಿ, ಇತರರಿಗೆ ಕಿರಿಕಿರಿ ಉಂಟು ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಎಚ್ಚರಿಕೆ ನೀಡಿದ್ದಾರೆ.



ಸೀಮಾ ಲಾಟ್ಕರ್



ವಿಷ್ಣುವರ್ಧನ್

ದುಡಿಯುವ ವರ್ಗ, ಮಧ್ಯಮ ವರ್ಗ ಹಾಗೂ ಶ್ರೀಮಂತರು ಅವರದೇ ಆದ ರೀತಿಯಲ್ಲಿ ಹೊಸ ವರ್ಷಾಚರಣೆ ಸಂಭ್ರಮವನ್ನು ಆಚರಿಸಿಕೊಳ್ಳುತ್ತಾರೆ. ಆದರೆ ಇತಿ–ಮಿತಿಯಲ್ಲಿ ಸಂತೋಷಕೂಟ ಆಯೋಜಿಸಿ, ಕಾನೂನು ಪಾಲನೆ ಮಾಡುವ ಮೂಲಕ ಪೊಲೀಸರೊಂದಿಗೆ ಸಹಕರಿಸಬೇಕೆಂದು ಸಲಹೆ ನೀಡಿರುವ ಅಪರಾಧ ಮತ್ತು ಸಂಚಾರ ವಿಭಾದ ಡಿಸಿಪಿ ಕೆ.ಎಸ್. ಸುಂದರ್‌ರಾಜ್ ಅವರು ನಿಯಮ ಉಲ್ಲಂಘಿಸಿದಲ್ಲಿ ಅನಿವಾರ್ಯವಾಗಿ ಕಾನೂನು ರೀತಿಯ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೆಚ್.ಡಿ.ಕೋಟೆ ತಾಲೂಕು ಕಬಿನಿ, ಹುಣಸೂರು ತಾಲೂಕಿನ ನಾಗರಹೊಳೆ ಭಾಗದ ರೆಸಾರ್ಟ್‌ಗಳು, ಲಾಡ್ಜ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಅಲ್ಲದೇ ಮಾಲೀಕರನ್ನು ಕರೆದು ಸಭೆ ನಡೆಸಿ, ಹೊಸ ವರ್ಷಾಚರಣೆಯಂದು ಕಟ್ಟೆಚ್ಚರ ವಹಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆ ನಡೆದಲ್ಲಿ ನಿಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ತಿಳುವಳಿಕೆ ನೀಡಲಾಗಿದೆ ಎಂದು ಎಸ್ಪಿ ಎನ್.ವಿಷ್ಣುವರ್ಧನ 'ಮೈಸೂರು ಮಿತ್ರ'ನಿಗೆ ತಿಳಿಸಿದರು.

ಡಿ.31ರಂದು ರಾತ್ರಿ ಪೊಲೀಸರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಈಗಾಗಲೇ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಗಿದೆ. ಕಾನೂನು ಪಾಲನೆ ಮಾಡಿ ಸುರಕ್ಷಿತವಾಗಿ ಸಂತೋಷದಿಂದ ಹೊಸ ವರ್ಷ ಆಚರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

> **ಮೈಸೂರು ನಗರದಾದ್ಯಂತ ಡಿಸಿಪಿ, ಎಸಿಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳು, ಎಎಸ್‌ಐಗಳು ಸೇರಿದಂತೆ ಎಲ್ಲಾ ಠಾಣೆ ಸಿಬ್ಬಂದಿಗಳನ್ನು ಡಿ.31ರ ರಾತ್ರಿ ವಿಶೇಷ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ಕಾರ್ಯಾಚರಣೆ ನಡೆಸುವ ಮೂಲಕ ಬಂದೋಬಸ್ತ್ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಿ, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲಿದ್ದಾರೆ.**

ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಜಿಲ್ಲಾ ಅಧ್ಯಕ್ಷ ಕಡಕೊಳ ಜಗದೀಶ್‌ರಿಂದ ಶವಸಂಸ್ಕಾರ ವಾಹನ ಕೊಡುಗೆ



ಮೈಸೂರು,ಡಿ.22–ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಜಿಲ್ಲಾ ಅಧ್ಯಕ್ಷ ಕಡಕೊಳ ಜಗದೀಶ್ ಅವರು ತಮ್ಮ ತಂದೆ ದಿವಂಗತ ಕೆ.ಎಸ್.ರಾಜು ಹಾಗೂ ತಾಯಿ ದಿವಂಗತ ಸರಸ್ವತಮ್ಮ ಅವರ ಸ್ಮರಣಾರ್ಥ ಬಡವರ ಅನುಕೂಲಕ್ಕಾಗಿ ಶವಸಂಸ್ಕಾರ ವಾಹನವನ್ನು ಉಚಿತವಾಗಿ ಕೊಡುಗೆ ನೀಡಿದ್ದಾರೆ.


ಮೈಸೂರಿನ ಅಗ್ರಹಾರದಲ್ಲಿರುವ ಶಂಕರ ಮಠದಲ್ಲಿ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಶ್ರೀಗಳು ಶವಸಂಸ್ಕಾರ ವಾಹನವನ್ನು ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಿ ಆಶೀರ್ವದಿಸಿದ ಶ್ರೀಗಳು, ಈ ವಾಹನ ಬಡವರಿಗೆ ಉಪಯೋಗಕರವಾಗಲಿ ಎಂದು ಆಶೀರ್ವಾದ ಮಾಡಿದರು.

ಶಾಸಕ ಟಿ.ಎಸ್.ಶ್ರೀವತ್ಸ, ಧಾರ್ಮಿಕ ಮುಖಂಡರಾದ ವೇದಬ್ರಹ್ಮ ಭಾನುಪ್ರಕಾಶ್ ಶರ್ಮ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ್, ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್‌ಶಾಸ್ತ್ರಿ, ಹರೀಶ್ ಭಾರದ್ವಾಜ್, ಟಿ.ಎಸ್.ಅರುಣ್, ರಂಗನಾಥ್, ಅಮಿತ್ ಇನ್ನಿತರರು ಹಾಜರಿದ್ದರು.

ಡಿ.25, ಬೆಂಗಳೂರಲ್ಲಿ ಅಟಲ್ ಪ್ರಶಸ್ತಿ ಪ್ರದಾನ, ಶೈಕ್ಷಣಿಕ ನೀತಿ ಕುರಿತು ಸಂವಾದ

ಮೈಸೂರು, ಡಿ.22(ಜಿಎ)–ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಡಿ.25ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿವಿ ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುಶಾಸನ ದಿನಾಚರಣೆ ಅಂಗವಾಗಿ ಅಟಲ್ ಪ್ರಶಸ್ತಿ ಪ್ರದಾನ ಮತ್ತು ಶೈಕ್ಷಣಿಕ ನೀತಿ ಸಂವಾದ ವಿಚಾರಗೋಷ್ಠಿ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಅಂಗವಾಗಿ ಪ್ರತಿಷ್ಠಾನ ಈ ಸಮಾರಂಭ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ದೇವರಾಜ ಅರಸು ಅಕಾಡೆಮಿ ಅಧ್ಯಕ್ಷ ಡಾ.ಎಸ್.ಚಂದ್ರಶೇಖರ ಶೆಟ್ಟಿ ಪ್ರಯೋಗ ಸಂಸ್ಥೆಯ ಸಂಸ್ಥಾಪಕ ಡಾ.ಹೆಚ್.ಎಸ್. ನಾಗರಾಜು ಅವರಿಗೆ ಅಟಲ್ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.



ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟನಾ ಭಾಷಣ ಮಾಡುವರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದಕ್ಕೂ ಮೊದಲು ಮಧ್ಯಾಹ್ನ 2 ಗಂಟೆಗೆ ಶೈಕ್ಷಣಿಕ ಹಾಗೂ ನೀತಿ ಸಂವಾದ ವಿಷಯದಡಿ ವಿಚಾರ ಗೋಷ್ಠಿ ನಡೆಯಲಿದ್ದು, 'ಯುವ ಮತ್ತು ಕೌಶಲ್ಯ ಸಂಪನ್ನ ಭಾರತದ ಹೃದಯದ ಧ್ವನಿ' ಕುರಿತು ಶಿಕ್ಷಣ ತಜ್ಞರಾದ ಪ್ರೊ.ಎಸ್.ಕೆ. ಸೈದಾಪುರ, ಮಡಭೂಷಿ ಮದನಮೋಹನ್, ಪ್ರೊ.ಎಸ್.ಸಚ್ಚಿದಾನಂದ, ಪ್ರೊ.ನಿರಂಜನ ವಾನಳ್ಳಿ ಮಾತನಾಡಲಿದ್ದಾರೆ ಎಂದರು.

'ಪಠ್ಯಕ್ರಮ ಬೋಧನಾ ವಿಧಾನ ಮತ್ತು ಮೌಲ್ಯಮಾಪನದಲ್ಲಿ ಬದಲಾವಣೆ' ಕುರಿತು ಪ್ರೊ. ಗೋಪಾಲಕೃಷ್ಣ ಜೋಶಿ, ಪ್ರೊ.ಗುರುಸ್ವಾಮಿ, ಪ್ರೊ.ಬಿ.ಎಸ್. ಸತ್ಯನಾರಾಯಣ, ಪ್ರೊ.ಬಿ. ತಿಮ್ಮೇಗೌಡ ವಿಚಾರ ಮಂಡಿಸುವರು. 'ಹೆಡ್–ಟೆಕ್ ಮತ್ತು ಕೃತಕ ಬುದ್ಧಿಮತ್ತೆ: ಹಿಂದುಳಿದವರ ಮುಕ್ತಿಗೆ ಮಾರ್ಗ' ಕುರಿತು ಶಿಕ್ಷಣ ಫೌಂಡೇಷನ್ ಸಂಸ್ಥಾಪಕ ಪ್ರಸನ್ನ ವಾದ್ಯಾರ್, ಹೆಡ್ ಹೆಲ್ಡ್ ಹೈ ಕಂಪನಿಯ ಸಿಒಒ ಮದನ್ ಪದಕಿ, ಬ್ಲೂಮ್ ಬ್ಲೂಮ್ ಕಂಪನಿಯ ಸ್ಥಾಪಕ ಆರ್. ಅಭಿಲಾಷ್, ಪ್ರೊ.ಕೆ. ನಾರಾಯಣಗೌಡ ಮಾತನಾಡುವರು. ವಿಚಾರ ಸಂಕಿರಣ ಮತ್ತು ಹೆಡ್ ಟೆಕ್ ಮಳಿಗೆಗಳನ್ನು ಶ್ರೀ ಸತ್ಯಸಾಯಿ ವಿವಿ ಸ್ಥಾಪಕ ಕುಲಪತಿ ಮಧುಸೂದನ್ ಸಾಯಿ ಉದ್ಘಾಟಿಸಲಿದ್ದಾರೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್‌ಗೌಡ, ಡಾ.ಚೇತನ್, ವಕೀಲ ಹೇಮಂತ್‌ಗೌಡ, ವೇದರಾಜ್, ವಸಂತಕುಮಾರ್, ಎ.ರವಿ, ಡಾ. ಮನು, ನಿಖಿಲ್ ಮತ್ತಿತರರು ಉಪಸ್ಥಿತರಿದ್ದರು.

ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025–26ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೆಯೇ ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ಅಗತ್ಯ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ಇವರಿಗೆ ಸಲ್ಲಿಸುವುದು. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ https://sevasindhu.karnataka.gov.in ಮೂಲಕ ಜನವರಿ 15 ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಇವರ ಶಿಫಾರಸ್ಸು ಪತ್ರ ಪಡೆದು, ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821–2495432 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯ ವಿಶೇಷ ಕ್ಯಾಲೆಂಡರ್ ಬಿಡುಗಡೆ



ಮೈಸೂರಿನ ಶಾರದಾದೇವಿನಗರದಲ್ಲಿರುವ ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯಲ್ಲಿ 2026ರ ವಿಶೇಷ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ.

ಮೈಸೂರು,ಡಿ.22–ಮೈಸೂರಿನ ಶಾರದಾದೇವಿನಗರದಲ್ಲಿರುವ ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯಲ್ಲಿ 2026ರ ವಿಶೇಷ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕ್ಯಾಲೆಂಡರ್ ವಿಶೇಷವೆಂದರೆ ಪ್ರತಿ ಪುಟದಲ್ಲಿಯೂ ಕಣ್ಣಿನ ಆರೋಗ್ಯ, ಕಣ್ಣು ರಕ್ಷಣೆ ಮತ್ತು ಕಣ್ಣಿನ ಕುರಿತ ಪ್ರಮುಖ ಮಾಹಿತಿಗಳನ್ನು ನೀಡಲಾಗಿದೆ.

ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳಾಗಿ ಉದ್ಯಮಿ ಮತ್ತು ರೋಟರಿ ಇಂಟರ್ ನ್ಯಾಷನಲ್‌ನ ಮಾಜಿ ಜಿಲ್ಲಾ ಗವರ್ನರ್ ಆರ್‌ಟಿಎನ್ ಕೇಶವ್ ಹೆಚ್.ಆರ್, ಮೈಸೂರು ವಿಶ್ವವಿದ್ಯಾಲಯದ ಡಾ.ಡಿ.ಎಸ್.ಗುರು, ಮಾಜಿ ಕಾರ್ಪೊರೇಟರ್ ಗೋಪಿ, ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್‌ನ ಮಾಜಿ ಜಿಲ್ಲಾ ಗವರ್ನರ್ ಲಯನ್ ಜೈಪ್ರಕಾಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಐಯ್ಯಂಗಾರ್ ಹಾಗೂ ವೈಷ್ಣವಿ ಸ್ವೀಟ್ಸ್‌ನ ಮಾಲೀಕರು ಮತ್ತು ಗೋಲ್ಡನ್ ಪ್ರಾಪರ್ಟಿಯ ಮ್ಯಾನೇಜಿಂಗ್ ಡೈರೆಕ್ಟರ್ ನವೀನ್, ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯ ಮಾಲೀಕ ಅಶ್ವತ್‌ಕುಮಾರ್ ಉಪಸ್ಥಿತರಿದ್ದರು. ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರೂ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕ್ಯಾಲೆಂಡರ್ ಮೂಲಕ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಈ ವಿಶೇಷ ಕ್ಯಾಲೆಂಡರ್ ಜನರಿಗೆ ಕಣ್ಣುಗಳ ಆರೋಗ್ಯದ ಬಗ್ಗೆ ಅರಿವು ನೀಡುವಂತೆ ವಿನ್ಯಾಸಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಮತ್ತು ವೈದ್ಯರು ಮುಂತಾದವರಿದ್ದರು.

ಗೃಹಿಣಿಯರು ಮನೆಯಂಗಳದಲ್ಲೇ ಸಣ್ಣ ಸಣ್ಣ ಗಿಡ ನೆಟ್ಟು ಪೋಷಿಸಿ



ಸಖಿ ಫೌಂಡೇಶನ್ ಮತ್ತು ಸೂರ್ಯ ಚಾರಿಟಬಲ್ ಟ್ರಸ್ಟ್‌ನಿಂದ ಸಖಿ ಸಸಿ ಪರಿಸರ ದೀವಿಗೆ ಕಾರ್ಯಕ್ರಮದ 12ನೆಯ ಸಂಚಿಕೆ ವೃಕ್ಷಮಾತೆ ತಿಮ್ಮಕ್ಕನಿಗೆ ಹಸಿರಕ್ಷರದ ನಮನ ಕಾರ್ಯಕ್ರಮ ನಡೆಯಿತು.

ಮೈಸೂರು,ಡಿ.22–ಗೃಹಿಣಿಯರು ತಮ್ಮ ಮನೆಯಂಗಳದಲ್ಲಿಯೇ ಸಣ್ಣ ಸಣ್ಣ ಗಿಡಗಳನ್ನು ನೆಟ್ಟು ಪೋಷಿಸಿದರೆ ಪ್ರಕೃತಿಗೆ ಅಪಾರ ಕೊಡುಗೆ ಕೊಟ್ಟಂತಾಗುತ್ತದೆ ಎಂದು ಪರಿಸರವಾದಿ ಟಿ.ರಮೇಶ್ ತಿಳಿಸಿದರು.

ಸಖಿ ಫೌಂಡೇಶನ್ ಮತ್ತು ಸೂರ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಮಕೃಷ್ಣನಗರದ ಟ್ರಸ್ಟ್ ಕಚೇರಿಯಲ್ಲಿ ಆಯೋಜಿಸಿದ್ದ ಸಖಿ ಸಸಿ ಪರಿಸರ ದೀವಿಗೆ ಕಾರ್ಯಕ್ರಮದ 12ನೆಯ ಸಂಚಿಕೆ ವೃಕ್ಷಮಾತೆ ತಿಮ್ಮಕ್ಕನಿಗೆ ಹಸಿರಕ್ಷರದ ನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಮುಖಿ ಕೆಲಸಕಾರ್ಯಗಳನ್ನು ಅದರಲ್ಲಿಯೂ ಪರಿಸರ ಅಭಿಯಾನ ಪರಿಸರ ಸಂರಕ್ಷಣೆ ಕೆಲಸ–ಕಾರ್ಯಗಳನ್ನು ಮಾಡುವವರನ್ನು ಅಪಶಕುನದ ಬೆಕ್ಕಿನಂತೆ ಕೆಲವರು ಕಾಣುತ್ತಾರೆ. ಕೆಲಸ ಮಾಡುವವರಿಗೆ ಸಹಕರಿಸದಿದ್ದರೂ ಸುಮ್ಮನಿದ್ದರಷ್ಟೇ ಸಾಕು ಎಂದರು.

ಬದುಕಿದ್ದಾಗ ಭರವಸೆ ಬದುಕು ನೀಡದೆ ಸತ್ತನಂತರ ಸಾವಿರದಷ್ಟು ಸಂತಾಪದ ಮಾತನಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು. ಕರಿಘಟ್ಟದಲ್ಲಿ ಹಸಿರು ಕ್ರಾಂತಿ ಮಾಡುವಾಗ ಸಾಕಷ್ಟು ಕಷ್ಟನಷ್ಟಗಳು ನಿಷ್ಠೂರಗಳನ್ನು ಅನುಭವಿಸಬೇಕಾಯಿತು. ಈಗ ಅದೇ ಜನ ಬೆಳೆದುನಿಂತ ಮರಗಳ ಆಶ್ರಯದಲ್ಲಿ ನೆರಳು ಪಡೆಯುವಾಗ ಸಂತಸವಾಗುತ್ತದೆ ಎಂದರು.

ನಿವೃತ್ತ ತಹಸೀಲ್ದಾರ್ ಡಾ.ವಿ.ರಂಗನಾಥ್ ಮಾತನಾಡಿ, ನೀರನ್ನು ಮಿತವ್ಯಯವಾಗಿ ಬಳಸಿ, ಮಲ ಮೂತ್ರ ವಿಸರ್ಜನೆಗಾಗಿಯೇ ಬಕೇಟುಗಟ್ಟಲೆ ನೀರನ್ನು ಪೋಲು ಮಾಡುವುದು ತರವಲ್ಲ ಎಂದರು. ನೆಟ್ಟ ಗಿಡಗಳನ್ನು ಪೋಷಿಸಿ ಬೆಳಸುವ ಜವಾಬ್ದಾರಿಯೂ ನಮ್ಮದೇ ಎಂದರು. ನಂತರ ಸಖಿಬಳಗದ ಸದಸ್ಯರಾದ ಪ್ರೊ.ಶಶಿಕಲಾ, ಸುಮ ಸೋಮಶೇಖರ್, ಕವಿತಾ ಶಿರೂರ್, ಪ್ರೇಮಾ ಮಹೇಶ್, ವಿಮಲಾ ಪ್ರಕಾಶ್, ಚೈತ್ರ, ಉಮಾ ಬಿ.ರಾವ್, ಪುಷ್ಪಲತಾ ಸುಧಾರಮೇಶ್ ಪರಿಸರ ಗೀತೆಗಳನ್ನು ಹಾಡಿದರು. ನಂತರ 2026 ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ವಿಕ್ರಂ ಅಯ್ಯಂಗಾರ್, ಸಂಸ್ಥಾಪನಾ ಕಾರ್ಯದರ್ಶಿ ಗಾಯತ್ರಿ ಸುಂದರೇಶ್ ಮತ್ತಿತರರು ಉಪಸ್ಥಿತರಿದ್ದರು.

ಪಿ.ಹೆಚ್.ಡಿ ಪದವಿ



ಮೈಸೂರು: ಡಾ.ಆರ್.ತಿಮ್ಮರಾಯಪ್ಪ ಅವರ ಮಾರ್ಗದರ್ಶನದಲ್ಲಿ ನಾಗೇಶ್ ಆರ್. ವಾಣಿಜ್ಯಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯವು ಪಿಹೆಚ್.ಡಿ ಪದವಿಗೆ ಅಂಗೀಕರಿಸಿದೆ.

ಸಾಮರಸ್ಯ, ಮಾನವೀಯ ಮೌಲ್ಯ ಬೆಳೆಸುವ ಸಂಜೀವಿನಿ ವನ ರಂಗಭೂಮಿ

● ಚಿಂತಕ ದೇವನೂರು ಬಸವರಾಜು ಅಭಿಮತ ● ನಿರಂತರ ರಂಗೋತ್ಸವ–2025 ಯಶಸ್ವಿಯಾಗಿ ಸಂಪನ್ನ

ಮೈಸೂರು, ಡಿ.22(ಎಸ್‌ಪಿಎನ್)– ಮೈಸೂರಿನ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ನಿರಂತರ ಸಂಸ್ಥೆ ವತಿಯಿಂದ ಐದು ದಿನಗಳ ಕಾಲ ನಡೆದ ನಿರಂತರ ರಂಗೋತ್ಸವ ಸಂಪನ್ನಗೊಂಡಿತು.

ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಲೇಖಕ ದೇವನೂರು ಬಸವರಾಜು, ರಂಗಭೂಮಿಯ ಪ್ರಸ್ತುತತೆಯನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಸದಭಿರುಚಿ, ಸಾಮರಸ್ಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಸಂಜೀವಿನಿ ವನವೇ ರಂಗಭೂಮಿ ಎಂದು ಅಭಿಪ್ರಾಯಪಟ್ಟರು.

ರಂಗಭೂಮಿಯ ಮೂಲಕ ಬದುಕನ್ನು ಹಸನುಗೊಳಿಸುವ, ಸಮಾಜದಲ್ಲಿ ಪ್ರೀತಿ ಮತ್ತು ಸಾಮರಸ್ಯವನ್ನು ಬೆಳೆಸುವ ಕೆಲಸ ನಡೆಯಬೇಕು. ನಿರಂತರ ಸಂಸ್ಥೆ ಆ ಕೆಲಸ ಮಾಡುತ್ತಿದೆ. ಪ್ರಸಕ್ತ ಕಾಲಘಟ್ಟ ವಿಷಮವಾಗಿದ್ದು, ನಾವು ಬದುಕುತ್ತಿರುವ ಪರಿಸ್ಥಿತಿ ಹಾಗೂ ನಮ್ಮ ಸುತ್ತಲೂ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಆತಂಕವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಮರುನಿರ್ಮಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.



ನಿರಂತರ ರಂಗೋತ್ಸವ–2025 ಯಶಸ್ವಿಯಾಗಿ ಸಂಪನ್ನಗೊಂಡಿತು.

ಮಾನವೀಯತೆ ಎಲ್ಲೆಡೆ ನೆಲೆಸಬೇಕಿದೆ. ಅದು ಇಲ್ಲದಿದ್ದರೆ ಬದುಕಲಾರದಂತಹ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಲಿದೆ. ನಾಳೆಯ ನೆಮ್ಮದಿಯೂ ಕಾಣದಂತಾಗುತ್ತದೆ. ಸಮಾಜದಲ್ಲಿ ಜಾತಿ–ಜಾತಿಗಳ ನಡುವೆ, ಧರ್ಮ–ಧರ್ಮಗಳ ನಡುವೆ ಅಸಹನೆ ಹೆಚ್ಚಾಗುತ್ತಿದ್ದು, ಹೊಟ್ಟೆಕಿಚ್ಚಿನಲ್ಲೇ ಕಾಲ ಕಳೆದುಹೋಗುತ್ತಿರುವ ಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಹಿರಿಯ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಮಾತನಾಡಿ, 'ನಿರಂತರ' ತಂಡವನ್ನು ಹಲವು ವರ್ಷಗಳಿಂದ ಗಮನಿಸುತ್ತಾ ಬಂದಿದ್ದೇನೆ. ಇವರು ನಡೆಸುತ್ತಿರುವ ಸಹಜರಂಗ ತರಬೇತಿ ಶಿಬಿರಗಳು, ಕಾವ್ಯ ಓದು, ಸಾಹಿತ್ಯ ಹಾಗೂ ನಾಟಕಗಳ ಅಧ್ಯಯನದ ಮೂಲಕ ವಿದ್ಯಾರ್ಥಿಗಳನ್ನು ಸರಿಯಾದ ದಿಕ್ಕಿನತ್ತ ಕರೆದೊಯ್ಯುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

> **ಬದುಕು ಕಲೆಯೂ ಹೌದು, ವಿಜ್ಞಾನವೂ ಹೌದು. ಹಾಗೆಯೇ ರಂಗಭೂಮಿ ಕೂಡ. 'ರಂಗಭೂಮಿ' ಎಂಬ ಪದದ ರೂಪದಲ್ಲಿ ಅಲ್ಲದಿದ್ದರೂ, ಮನುಷ್ಯನ ನಾಗರಿಕತೆಯ ಆರಂಭದ ಕೇಂದ್ರ ಬಿಂದು ಎನ್ನಬಹುದು. ಚಿತ್ರಕಲೆ, ಕುಣಿತ, ಹಾಡು, ಮಾನವ ಪೂರ್ವದ ಕಲಾರೂಪಗಳು; ನಂತರ ಅವು ಕಲಾ ಪ್ರಕಾರಗಳಾಗಿ ಉಳಿದುಕೊಂಡವು. ಇವೆಲ್ಲದರ ಕ್ರೋಢೀಕೃತ ರೂಪವೇ ರಂಗಭೂಮಿಯಾಗಿದ್ದು, ಅದು ಕಲೆಗಿಂತಲೂ ಮೀರಿದ ಸಾಮಾಜಿಕ ಕಾರ್ಯವನ್ನು ವಿಸ್ತರಿಸಿಕೊಂಡಿದೆ.**
> –ದೇವನೂರು ಬಸವರಾಜು

'ನಿರಂತರ' ಫೌಂಡೇಷನ್ ಅಧ್ಯಕ್ಷ ಎಂ.ಎಂ.ಸುಗುಣ ಮಾತನಾಡಿ, ಜಿಡಿಪಿ ಅಥವಾ ಷೇರು ಸೂಚ್ಯಂಕದ ಬೆಳವಣಿಗೆಯೇ ದೇಶದ ಪ್ರಗತಿ ಎಂಬ ಭ್ರಮಾಲೋಕವನ್ನು ಸೃಷ್ಟಿಸಲಾಗುತ್ತಿದೆ. ಆದರೆ, ಅದು ನಿಜವಲ್ಲ; ಸಾಂಸ್ಕೃತಿಕ ಅಭಿವ್ಯಕ್ತಿಯೇ ದೇಶದ ಸಮೃದ್ಧಿಯ ನಿಜವಾದ ಸಂಕೇತ ಎಂದು ಹೇಳಿದರು. ಆತ್ಮಸ್ಥೈರ್ಯ ಮತ್ತು ಆತ್ಮಾಭಿಮಾನವನ್ನು ಮುಕ್ತವಾಗಿ ವ್ಯಕ್ತಪಡಿಸಿಕೊಳ್ಳುವ ಸಮಾಜ ನಿರ್ಮಾಣವಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ರಂಗಭೂಮಿ ಜೀವಂತ ಕಲೆ: ಅದು ಸಮಾಜದ ಆಗುಹೋಗುಗಳಿಗೆ ನೇರವಾಗಿ ಮುಖಾಮುಖಿಯಾಗುತ್ತದೆ. ವರ್ತಮಾನದಲ್ಲಿ ಭವಿಷ್ಯವನ್ನು ಚಿಂತಿಸುವುದು, ಇತಿಹಾಸದಲ್ಲಿನ ನಕಾರಾತ್ಮಕತೆಯನ್ನು ತಿದ್ದಿ ಕ್ರಿಯಾತ್ಮಕತೆಗೆ ರೂಪಿಸುವುದೇ ರಂಗಭೂಮಿಯ ಕರ್ತವ್ಯ ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆ.ಸಿ.ಬಸವರಾಜು, ರೈತಸಂಘದ ಹೊಸಕೋಟೆ ಬಸವರಾಜು, ಪ್ರೊ.ಕಾಳಚನ್ನೇಗೌಡ, ಮೀನಾ ಮಸೂರು, ಪ್ರೊ.ಚ. ಸರ್ವಮಂಗಳ, ಶ್ರೀನಿವಾಸ್ ಪಾಲಳ್ಳಿ, ಪ್ರಸಾದ್ ಕುಂದೂರು, ಹರಿಪ್ರಸಾದ್, ಡಾ.ನರೇಂದ್ರ ಕುಮಾರ್, ದೇವಾನಂದ್ ವರಪ್ರಸಾದ್, ಸುಗುಣ ಎಂ.ಎಂ. ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಕಿರುರಂಗಮಂದಿರವನ್ನು ಕಿಕ್ಕಿರಿದು ತುಂಬಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವೇದಿಕೆ ಕಾರ್ಯ ಕ್ರಮದ ನಂತರ, ನಿರ್ದಿಗಂತ ತಂಡ ಅಭಿನಯದ, ಲೇಖಕ ದಾರಿಯೋ ಫೋ ರವರ 'ಕಾಂಟ್ ಪೇ ವೊಂಟ್ ಪೇ' ಆಧಾರಿತ' ಕೊಡಲ್ಲ ಅಂದ್ರೆ ಕೊಡಲ್ಲ.... (ಪರಿಕಲ್ಪನೆ, ವಿನ್ಯಾಸ & ನಿರ್ದೇಶನ: ಶಕೀಲ್ ಅಹ್ಮದ್) ನಾಟಕವು ಪ್ರೇಕ್ಷಕರ ಗೆದ್ದಿತು.

ಪಂಚ ಗ್ಯಾರಂಟಿ ಯೋಜನೆಯಡಿ ಫಲಾನುಭವಿಗಳಿಗೆ 3 ಲಕ್ಷ ಕೋಟಿ ಖರ್ಚು


ಜನಸ್ಪಂದನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

ನಾಗಮಂಗಲ, ಡಿ.22– ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಇತರೆ ರಾಜ್ಯಗಳು ಪ್ರಾರಂಭಿಸುತ್ತಿದ್ದು, ಇದುವರೆಗೂ ಗ್ಯಾರಂಟಿ ಯೋಜನೆಯಡಿ 1.25 ಲಕ್ಷ ಕೋಟಿ ಹಣವನ್ನು ಸಾರ್ವಜನಿಕರಿಗೆ ತಲುಪಿಸಲಾಗಿದೆ. ಗ್ಯಾರಂಟಿ ಯೋಜನೆಯಡಿ 5 ವರ್ಷದಲ್ಲಿ 3 ಲಕ್ಷ ಕೋಟಿ ಹಣ ಫಲಾನುಭವಿಗಳಿಗೆ ತಲುಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ಟಿ.ಬಿ.ವೃತ್ತದ ಬಡಗೂಡಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜನಸ್ಪಂದನಾ ಕಾರ್ಯಕ್ರಮದ ಪ್ರಮುಖ ಉದ್ದೇಶವೇ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದಾಗಿದೆ. ಈ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಸಾರ್ವಜನಿಕರಿಂದ ಅನೇಕ ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲಿಸಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು.

ತಾಲೂಕುಗಿಂತಲೂ ಜಿಲ್ಲಾಡಳಿತದ ಜವಾಬ್ದಾರಿ ದೊಡ್ಡದು. ಜಿಲ್ಲಾಡಳಿತ ಹೆಚ್ಚು ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕು ಆಡಳಿತದಲ್ಲಿ ಅನುಭವದ ಕೊರತೆಯಿಂದ ಕೆಲಸ ನಿಧಾನವಾಗಿರಬಹುದು ಎಂದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರದಿಂದ ಹಣ ದೊರೆಯದಿದ್ದರೂ, ಹಾಲಿನ ಪ್ರೋತ್ಸಾಹ ಧನ, ಬಡ್ಡಿರಹಿತ ಸಾಲ, ಕೃಷಿ ಇಲಾಖೆ ಸೌಲಭ್ಯ, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ ಸೌಲಭ್ಯ, ಸಾರ್ವಜನಿಕರಿಗೆ ಸಬ್ಸಿಡಿ, ಬರಗಾಲ, ಮಳೆ ಹಾನಿ ಪರಿಹಾರಗಳಿಗಾಗಿ ಸ್ವಂತ ಖಜಾನೆಯಿಂದ ಸವಲತ್ತು ನೀಡಲಾಗುತ್ತಿದೆ ಎಂದರು.

> ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ 8600ಕ್ಕೂ ಹೆಚ್ಚು ಪಹಣಿಗಳನ್ನು ತಿದ್ದುಪಡಿ ಮಾಡಲಾಗಿದೆ. ಎಸಿ ನ್ಯಾಯಾಲಯದಲ್ಲಿ 1600ಕ್ಕೂ ಹೆಚ್ಚು ಕೋರ್ಟ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನಾಗಮಂಗಲ ತಾಲೂಕಿನಲ್ಲಿ 20 ಸಾವಿರ ಪೌತಿ ಖಾತೆ ಬದಲಾವಣೆ ಮಾಡಲಾಗಿದೆ. 2 ಲಕ್ಷದ 60 ಸಾವಿರ ಆಧಾರ್ ಸೀಡಿಂಗ್ ಮಾಡಲಾಗಿದೆ.
> – ಎನ್.ಚಲುವರಾಯಸ್ವಾಮಿ




ಜನಸಂಪರ್ಕ ಸಭೆಯಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಇದೇ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ನಾಗಮಂಗಲ ತಾಲೂಕಿನಲ್ಲಿ 80 ಸಾವಿರ ಖಾತೆ ಬಾಕಿ ಇದ್ದು, ಮುಂದಿನ 6 ತಿಂಗಳಲ್ಲಿ ಹಂತ ಹಂತವಾಗಿ ಗ್ರಾಮ ಮಟ್ಟದಲ್ಲಿ ಆಂದೋಲನ ನಡೆಸಿ ಕ್ರಮ ವಹಿಸಲಾಗುವುದು. ಮುಜರಾಯಿ ದೇವಸ್ಥಾನದ ಅರ್ಚಕರಿಗೆ ಪ್ರತಿ ತಿಂಗಳಿಗೆ 6 ಸಾವಿರ ರೂ.ಗಳಂತೆ ತಾಲೂಕಿನಲ್ಲಿ ಒಟ್ಟು 506 ದೇವಸ್ಥಾನಗಳಿಗೆ 30 ಲಕ್ಷಕ್ಕೂ ಹೆಚ್ಚು ಹಣ ನೀಡಲಾಗುತ್ತಿದೆ. NRLM ವತಿಯಿಂದ ಮಹಿಳೆಯರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಜಿಪಂ ನಡೆಸಿಕೊಂಡು ಬರುತ್ತಿದೆ ಎಂದರು.

18 ಲಕ್ಷ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ. 1.07 ಲಕ್ಷ ಪೌತಿ ಖಾತೆ, 2 ಸಾವಿರಕ್ಕೂ ಹೆಚ್ಚು ದರಖಾಸ್ತು ಪೋಡಿ, 20 ಸಾವಿರ ಪ್ರಕರಣಗಳನ್ನು ಡಿಸಿ, ಎಸಿ ಹಾಗೂ ತಹಸೀಲ್ದಾರ್ ಅವರ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಲಾಗಿದೆ. 962 ಕೆರೆಗಳ ಅಳತೆ ಕಾರ್ಯಪೂರ್ಣಗೊಂಡಿದೆ. ರೆಕಾರ್ಡ್ ರೂಂನಲ್ಲಿ ಭೂ ಸುರಕ್ಷಾ ಯೋಜನೆಯಡಿ 1.60 ಕೋಟಿ ಪುಟಗಳ ಸ್ಕ್ಯಾನಿಂಗ್ ಮಾಡಲಾಗಿದೆ. 154 ಹೊಸ ಕಂದಾಯ ಗ್ರಾಮಗಳನ್ನು ರಚಿಸಲು ಕ್ರಮ ವಹಿಸಲಾಗಿದೆ. 59 ಸಾವಿರ ಸರ್ಕಾರಿ ಜಮೀನುಗಳ ಲ್ಯಾಂಡ್ ಬೀಟ್ ಮಾಡಲಾಗಿದೆ ಎಂದರು.

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ, ಮಳೆ ಯಾಶ್ರಿತ ಪ್ರದೇಶ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ, ಕೃಷಿ ಭಾಗ್ಯ ಯೋಜನೆ, ರೈತರ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣಕ್ಕಾಗಿ ಒಟ್ಟು 1.22 ಕೋಟಿ ಸಹಾಯಧನ ನೀಡಲಾಗಿದೆ. ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೂ ಜನರನ್ನು ತೃಪ್ತಿ ಪಡಿಸಲಾಗುತ್ತಿಲ್ಲ. ನನ್ನಿಂದ ಸಾಧ್ಯವಾದಷ್ಟು ಸೇವೆ ಸಲ್ಲಿಸಲು ನಾನು ಸದಾ ಸಿದ್ಧ. ಜಿಲ್ಲೆಯಲ್ಲಿ ಇನ್ನು ಹೆಚ್ಚು ಬದಲಾವಣೆ ತರಲು ನಮ್ಮೊಂದಿಗೆ ಸಹಕರಿಸಿ ಹಾಗೂ ದಯವಾಡಿ ಸವಲತ್ತುಗಳ ಸೌಲಭ್ಯ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಓ ಕೆಆರ್.ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಗಂಗಾಧರಸ್ವಾಮಿ, ತಹಸೀಲ್ದಾರ್ ಆದರ್ಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾಧಿಕಾರಿ ಮಂಜುಳಾ, ನಗರಾಭಿವೃದ್ಧಿ ಕೋಶ ಜಂಟಿ ನಿರ್ದೇಶಕ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ



ಕರ್ನಾಟಕ ಪ್ರಾಂತ ರೈತ ಸಂಘದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಂಡ್ಯ, ಡಿ.22– ತುಮಕೂರಿನ ಶಿರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಕುಟುಂಬದವರು ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್ ರಾಜ್ ಮಾತನಾಡಿ, ಮಳವಳ್ಳಿ ತಾಲೂಕಿನ ಗಾಣಾಳು ಸರ್ವೇ ನಂ.48ರಲ್ಲಿ ಕೆಲ ಬಡ ರೈತರು ನೂರಾರು ವರ್ಷಗಳಿಂದ ಅನುಭವದಲ್ಲಿದ್ದು ಜೀವನ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಅವರಿಗೆ ಸರ್ಕಾರದ ಭೂ ಮಂಜೂರಾತಿ ಸಮಿತಿ ಹಕ್ಕುಪತ್ರ ಸಹ ನೀಡಿದೆ. ಅದರ ಪ್ರಕಾರ ಸದರಿ ರೈತರ ಹತ್ತಿರ ಪಹಣಿ, ಮ್ಯುಟೇಷನ್ ಸಹಿತ ಎಲ್ಲಾ ದಾಖಲೆಗಳಿದ್ದು ಅನುಭವದಲ್ಲಿರುತ್ತಾರೆ. ಆದರೆ ಸದರಿ ಬಡ ರೈತರ ಮೇಲೆ ಶಾಸಕ ಟಿ.ಬಿ.ಜಯಚಂದ್ರ ಅವರ ಮಗ ಸಂತೋಷ್ ಎಂಬುವರ ಪತ್ನಿ ರಂಜಿತ ಗಾಣಾಳು ಸರ್ವೇ ನಂ.48ರಲ್ಲಿ 57 ಎಕರೆ ಜಮೀನು ಖರೀದಿಸಿ ನಕಲಿ ಪೋಡಿ ಮಾಡಿಸಿಕೊಂಡು ಬಡ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಕೃತ್ಯಕ್ಕೆ ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಬೆಂಬಲ ಸಹ ಇದೆ. ಈ ರೀತಿ ಬಡ ರೈತರ ಮೇಲೆ ಬೆದರಿಕೆಯೊಡ್ಡಿ ಅವರನ್ನು ಒಕ್ಕಲೆಬ್ಬಿಸುವ ಕ್ರಮವನ್ನು ಖಂಡಿಸುತ್ತೇವೆ. ಬಡ ರೈತನಿಗೆ ರಕ್ಷಣೆ ನೀಡಿ ಅನುಭವದಂತೆ ಪೋಡಿ ಮಾಡಿ ಕೊಡಬೇಕು ಹಾಗೂ ಜಿಲ್ಲಾಧಿಕಾರಿಗಳು, ಸರ್ವೇ ಇಲಾಖೆಯ ಡಿಡಿಎಲ್‌ಆರ್ ಅವರು ಮಧ್ಯ ಪ್ರವೇಶಿಸಿ ಪ್ರಭಾವಿಗಳ ನಕಲಿ ಪೋಡನ್ನು ರದ್ದು ಮಾಡಿ ಅನುಭವದಾರರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

ರಂಜಿತ ಅವರು 57 ಎಕರೆ ಜಮೀನನ್ನು ನಕಲಿ ಮಾಲೀಕರಿಂದ ಖರೀದಿಸಿ ನಮಗೆ ಪೋಡಿ ಆಗಿದೆ ಎಂದು ಪ.ಜಾತಿ ರೈತರು ಹಾಗೂ ಕೆಂಪಮ್ಮ ಮತ್ತು ಕೃಷ್ಣ ಕುಟುಂಬದವರ ಹತ್ತಿರ ಸಾಗುವಳಿ ಚೀಟಿ, ಮ್ಯುಟೇಷನ್, ಮಂಜೂರಾತಿ ಸ್ಕೆಚ್, ಆರ್.ಟಿ.ಸಿ. ಎಲ್ಲಾ ದಾಖಲೆಗಳು ಇದ್ದಾಗಿಯೂ ಅವರನ್ನು ಒಕ್ಕಲೆಬ್ಬಿಸಲು ಪೊಲೀಸರು ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳ ಮೇಲೆ ತಮಗಿರುವ ರಾಜಕೀಯ ಪ್ರಭಾವ ಬಳಸಿ ಬಡ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈ ದಬ್ಬಾಳಿಕೆಯನ್ನು ನಿಲ್ಲಿಸಬೇಕು ಸೂಕ್ತವಾದ ತನಿಖೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಜಯಚಂದ್ರ ಸೊಸೆ ರಂಜಿತಾ ಖರೀದಿ ಮಾಡಿರುವ ಮೂಲ ನೆಟ್ಕಲ್ ನಿಂಗೇಗೌಡ ಎಂಬುವವರ ವಾರಸುದಾರರಿಂದ. ಆದರೆ ನಿಂಗೇಗೌಡ ನೆಟ್ಕಲ್ ಗ್ರಾಮದಲ್ಲಿ ವಾಸ ಇಲ್ಲ ಅವರ ಜೀವಿತದ ಬಗ್ಗೆ ಯಾವುದೇ ರೀತಿಯ ದಾಖಲೆಗಳು ಇಲ್ಲ ಎಂದು ಗ್ರಾಮ ಲೆಕ್ಕಿಗರು ಹಾಗೂ ರಾಜಸ್ವ ನಿರೀಕ್ಷಕರು ವರದಿ ಸಹ ನೀಡಿರುತ್ತಾರೆ. ಆದರೆ ಇವರ ಕುಟುಂಬದವರನ್ನು ಸೃಷ್ಟಿ ಮಾಡಿ ಈ ಖರೀದಿ ಮಾಡಿರುವುದರಿಂದ ಅಕ್ರಮ ನಡೆದಿರಬಹುದು ಎಂಬ ಅನುಮಾನ ಸಹ ಕಂಡು ಬಂದಿರುತ್ತದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಮತ್ತು ಅನುಭವದಂತೆ ಪೋಡಿ ಮಾಡಿ ಕೊಡಬೇಕು ಎಂದು ಒತ್ತಾಯಿಸಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಲಿಂಗರಾಜು, ಲಿಂಗರಾಜ ಮೂರ್ತಿ, ಪ್ರಮೀಳಾ, ನಾಗೇಶ್, ನಾರಾಯಣ, ಮಾಯಿಗೌಡ, ಮುತ್ತುರಾಜು, ಕೃಷ್ಣ, ಅಂಕಯ್ಯ, ಜಡೆಮಾದೇಗೌಡ, ಮೂರ್ತಿ, ಚಿಕ್ಕರಾಚ್ಯ, ದೇವರಾಜ್, ತಿಮ್ಮೇಗೌಡ, ಮಹಾದೇವಮ್ಮ, ರಾಮಚಂದ್ರಯ್ಯ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಭಾರತೀನಗರದ ಪೊಲೀಸರ ಭದ್ರತೆಯೊಂದಿಗೆ ದೇವಾಲಯಗಳನ್ನು ಪ್ರವೇಶಿಸಿದ ಪರಿಶಿಷ್ಟರು

ಭಾರತೀನಗರ, ಡಿ.22– ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.



ಕೆಶೆಟ್ಟಹಳ್ಳಿ ಗ್ರಾಮದಲ್ಲಿ ದೇವಾಲಯಗಳಿಗೆ ಪ್ರವೇಶಿಸಿದ ಪರಿಶಿಷ್ಟ ಜನರು ಪೂಜೆ ಸಲ್ಲಿಸಿದರು.

ಗ್ರಾಮದಲ್ಲಿ ಕಳೆದ ಡಿ.15 ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿತ್ತು. ಇದಾದ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸ್ ಇಲಾಖೆಯ ಡಿವೈಎಸ್ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಸಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಎರಡೂ ಕೋಮುಗಳ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಕೊಡಿಸುವಂತೆ ಮತ್ತು ಟ್ರಸ್ಟ್‌ನಲ್ಲಿ ಸದಸ್ಯತ್ವ ನೀಡುವಂತೆ, ಮೇಲ್ವರ್ಗದವರ ದೇವಾಲಯಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ಮಾಡಿದ್ದ ಮನವಿ ಮೇರೆಗೆ ದಿನಾಂಕ ನಿಗದಿಗೊಳಿಸಿದ್ದು, ಅದರಂತೆ ಇಂದು ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡ ಸಿ.ಎ.ಕೆರೆಮೂರ್ತಿ ಮಾತನಾಡಿದರು.

ಇದೇ ವೇಳೆ ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಿದ್ದು, ಇಂದೂ ಕೂಡ ಅನಿಲ್ ಅವರು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಮತ್ತಿತರ ಪರಿಶಿಷ್ಟ ಮುಖಂಡರು ಇದ್ದರು.

ಒಂದನೇ ಪುಟದಿಂದ

ಟೌನ್‌ಶಿಪ್ ನಿರ್ಮಾಣ

ಕ್ಷಿಪ್ರ ಕಾರ್ಯಪಡೆ: ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಅನಧಿಕೃತ ಚಟುವಟಿಕೆಗಳು ಹಾಗೂ ಅತಿಕ್ರಮ ಪ್ರವೇಶಗಳನ್ನು ತಡೆಗಟ್ಟಿ ಪ್ರಾಧಿಕಾರದ ಆಸ್ತಿ ಸಂರಕ್ಷಿಸಿಕೊಳ್ಳಲು ಪ್ರತ್ಯೇಕ ಕ್ಷಿಪ್ರ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ. ಓರ್ವ ನಿವೃತ್ತ ಡಿವೈಎಸ್ಪಿ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳ ನೇತೃತ್ವದ ಕ್ಷಿಪ್ರಪಡೆಯು, ಅನಧಿಕೃತ ಚಟುವಟಿಕೆಗಳು ಹಾಗೂ ಅತಿಕ್ರಮ ಪ್ರವೇಶ ತಡೆಯುವಂತಹ ತುರ್ತು ಪರಿಸ್ಥಿತಿಯಲ್ಲಿ ಪ್ರಾಧಿಕಾರಕ್ಕೆ ನೆರವಾಗಲಿದೆ.

ಸಿಎ ನಿವೇಶನಕ್ಕೆ ಹೊಸದಾಗಿ ಅರ್ಜಿ: ಮೂರು ವರ್ಷದ ಹಿಂದೆ ಸಿಎ ನಿವೇಶನ ಹಂಚಿಕೆಗೆ ಅರ್ಜಿ ಕರೆದು, ಹಣ ಸಂದಾಯ ಮಾಡಿಸಿಕೊಳ್ಳಲಾಗಿತ್ತು. ಆದರೆ ಅಂತಿಮ ಅನುಮೋದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದೆ ಅರ್ಜಿ ಹಾಕಿದ್ದವರಿಗೆ ಹಣ ಮರುಪಾವತಿ ಮಾಡಿ, ಹೊಸದಾಗಿ 300 ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಪ್ರಕಟಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಹೊಸ ವಕೀಲರ ನಿಯೋಜನೆ: ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನಿರ್ವಹಿಸಲು ಯುವ ವಕೀಲರನ್ನು ನಿಯೋಜಿಸಿಕೊಳ್ಳುವ ಸಂಬಂಧ ಆಸಕ್ತರಿಂದ ಅರ್ಜಿ ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮುಡಾ ಆಯುಕ್ತ ಕೆ.ಆರ್.ರಕ್ಷಿತ್, ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಕೃಷ್ಣಮೂರ್ತಿ, ಸೆಸ್ಕ್‌ನ ಮುಖ್ಯ ಇಂಜಿನಿಯರ್ ಮೃತ್ಯುಂಜಯ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಇಂಜಿನಿಯರ್ ನಾಯಕ್‌ವಾಡ್, ಎಂಡಿಎ ಕಾರ್ಯದರ್ಶಿ ಜಾನ್ಸನ್, ನಗರ ಯೋಜಕ ಸದಸ್ಯ ಶಿವರಾಮಯ್ಯ, ಅಧೀಕ್ಷಕ ಇಂಜಿನಿಯರ್ ಮಂಜು ಹಾಜರಿದ್ದರು.

ಸಮಸ್ಯೆ: ಇ–ಸ್ವತ್ತು ಸೇವೆಗೆ ಗ್ರಹಣ

ಮಾತ್ರ ಲಭ್ಯವಾಗಿಲ್ಲ. ಕರ್ನಾಟಕ ಸರ್ಕಾರವು ಅಭಿವೃದ್ಧಿಪಡಿಸಿರುವ ಇ–ಸ್ವತ್ತು 2.0 ಕೇಂದ್ರೀಕೃತ ಆನ್‌ಲೈನ್ ವೇದಿಕೆಯು ನಗರ ಮತ್ತು ಗ್ರಾಮೀಣ ಪ್ರದೇಶದ ಆಸ್ತಿ ದಾಖಲೆಗಳನ್ನು ನಿರ್ವಹಿಸಲು, ವಹಿವಾಟುಗಳನ್ನು ಸುಗಮಗೊಳಿಸಲು, ಭೂ ಕಬಳಿಕೆಯಂತಹ ವಂಚನೆ ಯನ್ನು ತಡೆಗಟ್ಟಲು ಹಾಗೂ ಭೂ ಮಾಲೀಕತ್ವದಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಲು ಸಹಾಯ ಮಾಡುತ್ತದೆ ಎಂಬ ನಿರೀಕ್ಷೆಯಿತ್ತು.

ತವರು ಜಿಲ್ಲೆಯಲ್ಲೇ ಅನುಷ್ಠಾನವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ರಾಮೀಣ ಪ್ರದೇಶದ ಜನರಿಗಾಗಿ ಚಾಲನೆ ನೀಡಿದ ಇ–ಸ್ವತ್ತು 2.0 ಬಿ–ಖಾತಾ ನೀಡುವ ಯೋಜನೆಯೂ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಅನುಷ್ಠಾನವಾಗಲಿಲ್ಲ. ತಮ್ಮ ಆಸ್ತಿಗಳನ್ನು ಮಾರಾಟ, ಭೋಗ್ಯ ಮಾಡಲು ಅಥವಾ ಬ್ಯಾಂಕ್ ಮತ್ತಿತರ ಹಣಕಾಸು ಸಂಸ್ಥೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಖಾತಾ ನೋಂದಣಿ ಅತ್ಯವಶ್ಯವಾಗಿರುವುದರಿಂದ ಇ–ಸ್ವತ್ತು 2.0 ಯೋಜನೆ ಫಲಪ್ರದವಾಗಬಹುದೆಂದು ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆಯುಂಟಾಗಿದೆ.

> ಇ–ಸ್ವತ್ತು 2.0 ಫ್ಲಾಟ್ ಫಾರಂ ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ದೋಷವಿರುವ ಕಾರಣ ಕಳೆದ ಒಂದು ವಾರದಿಂದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಇ–ಖಾತಾ ಪ್ರಕ್ರಿಯೆಗೆ ಅಡಚಣೆಯಾಗಿದೆ ಅಲ್ಲದೇ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಬಿ–ಖಾತಾ ನೋಂದಣಿಗೂ ತೊಂದರೆಯಾಗಿದೆ. ಬೆಂಗಳೂರಿನಲ್ಲಿ ಸರ್ವರ್ ಸಮಸ್ಯೆಯುಂಟಾಗಿದ್ದು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅತೀ ಶೀಘ್ರದಲ್ಲೆ ಈ ಸೇವೆಗಳು ಆರಂಭವಾಗಲಿವೆ.
> -ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿಗಳು

ತಡೆಯಲು ಡಿಸಿಎಂ ಡಿಕೆಶಿ ಹರಸಾಹಸ

ಕಳೆದ ಶುಕ್ರವಾರ ನಗರದ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ರಾಜಣ್ಣ ಅವರನ್ನು ಭೇಟಿ ಮಾಡಿ ಶಿವಕುಮಾರ್ ಮುಖಾಮುಖಿ ಚರ್ಚೆ ಮಾಡಿದ್ದರಾದರೂ ಅಂದು ಅವರ ಪ್ರಯತ್ನ ಯಶಸ್ವಿಯಾಗಿರಲಿಲ್ಲ. ನಿನ್ನೆ ಮತ್ತೆ ಭಾನುವಾರ ರಾತ್ರಿ ರಾಜಣ್ಣ ಆಪ್ತರೊಬ್ಬರನ್ನು ಮುಂದಿಟ್ಟುಕೊಂಡು ಹೈಗ್ರೌಂಡ್ಸ್ ಪ್ರದೇಶದ ಖಾಸಗಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿ ಮನವೊಲಿಕೆ ಪ್ರಯತ್ನ ನಡೆಸಿದರು, ರಾಜಣ್ಣ ಆಪ್ತ ಉದ್ಯಮಿ ಅಶೋಕ್ ಈ ಭೇಟಿ ವ್ಯವಸ್ಥೆ ಮಾಡಿದ್ದರು.

ಶಿವಕುಮಾರ್ ತಮಗೆ ದಕ್ಕಬೇಕಾದ ಅಧಿಕಾರ ಸುಲಲಿತವಾಗಿ ನಡೆಯಬೇಕು, ಯಾವುದೇ ಅಡಚಣೆ ಆಗಬಾರದೆಂಬ ಉದ್ದೇಶದಿಂದ ಸಿದ್ದರಾಮಯ್ಯ ಆಪ್ತ ಬಳಗದಲ್ಲಿರುವ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್ ಹಾಗೂ ಬೈರತಿ ಸುರೇಶ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ವರಿಷ್ಠರಿಂದ ಬಂದ ಸಂದೇಶದ ಮೇರೆಗೆ ಶಿವಕುಮಾರ್ ಅವರು ರಾಜಣ್ಣ ಮತ್ತು ಸಂಗಡಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮತ್ತು ಪಕ್ಷದಲ್ಲೇ ಉಳಿಸಿಕೊಳ್ಳಲು ಯತ್ನಿಸಿದ್ದಾರೆ.

ಹೈಕಮಾಂಡ್ ತೀರ್ಮಾನಿಸುತ್ತದೆ

ಎಂದು ಕೇಳಿದ ಸಿದ್ದರಾಮಯ್ಯ ಅವರು, ಅವರಿಬ್ಬರ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಈ ಹಿನ್ನೆಲೆ ಭೇಟಿ ಮಾಡಿದ್ದಾರೆ. ಹಾಗಾದರೆ ರಾಜಣ್ಣ ಅವರು ಶಿವಕುಮಾರ್ ಅವರನ್ನು ಭೇಟಿ ಮಾಡಬಾರದು ಎಂಬ ನಿಯಮ ಏನಾದರೂ ಇದೆಯೇ? ಎಂದು ಪ್ರಶ್ನಿಸಿದರು.

ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದ ರಾಮಯ್ಯ ಅವರು, ಖರ್ಗೆ ಹೇಳಿರುವುದರಲ್ಲಿ ತಪ್ಪಿಲ್ಲ, ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ ಎಂದರು.

ಸಂಕ್ರಾಂತಿಯಲ್ಲಿ ಕ್ರಾಂತಿ ಆಗುತ್ತದೆ ಎಂಬ ವದಂತಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಅವರು, ಯಾವ ಕ್ರಾಂತಿಯೂ ಇಲ್ಲ, ಏನೇ ಇದ್ದರೂ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ ಎಂದು ಪುನರ್ ಸ್ಪಷ್ಟನೆ ನೀಡಿದರು.

ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಮಾಡಿದ್ದು ನಾನು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ ಅವರು, ಎಸ್.ಎಂ. ಕೃಷ್ಣ ಸರ್ಕಾರ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಮಾಡಿತು ಎಂದು ಸಿದ್ದರಾಮಯ್ಯ ಹೇಳಿದರು. ಎಂದಿನಂತೆ ಇಂದು ಕೂಡ ಮೈಸೂರಿನ ಅಗ್ರಹಾರದ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ಬೆಣ್ಣೆ ದೋಸೆ ಸವಿದರು.

ಕುಂಬಳ ಕಾಯಿ ಕಳ್ಳ ಎಂದರೆ ಬಿಜೆಪಿಯರೇಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು

ದ್ವೇಷ ಭಾಷಣ ವಿರುದ್ಧದ ಕಾಯ್ದೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಕುಂಬಳ ಕಾಯಿ ಕಳ್ಳ ಎಂದರೆ ಬಿಜೆಪಿಯವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ಕಾಯ್ದೆಯನ್ನು ಯಾವುದೇ ಒಂದು ಪಕ್ಷಕ್ಕೆ ಸೀಮಿತಗೊಳಿಸಿ ಜಾರಿ ಮಾಡಿಲ್ಲ. ಎಲ್ಲಾ ಪಕ್ಷಗಳಿಗೂ ಈ ಕಾಯ್ದೆ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಯಾರೆಲ್ಲಾ ದ್ವೇಷ ಭಾಷಣ ಮಾಡುತ್ತಾರೋ ಅವರಿಗೆ ಈ ಕಾಯ್ದೆ ಅನ್ವಯವಾಗುತ್ತದೆ. ಬಿಜೆಪಿಯವರು ದ್ವೇಷ ಭಾಷಣ ಮಾಡುತ್ತಿರಬಹುದು, ಈ ಹಿನ್ನೆಲೆ ಅವರು ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಗೇಲಿ ಮಾಡಿದರು. ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಗೂ ಶಾಂತಿ ಕಾಪಾಡಲು ಇಂತಹ ಕಾಯ್ದೆ ಅವಶ್ಯಕತೆ ಇದೆ. ಈ ಹಿನ್ನೆಲೆ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ಕಾಯ್ದೆಯನ್ನು ಜಾರಿಗೊಳಿಸಿದ್ದೇವೆ ಎಂದು ಸಿದ್ದರಾಮಯ್ಯ ಪುನರ್ ಸ್ಪಷ್ಟಪಡಿಸಿದರು.

ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

ಬಸ್ಸುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆಗೆ ಇಳಿದ ಬಳಿಕ 2023 ರಲ್ಲಿ ಬಿಜೆಪಿ ಸರ್ಕಾರ ವೇತನ ಪರಿಷ್ಕರಣೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿಲ್ಲ ಮತ್ತು ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದರು. ಆದರೆ ಈಗ ಬಸ್ಸುಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಟಿಕೆಟ್ ನೀಡಿದ್ದರೂ ನಿರ್ವಾಹಕರು ಟಿಕೆಟ್ ಹರಿಯುತ್ತಾರೆ. ಉಚಿತ ಟಿಕೆಟ್ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಪಾವತಿ ಮಾಡಬೇಕು. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ಮೈಲಿಗಲ್ಲು ಸ್ಥಾಪಿಸಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಆದಾಯವೂ ಜಾಸ್ತಿಯಾಗಿದೆ. ಆದಾಯ ಜಾಸ್ತಿಯಾಗಿರುವ ಕಾರಣ ಸರ್ಕಾರ ಸಂಬಳ ಏರಿಕೆ ಮಾಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

ದಾಖಲಾತಿ ಪಡೆಯಲು ನಾಗರಿಕರ ಪರದಾಟ

ಸಂಧ್ಯಾ ಸುರಕ್ಷಾ, ಮನಸ್ವಿನಿ ವೇತನ ಪಡೆಯಲು ಅರ್ಜಿ ಸಲ್ಲಿಸಿದಲ್ಲಿ ನಿಗಧಿತ ಸಮಯದೊಳಗೆ ಸೇವೆ ಮಂಜೂರು ಮಾಡಬೇಕಾದ ಅಧಿಕಾರಿಗಳು ಅನಗತ್ಯ ವಿಳಂಬ ಮಾಡಿ ದಾಖಲೆಗಳು ಸರಿಯಿಲ್ಲ ಮೆಂಬ ನೆಪವೊಡ್ಡಿ, ಸೇವೆ ನೀಡಲು ನಿರಾಕರಿಸುತ್ತಿದ್ದಾರೆ. ಈಗಾಗಲೇ ಸಾಮಾಜಿಕ ಭದ್ರತೆ ಯೋಜನೆಯಡಿ ವೇತನ ಪಡೆಯುತ್ತಿದ್ದವರಿಗೆ ಬ್ಯಾಂಕ್‌ನಲ್ಲಿ ಹಣ ಬಂದಿಲ್ಲ ಎಂದು ಹೇಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ಇಲಾಖೆ ಅಧಿಕಾರಿಗಳು ನೀವು ದಾಖಲಾತಿಗಳನ್ನು ಮತ್ತೊಮ್ಮೆ ಸಲ್ಲಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎನ್ನುತ್ತಿದ್ದಾರೆ. ಕೇಳಿರುವ ದಾಖಲೆಗಳನ್ನು ಕೊಂಡೊಯ್ದರೆ ತಹಶೀಲ್ದಾರ್ ಕಛೇರಿ ಕೌಂಟರ್‌ಗಳಲ್ಲಿರುವ ಸಿಬ್ಬಂದಿ ಪ್ರಕ್ರಿಯೆ ನಡೆಸದೆ ಸಬೂಬು ಹೇಳಿ ಕಳುಹಿಸುತ್ತಿದ್ದಾರೆ. ಹಿರಿಯ ನಾಗರೀಕರು ತಾವು ಪಡೆಯುತ್ತಿರುವ ವಿವಿಧ ವೇತನ ಸೌಲಭ್ಯ ಪಡೆಯಲು ಕಛೇರಿಗಳಿಗೆ ಅಲೆದಾಡುತ್ತಿದ್ದರೂ, ಅಧಿಕಾರಿಗಳು ಹಾಗೂ ಸಿಬ್ಬಂಧಿ ಅವರ ಕೆಲಸ ಮಾಡಿಕೊಡದೇ ಅಮಾನವೀಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಮನೆ ಮನೆ ಭೇಟಿ ಮೂಲಕ 5,534 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ



ಮೈಸೂರು ಅರಮನೆಯ ಆವರಣದಲ್ಲಿ ವ್ಯವಸ್ಥೆಗೊಳಿಸಿರುವ ಪಲ್ಸ್ ಪೋಲಿಯೋ ಲಸಿಕಾ ಬೂತ್‌ನಲ್ಲಿ ಸೋಮವಾರ ಮಗುವೊಂದಕ್ಕೆ ಪೋಲಿಯೋ ಹನಿಗಳನ್ನು ನೀಡಿದ ನಂತರ ಮಗುವಿನ ಎಡಗೈ ಕಿರುಬೆರಳಿಗೆ ಅಳಿಸಲಾಗದ ಶಾಹಿ ಹಾಕುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು.

ಮೈಸೂರು,ಡಿ.22(ಪಿಎಂ)– ಜಿಲ್ಲೆಯಲ್ಲಿ ಸೋಮವಾರ ಮನೆ ಮನೆ ಭೇಟಿ ಮೂಲಕ 5,534 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗಿದೆ.

ಮೈಸೂರು ನಗರದಲ್ಲಿ 2,078 ಮಕ್ಕಳು ಹಾಗೂ ಗ್ರಾಮಾಂತರದಲ್ಲಿ 1,078 ಮಕ್ಕಳ (ನಗರ ಮತ್ತು ಗ್ರಾಮಾಂತರ ಸೇರಿ ಒಟ್ಟು 3,156 ಮಕ್ಕಳು) ಒಳಗೊಂಡಂತೆ ಜಿಲ್ಲೆಯಲ್ಲಿ ಒಟ್ಟಾರೆ ಇಂದು 5,534 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗಿದೆ.

ಹೆಚ್‌ಡಿ ಕೋಟೆ ಪಟ್ಟಣದಲ್ಲಿ 176 ಹಾಗೂ ಗ್ರಾಮಾಂತರದಲ್ಲಿ 679 ಸೇರಿದಂತೆ ಒಟ್ಟು 855 ಮಕ್ಕಳು, ಹುಣಸೂರು ಪಟ್ಟಣದಲ್ಲಿ 128 ಹಾಗೂ ಗ್ರಾಮಾಂತರದಲ್ಲಿ 232 ಸೇರಿದಂತೆ ಒಟ್ಟು 360 ಮಕ್ಕಳು, ಕೆಆರ್ ನಗರ ಪಟ್ಟಣದಲ್ಲಿ 68 ಹಾಗೂ ಗ್ರಾಮಾಂತರದಲ್ಲಿ 225 ಸೇರಿದಂತೆ 293 ಮಕ್ಕಳು, ನಂಜನಗೂಡು ಪಟ್ಟಣದಲ್ಲಿ 150 ಹಾಗೂ ಗ್ರಾಮಾಂತರದಲ್ಲಿ 244 ಸೇರಿದಂತೆ 394 ಮಕ್ಕಳು, ಪಿರಿಯಾಪಟ್ಟಣದಲ್ಲಿ 9 ಹಾಗೂ ಗ್ರಾಮಾಂತರದಲ್ಲಿ 11 ಸೇರಿದಂತೆ 20 ಮಕ್ಕಳು, ತಿ.ನರಸೀಪುರ ಪಟ್ಟಣದಲ್ಲಿ 156 ಹಾಗೂ ಗ್ರಾಮಾಂತರದಲ್ಲಿ 300 ಸೇರಿದಂತೆ 436 ಮಕ್ಕಳಿಗೆ ಇಂದು ಪಲ್ಸ್ ಪೋಲಿಯೋ ಲಸಿಕೆ ನೀಡಲಾಯಿತು. ಈ ಪೈಕಿ ಕೆಲವೆಡೆ ಬೂತ್ ವ್ಯವಸ್ಥೆಯಡಿಯೂ ಲಸಿಕೆ ನೀಡಲಾಗಿದೆ.

'ಮೈಸೂರು ಮಿತ್ರ'ನೊಂದಿಗೆ ಮಾತನಾಡಿದ ಆರ್‌ಸಿಹೆಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮದ್, ಜಿಲ್ಲೆಯಲ್ಲಿ ಇಂದು 4 ಲಕ್ಷದ 3 ಸಾವಿರದ 316 ಮನೆಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಒಟ್ಟಾರೆ 5,534 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಿದ್ದಾರೆ. ಮನೆ ಮನೆಗೆ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯಕ್ರಮ ಮೈಸೂರು ನಗರದಲ್ಲಿ ಇನ್ನು ಎರಡು ದಿನಗಳು ಇರಲಿದೆ (ಡಿ.23 ಮತ್ತು 24) ಇರಲಿದೆ. ಜಿಲ್ಲೆಯ ತಾಲೂಕು ಕೇಂದ್ರಗಳು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ನಾಳೆ (ಡಿ.23) ಒಂದು ದಿನ ನಡೆಯಲಿದೆ. ಪೋಲಿಯೋ ಲಸಿಕೆ ಹಾಕಿದ ಮಕ್ಕಳ ಎಡಗೈ ಕಿರುಬೆರಳಿಗೆ ಅಳಿಸಲಾಗದ ಶಾಹಿ ಹಾಕಲಾಗುತ್ತಿದೆ ಎಂದು ತಿಳಿಸಿದರು.


ವ್ಯಾಪ್ತಿಗೆ ಸೇರಿಸಬೇಡಿ

ವ್ಯಾಪ್ತಿಗೆ ಇದನ್ನು ಸೇರಿದಾಗ ಹಲವು ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗುತ್ತಾರೆ. ಆಗ ಬೆಟ್ಟದ ಹಲವು ಭಾಗ ಕುಸಿಯುವ ಸಾಧ್ಯತೆ ಇರುತ್ತದೆ. ಆದ ಕಾರಣ ಗ್ರೇಟರ್ ಮೈಸೂರು ವ್ಯಾಪ್ತಿಗೆ ಚಾಮುಂಡಿಬೆಟ್ಟ ಸೇರಿಸದಂತೆ ಕೋರಿದರು.

ಈ ವಿಚಾರವಾಗಿ ಪರಿಶೀಲನೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಚಾಮುಂಡಿಬೆಟ್ಟ ದೇವಸ್ಥಾನದ ಪ್ರಧಾನ ಆಗಮಿಕರಾದ ಡಾ.ಎನ್.ಶಶಿಶೇಖರ್ ದೀಕ್ಷಿತ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷೆ ರವಿಕುಮಾರ್, ಸದಸ್ಯರಾದ ಭರತ್, ಮಂಜುನಾಥ್, ಮಹದೇವಸ್ವಾಮಿ, ಗ್ರಾಮದ ಮುಖಂಡರಾದ ದೊರೆಸ್ವಾಮಿ, ಮಂಗಳ್ ಕುಮಾರ್, ಶಂಭುಲಿಂಗ, ಚಾಮುಂಡಿಬೆಟ್ಟ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶ್ರೀಧರ್ ಸೇರಿದಂತೆ ಹಲವರು ಈ ವೇಳೆ ಹಾಜರಿದ್ದರು.

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ

ಬೆಂಗಳೂರು, ಡಿ.22– ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದರಲ್ಲಿ ಬಗೆ ಹರಿಸಿ ಕೊಳ್ಳುವಂಥದ್ದು ಏನಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.



ಇಂದು ನಗರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಪಕ್ಷದೊಳಗೆ ಪರಿಹರಿಸಿಕೊಳ್ಳುವಂತಹ ಯಾವುದೇ ಸಮಸ್ಯೆಗಳಿಲ್ಲ, ಇದು ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.

ಪರಿಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ನೀವು(ಮಾಧ್ಯಮ) ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದೀರಿ. ನಾನು ಏನು ಹೇಳಬೇಕೊ ಅದನ್ನು ಹೇಳಿದ್ದೇನೆ. ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಖರ್ಗೆ ಅವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ನೀವು ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚಿಂತಿಸಬೇಡಿ ಎಂದು ಡಿಸಿಎಂ ಮಾಧ್ಯಮಗಳಿಗೆ ಸಲಹೆ ನೀಡಿದರು. ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಎಲ್ಲರೂ ಅದರ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?. ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ಅವರು ನಿನ್ನೆ ತಾಕೀತು ಮಾಡಿದ್ದರು.

ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್‌ಗೆ ಅವಕಾಶ, ಬೇರೆ ಭಾಷೆಗೆ ಇಲ್ಲ

ಪ್ರತಿಭಟನೆ ಎಚ್ಚರಿಕೆ ನೀಡಿದ ಕನ್ನಡಪರ ಸಂಘಟನೆ

ಮೈಸೂರು, ಡಿ.22(ಜಿಎ)–ಮೈಸೂರಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಗಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಾಮಫಲಕ ಇರಬೇಕು. ಬೇರೆ ಭಾಷೆಗೆ ಅವಕಾಶ ಇಲ್ಲ. ಇದರ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರು ಗಮನಹರಿಸಬೇಕು. ಇಲ್ಲವಾದರೆ ಎಲ್ಲಾ ಕನ್ನಡಪರ ಸಂಘಟನೆಗಳು ಪಾಲಿಕೆ ಮುಂದೆ ಪ್ರತಿಭಟನೆ ನಡೆಸಲಿವೆ ಎಂದು ಕರುನಾಡ ಸೇವಕರು ಸಂಘಟನೆ ಜಿಲ್ಲಾಧ್ಯಕ್ಷ ಎಸ್.ಕೆ.ರಾಜಣ್ಣ ಎಚ್ಚರಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಭಾಷ್ ನಗರದ ದಂಡು ಮಾರಮ್ಮ ದೇವಸ್ಥಾನ ಸಮೀಪದಲ್ಲಿ ಪಾಲಿಕೆ ಅಳವಡಿಸಿರುವ ಅಜೀಜ್ ಸೇಠ್ ವೃತ್ತ ಎಂಬ ನಾಮಫಲಕದಲ್ಲಿ ಉರ್ದುವಿನಲ್ಲಿ ಬರೆಯಲಾಗಿತ್ತು. ಅದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಅದಕ್ಕೆ ಕಪ್ಪು ಮಸಿ ಬಳಿಯಲು ಮುಂದಾದಾಗ ಕೆಲವರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಿದರು.

ನಾಮಫಲಕ, ಅಂಗಡಿ ಮಳಿಗೆ ಮೊದಲಾದವುಗಳ ಫಲಕದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಪದಗಳು ಎಷ್ಟು ಪ್ರಮಾಣದಲ್ಲಿ ಇರಬೇಕು ಎಂಬ ನಿಯಮವಿದೆ. ಉರ್ದುಗೆ ಅವಕಾಶವಿಲ್ಲ. ಆದರೆ ಆ ಫಲಕದಲ್ಲಿ ಉರ್ದುವಿನಲ್ಲಿ ಬರೆದಿದ್ದರು. ಆದರೂ ಪಾಲಿಕೆ ಸುಮ್ಮನಿದೆ. ಉರ್ದು ಸಹಾ ಪಾಲಿಕೆಯ ಆಡಳಿತ ಭಾಷೆಯೆಂದೇನಾದರೂ ಅನುಮೋದನೆ ಆಗಿದೆಯೇ ಎಂಬುದನ್ನು ಪಾಲಿಕೆ ತಿಳಿಸಲಿ. ಇದೇ ರೀತಿ ಹಲವೆಡೆ ಸಹ ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿದ್ದು, ಪಾಲಿಕೆ ತನ್ನ ನಿರ್ಲಕ್ಷ್ಯ ಮುಂದುವರಿಸಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಲೋಕೇಶ್‌ಗೌಡ, ರಾಜ್ಯ ವಕ್ತಾರ ನಾಗಣ್ಣಗೌಡ, ಪರಮೇಶ್, ಮುದ್ದೇಗೌಡ, ಕನ್ನಡ ಪ್ರಕಾಶ್, ರಾಜೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು.

ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ



ಮೈಸೂರಿನ ಶಿವರಾಮಪೇಟೆಯ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಎಸ್.ಎನ್.ರಾಜೇಶ್, ಕಡಕೊಳ ಶಿವಲಿಂಗು, ದಿನೇಶ್, ಮೊಹಮ್ಮದ್, ನಂಜುಂಡಸ್ವಾಮಿ, ರವಿಚಂದ್ರ, ದೀಪಕ್, ಹರೀಶ್‌ನಾಯ್ಡು, ಲೋಕೇಶ್ ಹಾಗೂ ಇನ್ನಿತರರು ಹಾಜರಿದ್ದರು.

ಪಲ್ಸ್ ಪೋಲಿಯೋ ಅಭಿಯಾನ...



ಮೈಸೂರು ತಾಲೂಕು ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಕಡಕೊಳ ಕುಮಾರಸ್ವಾಮಿ, ವೈದ್ಯಾಧಿಕಾರಿ ಡಾ.ಅರುಣ್‌ಕುಮಾರ್, ನಿರೀಕ್ಷಣಾಧಿಕಾರಿ ಶ್ಯಾಮ್ ಮಹೇಶ್, ರಾಜೇಶ್, ಸಿಬ್ಬಂದಿ ರಾಜಮ್ಮ, ಹೇಮಲತಾ, ಪ್ರಜ್ವಲ್ ಇದ್ದರು.

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ವಿಶ್ವಮಾನವ ಜಯಂತಿ ಆಚರಣೆ



ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಹಿನಕಲ್‌ನಲ್ಲಿರುವ ಅಲೆಮಾರಿ ಕುಟುಂಬಗಳಿಗೆ ಆಹಾರ, ಆರೋಗ್ಯವರ್ಧಕ ಕಿಟ್ ನೀಡಿ, ವಿಶ್ವಮಾನವ ದಿನ ಆಚರಿಸಲಾಯಿತು.

ಮೈಸೂರು, ಡಿ.22– ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 121ನೇ ವರ್ಷದ ವಿಶ್ವಮಾನವ ದಿನಾಚರಣೆಯನ್ನು ನಗರದ ಹಿನಕಲ್‌ನಲ್ಲಿರುವ 25 ಅಲೆಮಾರಿ ಕುಟುಂಬಗಳಿಗೆ ಆಹಾರ ಮತ್ತು ಆರೋಗ್ಯವರ್ಧಕ ಕಿಟ್‌ಗಳನ್ನು ನೀಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಒಕ್ಕಲಿಗ ಯುವ ಬ್ರಿಗೇಡಿನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ, ಅನ್ನ, ಅಕ್ಷರ ಮತ್ತು ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನಿರಂತರವಾಗಿ ಸೇವೆಯನ್ನ ಸಲ್ಲಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀಪೂಜಾರವರು ಕುವೆಂಪುರವರ ಆದರ್ಶಗಳನ್ನ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಚಾಲಕರಾದ ರೇಖಾ ಪದ್ಮನಾಭ್, ದರ್ಶನ ಕುಮಾರ್, ಆಶಾ, ರಶ್ಮಿ, ಮಂಜುನಾಥ್ ಭಾಗವಹಿಸಿದ್ದರು.

ಸೌಲಭ್ಯಗಳ ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು

ಬೀಳ್ಕೊಡುಗೆ, ಅಭಿನಂದನಾ ಸಮಾರಂಭದಲ್ಲಿ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಕರೆ



ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ವತಿಯಿಂದ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ ನಡೆಯಿತು.

ಮೈಸೂರು, ಡಿ.22(ಎಂಕೆ)– ಎಲ್ಲಾ ಕ್ಷೇತ್ರಗಳಲ್ಲೂ ಮೈಸೂರಿನವರು ಹಾಗೂ ರಾಜ್ಯದವರು ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಸಾಧಕರ ಸಂಖ್ಯೆ ಹೆಚ್ಚಾಗಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಸಾಕಷ್ಟು ಸೌಲಭ್ಯಗಳಿವೆ. ಅದನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಧಕರನ್ನು ಗುರುತಿಸಿ, ಗೌರವಿಸುವುದು ಒಳ್ಳೆಯದು. ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಲು ಇದರಿಂದ ಪ್ರೇರಣೆ ದೊರೆಯುತ್ತದೆ ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಐಎಂಆರ್‌ಸಿ ಸಭಾಂಗಣದಲ್ಲಿ ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ವತಿಯಿಂದ ಸೋಮವಾರ ನಡೆದ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ, ಸಾಧಕರನ್ನು ಅಭಿನಂದಿಸಿ ಅವರು ಮಾತನಾಡಿದರು.

ಸೇವೆಯಿಂದ ನಿವೃತ್ತರಾದ ಲಲಿತ ಕಲಾ ಕಾಲೇಜು ಪ್ರಾಂಶುಪಾಲರಾದ ಪ್ರೊ.ಅನಿತಾ ವಿಮಲ ಬ್ರಾಗ್ಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಹಾಗೆಯೇ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಿಜ್ಞಾನಿ ಡಾ.ಎಸ್.ಶ್ರೀಕಂಠಸ್ವಾಮಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ವಿಜಯಲಕ್ಷ್ಮಿ ಮನಾಪುರ, ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಕೆ.ಜ್ಞಾನಪ್ರಕಾಶ್, ಮೈಸೂರು ವಿವಿ ಶಿಕ್ಷಣ ಮಂಡಳಿ ಸದಸ್ಯ ಸುರೇಶ್ ಪಾಳ್ಯ ವಹೀಲ ತಿಮ್ಮಯ್ಯ ಹಾಗೂ ಮೈವಿವಿ ಕ್ರೀಡಾ ವಿಭಾಗದ ಬಿ.ಎಸ್.ರವಿ ಅವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ವಿವಿಧ ಕ್ರೀಡಾ ಸ್ಪರ್ಧೆ ವಿಜೇತರಾದ ಪಿ.ಶಶಿಧರ್, ಎನ್.ಪ್ರಜ್ವಲ್, ಎಚ್.ಎನ್.ಚರಣ್, ದರ್ಶನ್ ಎಸ್. ಬೆಳಕೇರಿ, ಎಸ್.ಕೆ.ಚಲುವರಾಜು, ಆರ್.ಮಹೇಶ್, ಎಸ್.ಸಿ.ಸಾತ್ವಿಕ್, ಪ್ರತೀಕ್ ಎಸ್. ಪಾಟೀಲ್, ಟಿ.ಎಸ್.ಪವನ್, ಸಿ.ಆದಿತ್ಯ, ವೈ.ವೈಭವ್‌ರಾಜ್, ಕೆ.ಆರ್. ಸುಭಾಷ್, ಕೆ.ಎಸ್.ರಕ್ಷಿತಾ, ಎಂ.ಅಮೂಲ್ಯ, ಎಸ್.ನಾಗಶ್ರೀ, ಎಂ.ಹಂಸ, ಚಂದನ ಗದ್ದಿ, ಎಸ್.ಎಂ.ನಂದಿನಿ, ಎ.ಪೃಥ್ವಿನ್, ಎನ್.ಸಿ.ಕೀರ್ತನಾ, ಐಶ್ವರ್ಯ, ಬಿ.ಸಿ. ನಯನಾ ಹಾಗೂ ಯುವರಾಜ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಕೆಡೆಟ್‌ಗಳನ್ನು ಆತ್ಮೀಯವಾಗಿ ಅಭಿನಂದಿಸಿ, ಪ್ರೋತ್ಸಾಹಿಸಲಾಯಿತು.

ಕಲಿಸದ್ದೆ ಹೆಚ್ಚು: ಸೇವೆಯಿಂದ ನಿವೃತ್ತಿಯಾದ ಪ್ರೊ.ಅನಿತ ವಿಮಲ ಬ್ರಾಗ್ಸ್ ಮಾತನಾಡಿ, ನನ್ನ ಸೇವಾವಧಿಯಲ್ಲಿ ಸದ್ದಿಲ್ಲದೇ ಕೆಲಸ ಮಾಡಿದ್ದೇನೆ. ಆದರೆ, ನಾನು ಕಲಿಸಿದ್ದಕ್ಕಿಂತ ವಿದ್ಯಾರ್ಥಿಗಳಿಂದ ಕಲಿತಿದ್ದೇ ಹೆಚ್ಚು. ವಿಶ್ವ ವಿದ್ಯಾನಿಲಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಉತ್ತೇಜನ ಸಿಗುವುದಿಲ್ಲ. ಆದರೂ ನನ್ನ ವಿದ್ಯಾರ್ಥಿಗಳೂ ಮುನ್ನುಗ್ಗುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ಹಣಕಾಸು ಅಧಿಕಾರಿ ಕೆ.ಎಸ್.ರೇಖಾ, ಗಾಂಧಿ ಭವನ ಹಾಗೂ ಪ್ರಾಚ್ಯ ವಿದ್ಯಾ ಸಂಶೋಧನಾಲಯ ನಿವೃತ್ತ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಪ್ರಾಧ್ಯಾಪಕರಾದ ಡಾ.ಎಂ.ಎಸ್.ಸಪ್ನಾ, ಡಾ.ಎಚ್.ಪಿ. ಜ್ಯೋತಿ, ಸಿಂಡಿಕೇಟ್ ಸದಸ್ಯರಾದ ಮಹದೇವ, ಕ್ಯಾತನಹಳ್ಳಿ ನಾಗರಾಜು, ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಅಧ್ಯಕ್ಷ ಆರ್.ವಾಸುದೇವ, ಕಾರ್ಯದರ್ಶಿ ವಿನೋದ್, ಡಾ.ಬಿ.ಎಸ್.ದಿನಮಣಿ, ಮಂಜುನಾಥ್ ಸುಬೇದಾರ್ ಮತ್ತಿತರರಿದ್ದರು.

ಡಿ.28, ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್‌ನಲ್ಲಿ ಗುಡ್ಡಗಾಡು ಓಟದ ಸ್ಪರ್ಧೆ



ಮೈಸೂರು, ಡಿ.22(ಜಿಎ)–ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಅಕಾಡೆಮಿಗಳ ಸಂಯುಕ್ತಾಶ್ರಯದಲ್ಲಿ ಡಿ.28ರಂದು ಬೆಳಗ್ಗೆ 6.30ಕ್ಕೆ ನಗರದ ಲಲಿತ ಮಹಲ್ ಹೆಲಿಪ್ಯಾಡ್ ಬಳಿ (ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್) ಗುಡ್ಡಗಾಡು ಓಟ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಎಸ್.ಸೋಮಶೇಖರ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 11 ವರ್ಷದ ನಂತರ ಮೈಸೂರಿನಲ್ಲಿ ಮತ್ತೊಮ್ಮೆ 60ನೇ (ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್) ಗುಡ್ಡ ಗಾಡು ಓಟ ಆಯೋಜಿಸಲಾಗುತ್ತಿದ್ದು, ರಾಜ್ಯದ 31 ಜಿಲ್ಲೆಗಳಿಂದ 800ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. 150 ಮಂದಿ ತಾಂತ್ರಿಕ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾದವರನ್ನು ಜ.24ರಂದು ರಾಂಚಿಯಲ್ಲಿ ನಡೆಯುವ 60ನೇ ರಾಷ್ಟ್ರೀಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್‌ಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಮಹಿಳಾ ಮತ್ತು ಪುರುಷ 10 ಕಿಮೀ, 20 ವರ್ಷದೊಳಗಿನ ಬಾಲಕ 8 ಕಿಮೀ, ಬಾಕಿಯರಿಗೆ 6 ಕಿಮೀ, 18 ವರ್ಷದೊಳಗಿನ ಬಾಲಕರಿಗೆ 6 ಕಿಮೀ, ಬಾಲಕಿಯರಿಗೆ 4 ಕಿಮೀ, 16 ವರ್ಷದೊಳಗಿನ ಬಾಲಕರಿಗೆ 2 ಕಿಮೀ, ಬಾಕಿಯರಿಗೆ 2 ಕಿಮೀ ನಾಲ್ಕು ವಿಭಾಗದ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ನಗದು, ಮೆಡಲ್ ಮತ್ತು ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬರುವ ಸ್ಪರ್ಧಾಳುಗಳಿಗೆ ಊಟೋಪಚಾರ, ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

9 ಗಂಟೆಗೆ ಶಾಲಾ–ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ 4 ಕಿಮೀ ಮಾದಕ ದ್ರವ್ಯ ವಿರೋಧಿ ಜಾಗೃತಿ ಓಟವನ್ನು ಆಯೋಜಿಸಿದ್ದು, ಎಲ್ಲರೂ ಓಟ ಮುಗಿಸಿದ ನಂತರ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಗೃಹಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕರಾದ ಕೆ.ಹರೀಶ್‌ಗೌಡ, ಜಿ.ಟಿ. ದೇವೇಗೌಡ, ಗಣೇಶ್ ಪ್ರಸಾದ್, ಪ್ಯಾರಾ ಒಲಂಪಿಕ್ಸ್ ಕಮಿಟಿ ಆಫ್ ಇಂಡಿಯಾದ ನಿರ್ದೇಶಕ ಕೆ.ಆರ್.ನಾರಾಯಣ್, ದೈಹಿಕ ಶಿಕ್ಷಣ ಶಿಕ್ಷಕರ ಅಕಾಡೆಮಿಗಳ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಕೃಷ್ಣ, ಅಂತರ ರಾಷ್ಟ್ರೀಯ ಕ್ರಾಸ್ ಕಂಟ್ರಿ ಕ್ರೀಡಾಪಟು ಹೆಚ್.ಎನ್. ಆನಂದಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿಗೆ ಸಂಘಟನಾ ಕಾರ್ಯದರ್ಶಿ ಬಿ.ಶ್ರೀಕಾಂತ್ 97318 08008 ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿ.ಶ್ರೀಕಾಂತ್, ಎಸ್.ಸೋಮಶೇಖರ್, ಎಂ.ಉಮೇಶ್ ಉಪಸ್ಥಿತರಿದ್ದರು.

ಮಹರ್ಷಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಕ್ರೀಡೋತ್ಸವ



ಮೈಸೂರಿನ ಮಹರ್ಷಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ, 'ಕ್ರೀಡೋತ್ಸವ 2025' ಆಯೋಜಿಸಲಾಗಿತ್ತು. ಯುವರಾಜ ಕಾಲೇಜು ಕ್ರೀಡಾ ವಿಭಾಗದ ಟಿ.ಎಸ್.ರವಿ, ಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥ ಡಾ.ಭವಾನಿಶಂಕರ್, ಮಹರ್ಷಿ ವಿದ್ಯಾಸಂಸ್ಥೆಯ ಕಾರ್ಯಕಾರಿ ಸಂಯೋಜಕ ತೇಜಸ್ ಶಂಕರ್, ಸಂಸ್ಥೆಯ ನಿರ್ದೇಶಕಿ ಅಪೂರ್ವ, ಹಿರಿಯ ಪ್ರಾಚಾರ್ಯ ಗೋಪಾಲಸ್ವಾಮಿ, ಪ್ರಾಚಾರ್ಯ ಎ.ಕುಮಾರ್, ಆಡಳಿತಾಧಿಕಾರಿ ಪ್ರಿಯಾಂಕ, ಸಂಯೋಜಕ ಶೇಷಾದ್ರಿ, ಅನಿತಾ ಇನ್ನಿತರರು ಉಪಸ್ಥಿತರಿದ್ದರು.

ರೈಲು ಟಿಕೆಟ್ ದರ ಹೆಚ್ಚಳಕ್ಕೆ ಖಂಡನೆ



ಮೈಸೂರು, ಡಿ.22(ಎಂಕೆ)– ಕೇಂದ್ರ ಸರ್ಕಾರದ ರೈಲು ಪ್ರಯಾಣ ಟಿಕೆಟ್ ದರ ಹೆಚ್ಚಳ ಮಾಡಿರುವುದನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ–ಎಸ್‌ಯುಸಿಐ(ಕಮ್ಯುನಿಷ್ಟ್) ಖಂಡಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಡಿ.26ರಿಂದ ಜಾರಿಗೆ ಬರುವಂತೆ ಸಾಮಾನ್ಯ ವರ್ಗದಿಂದ ಎಸಿ ದರ್ಜೆವರೆಗಿನ ಎಲ್ಲಾ ಶ್ರೇಣಿಯ ರೈಲು ಪ್ರಯಾಣದ ಟಿಕೆಟ್ ದರವನ್ನು ಹೆಚ್ಚಳ ಮಾಡಿರುವುದು ಅತ್ಯಂತ ಖಂಡನೀಯ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಟಿಕೆಟ್ ದರ ಹೆಚ್ಚಳ ಮಾಡುವುದು ಸಂಪ್ರದಾಯವಾದಂತಾಗಿದ್ದು, ಪ್ರಯಾಣಿಕರ ಪರಿಸ್ಥಿತಿ ಕಂಗೆಟ್ಟಿದೆ. ದೇಶದಲ್ಲಿ ರೈಲು ಅಪಘಾತಗಳು ಹೆಚ್ಚಾಗುತ್ತಿದ್ದು, ಪ್ರಯಾಣಿಕರಲ್ಲಿ ಭಯ ಸೃಷ್ಟಿಯಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಸ್ವಚ್ಛತೆ ಇಲ್ಲ. ಪ್ರಯಾಣಿಕರಿಗೆ ವಿಶ್ರಾಂತಿ ಕೊಠಡಿಗಳಿಲ್ಲ. ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವತ್ತಾ ಗಮನಗೊಡದ ಕೇಂದ್ರ ಸರ್ಕಾರ ಟಿಕೆಟ್ ದರ ಹೆಚ್ಚಳ ಮಾಡುತ್ತಿರುವುದು ಅವೈಜ್ಞಾನಿಕ ಎಂದು ಕಿಡಿಕಾರಿದೆ. ಟಿಕೆಟ್ ದರ ಹೆಚ್ಚಳದಿಂದ ಸರ್ಕಾರದ ಖಜಾನೆಗೆ ಸುಮಾರು 600 ಕೋಟಿ ಆದಾಯ ಬಂದರೆ, ಪ್ರಯಾಣಿಕರ ಜೇಬು ಬರಿದಾಗಲಿದೆ. ಅಗತ್ಯ ಸೌಲಭ್ಯಗಳೊಂದಿಗೆ ಪ್ರಯಾಣಿಕರ ಸುರಕ್ಷತೆ ಆದ್ಯತೆ ನೀಡದೆ ಟಿಕೆಟ್ ದರ ಹೆಚ್ಚಳಕ್ಕಾಗಿ ನಿಂತಿರುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಸಾರ್ವಜನಿಕ ಹೋರಾಟ ರೂಪಿಸಲಾಗುವುದು ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಲಾಗಿದೆ.

ಜ.6 'ರೋಟರಿ ಕದಂಬ ರಂಗ' ಪ್ರಶಸ್ತಿ ಪ್ರದಾನ

ಮೈಸೂರು, ಡಿ.22(ಜಿಎ)–ರೋಟರಿ ಮೈಸೂರು ಉತ್ತರ ಹಾಗೂ ಕದಂಬ ರಂಗ ವೇದಿಕೆ ವತಿಯಿಂದ ಜ.9 ರಂದು ಸಂಜೆ 6 ಗಂಟೆಗೆ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯುವ 'ರೋಟರಿ ಕದಂಬ ರಂಗ' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳಾದ ಶ್ರೀಮತಿ ಹರಿಪ್ರಸಾದ್, ಸುಬ್ಬ ನರಸಿಂಹ, ದಿನೇಶ್ ಚಮ್ಮಾಳಿ ಹಾಗೂ ದೇಸಿ ರಂಗ ಸಂಸ್ಥೆಯ ಕೃಷ್ಣ ಜನಮನ ಅವರಿಗೆ 'ರೋಟರಿ ಕದಂಬ ರಂಗ' ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಎಲ್ಲರೂ ರಂಗಭೂಮಿಗೆ ಸಾಕಷ್ಟು ಕೊಡುಗೆ ನೀಡಿ ಸಕ್ರಿಯರಾಗಿದ್ದಾರೆ. ಪ್ರಗತಿಪರ ಚಿಂತಕ ಪ್ರೊ.ಕಾಳೇಗೌಡ ನಾಗವಾರ ಪ್ರಶಸ್ತಿ ಪ್ರದಾನ ಮಾಡುವರು. ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಂ.ಚಂದ್ರಶೇಖರ್, ಎ.ಪಿ.ವಿರೂಪಾಕ್ಷ, ಅಶ್ವಥ್ ಕದಂಬ, ಡಿ.ತಿಪ್ಪಣ್ಣ, ಯು.ಎಸ್. ರಾಮಣ್ಣ ಉಪಸ್ಥಿತರಿದ್ದರು.

ಡಿ.25ಕ್ಕೆ ಮನುಸ್ಮೃತಿ ದಹನ ದಿನದ ಅಂಗವಾಗಿ ವಿಚಾರ ಸಂಕಿರಣ



ಮನುಸ್ಮೃತಿ ದಹನ ದಿನ್ ವಿಚಾರ ಸಂಕಿರಣದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಮೈಸೂರು,ಡಿ.22(ಎಂಕೆ)– ಮೈಸೂರು ವಿಶ್ವವಿದ್ಯಾನಿಲಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಡಿ.25ರಂದು ಬೆಳಗ್ಗೆ 10.30ಕ್ಕೆ 98ನೇ ವರ್ಷದ ಮನುಸ್ಮೃತಿ ದಹನ ದಿನದ ಅಂಗವಾಗಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೈಸೂರು ಗಾಂಧಿನಗರದ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವಿಚಾರವಾದಿ ಶಿವಸುಂದರ್, 'ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟಿದ್ದು ಏಕೆ?' ಎಂಬುದರ ಕುರಿತು ವಿಚಾರ ಮಂಡಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ, ಲೇಖಕ ಸಿ.ಹರಕುಮಾರ್, ಮೈಸೂರು ವಿವಿ ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಹಿರಿಯ ವೈದ್ಯಾಧಿಕಾರಿ ಡಾ.ಎಸ್.ರಂಗನಾಥಯ್ಯ, ಹಿರಿಯ ಸಂಸದ ಹೋರಾಟಗಾರ ಹರಿಹರ ಆನಂದಸ್ವಾಮಿ, ಸಂಗೀತ ವಿವಿಯಿಂದ ಗೌರವ ಡಾಕ್ಟರೇಟ್ ಪುರಸ್ಕೃತ ಜನಾರ್ಧನ್(ಜನ್ನಿ), ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಮ್ಮಯ್ಯ ಅವರನ್ನು ಅಭಿನಂದಿಸಲಾಗುವುದು ಎಂದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್, ವಕೀಲ ತಿಮ್ಮಯ್ಯ, ಮುಖಂಡರಾದ ಯೋಗೇಶ್ ಉಪ್ಪಾರ್, ರವಿನಂದನ್, ಎಂ.ವಿ.ಚಂದ್ರಶೇಖರ್, ಮೈಸೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಇದ್ದರು.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ/ ಕಲೋತ್ಸವ ಕಾರ್ಯಕ್ರಮ

ಮೈಸೂರು, ಡಿ.22–ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025–26ನೇ ಸಾಲಿನ ದಕ್ಷಿಣ ವಲಯ ಮೈಸೂರು, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮವನ್ನು ಡಿ.24 ರಂದು ನೃಪತುಂಗ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ರಾಮಕೃಷ್ಣನಗರ, ಮೈಸೂರು ಇಲ್ಲಿ ಆಯೋಜಿಸಲಾಗಿದೆ. ಕ್ಲಸ್ಟರ್ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿರುವ ಮಕ್ಕಳು ಭಾಗವಹಿಸುವಂತೆ ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶ - ವಿದೇಶ

ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ವಿನಾಶಕಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ರಷ್ಯಾದ ಹಿರಿಯ ಜನರಲ್ ಸಾವನ್ನಪ್ಪಿದ್ದಾರೆ.



ರಷ್ಯಾದ ಜನರಲ್ ಕಾರಿನ ಕೆಳಗೆ ಸ್ಫೋಟಕಗಳನ್ನು ಇರಿಸಲಾಗಿದ್ದು, ಇದು ಪ್ರಬಲ ಸ್ಫೋಟಕ್ಕೆ ಕಾರಣ ಎಂದು ತನಿಖೆಗಳು ಬಹಿರಂಗಪಡಿಸಿವೆ.

ಜನರಲ್ ಸ್ಟಾಫ್ ತರಬೇತಿ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫನಿಲ್ ಸರ್ವರೋವ್ ಅವರ ಹತ್ಯೆಯ ಬಗ್ಗೆ ರಷ್ಯಾದ ತನಿಖಾ ಸಮಿತಿ ತನಿಖೆಯನ್ನು ಪ್ರಾರಂಭಿಸಿದೆ. ರಷ್ಯಾದ ಜನರಲ್ ಹತ್ಯೆಯನ್ನು ತನಿಖೆ ಮಾಡುವ ಸಂಸ್ಥೆಯು ರಷ್ಯಾದಲ್ಲಿನ ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಅದೇ ಸಂಸ್ಥೆಯಾಗಿದೆ. ರಷ್ಯಾದ ತನಿಖಾ ಸಮಿತಿಯ ಆರಂಭಿಕ ತನಿಖೆಯಲ್ಲಿ ಸ್ಫೋಟದಲ್ಲಿ ಉಕ್ರೇನ್ ಕೈವಾಡವಿರುವ ಬಗ್ಗೆ ಶಂಕಿಸಲಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ದೀರ್ಘಕಾಲದ ಯುದ್ಧವು ಎರಡೂ ದೇಶಗಳ ಅನೇಕ ಜನರನ್ನು ಬಲಿ ತೆಗೆದುಕೊಂಡಿದೆ. ರಷ್ಯಾದಲ್ಲಿ ಈ ಹಿಂದೆ ಹಲವಾರು ಬಾಂಬ್ ಸ್ಫೋಟಗಳು ಸಂಭವಿಸಿವೆ.

ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ನವದೆಹಲಿ: ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.



ದೆಹಲಿಯಿಂದ ಮುಂಬೈಗೆ ಹಾರಾಟ ಶುರು ಮಾಡಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ವಾಪಸ್ ಲ್ಯಾಂಡ್ ಆಗಿದೆ. ಎಂಜಿನ್‌ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಏರ್ ಇಂಡಿಯಾ ವಿಮಾನ AI-887ನಲ್ಲಿ ಈ ಘಟನೆ ನಡೆದಿದೆ. ವಿಮಾನವನ್ನು ಬೋಯಿಂಗ್ 777–300ER (VT-ALS) ನೊಂದಿಗೆ ನಿರ್ವಹಿಸಲಾಗಿತ್ತು. ಎಲ್ಲಾ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ ಸುರಕ್ಷಿತವಾಗಿ ವಿಮಾನವನ್ನು ಕೆಳಗಿಳಿಸಲಾಗಿದೆ. ವಿಮಾನ ಸುರಕ್ಷಿತವಾಗಿ ಇಳಿದ ನಂತರ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು.

ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನಿಗೆ ಗುಂಡೇಟು

ಢಾಕಾ: ಬಾಂಗ್ಲಾದೇಶದಲ್ಲಿ ಪ್ರಸ್ತುತ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗೆ ಇಂಕ್ವಿಲಾಬ್ ಮಂಚ್ ವಕ್ತಾರ ಮತ್ತು ಇಸ್ಲಾಂ ಕಟ್ಟರ್ ವಾದಿ ನಾಯಕ ಉಸ್ಮಾನ್ ಹಾದಿ ಹತ್ಯೆಯ ನಂತರ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಏತನ್ಮಧ್ಯೆ, ಬಾಂಗ್ಲಾ ದೇಶದಲ್ಲಿ ಮತ್ತೊಂದು ಪ್ರಮುಖ ಗುಂಡಿನ ದಾಳಿಯ ಸುದ್ದಿ ಹೊರಬಿದ್ದಿದೆ. ವಿದ್ಯಾರ್ಥಿ ನೇತೃತ್ವದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ನಾಯಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಬಿಎನ್‌ಪಿಯ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೊಟಲೆಬ್ ಸಿಕ್ದರ್ ತಲೆಗೆ ಗುಂಡು ಹಾರಿಸಲಾಗಿದೆ. ಸಿಕ್ದರ್ ತಲೆಯ ಎಡಭಾಗಕ್ಕೆ ಗುಂಡು ಹೊಕ್ಕಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಕಳೆದ ವಾರ, ಇಸ್ಲಾಂ ಕಟ್ಟರ್ ವಾದಿ ನಾಯಕ ಷರೀಫ್ ಒಸ್ಮಾನ್ ಹಾದಿ ಹತ್ಯೆಯ ನಂತರ ಬಾಂಗ್ಲಾ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಹಾದಿ ತಮ್ಮ ಭಾರತ ವಿರೋಧಿ ಭಾಷಣಕ್ಕೆ ಹೆಸರುವಾಸಿಯಾಗಿದ್ದ. ಬಾಂಗ್ಲಾದೇಶದಲ್ಲಿ 2024ರ ವಿದ್ಯಾರ್ಥಿ ದಂಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ.

ಸಿಎಂ ಯೋಗಿ ಆದಿತ್ಯನಾಥ್ ಕಾರಿನತ್ತ ನುಗ್ಗಿದ ಬಿಡಾಡಿ ಹಸು

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತೆ ಭೀತಿ ಎದುರಿಸಿದ್ದಾರೆ. ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬಿಡಾಡಿ ಹಸುವೊಂದು ದಾರಿ ತಪ್ಪಿ ಅವರಿಗೆ ಭದ್ರತಾ ಭೀತಿಯನ್ನುಂಟು ಮಾಡಿದೆ. ಆದಿತ್ಯನಾಥ್ ಅವರು ಗೋರಖ್‌ನಾಥ್ ಮೇಲ್ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.



ಇದರ ವಿಡಿಯೋ ಭಾನುವಾರ ವೈರಲ್ ಆದ ಬಳಿಕ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಮುನ್ಸಿಪಲ್ ಕಾರ್ಪೊರೇಷನ್ ಮೇಲ್ವಿಚಾರಕರನ್ನು ಅಮಾನತುಗೊಳಿಸಲಾಗಿದೆ. ಸಂಸದ ರವಿ ಕಿಶನ್ ಮೊದಲು ಕಾರಿನಿಂದ ಇಳಿಯುವುದು ವಿಡಿಯೋದಲ್ಲಿ ಕಂಡುಬಂದಿದೆ. ತದನಂತರ ಹಸುವೊಂದು ಯೋಗಿ ಆದಿತ್ಯನಾಥ್ ಅವರ ಕಾರಿನ ಹತ್ತಿರ ಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿ ಹರಸಾಹಸ ಮಾಡಿ ಹಸುವನ್ನು ಅಲ್ಲಿಂದ ಓಡಿಸಿ, ಯಾವುದೇ ಅನಾಹುತವಾಗದಂತೆ ನೋಡಿಕೊಂಡಿದ್ದಾರೆ.

ದೇವರ ದಯೆಯಿಂದ ಬದುಕುಳಿದಿದ್ದೇವೆ, ಕೊನೆಗೂ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿ ನಂತರ ಭಾರತ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಬಳಿಕ ನಡೆದ ಉಭಯ ದೇಶಗಳ ಮಿಲಿಟರಿ ಸಂಘರ್ಷದ ವೇಳೆಯಲ್ಲಿ ಪಾಕಿಸ್ತಾನಕ್ಕೆ ದೇವರ ನೆರವು ಸಿಕ್ಕಿತು ಎಂದು ಪಾಕಿಸ್ತಾನದ ರಕ್ಷಣಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹೇಳಿದ್ದಾರೆ.



ಅಫ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಫ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್–ಇ–ತಾಲಿಬಾನ್ ಪಾಕಿಸ್ತಾನ್ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದೊಂದಿಗೆ ನಾಲ್ಕು ದಿನಗಳ ಸಂಘರ್ಷದ ಕುರಿತು ಮಾತನಾಡಿದ ಮುನೀರ್, ಭಾರತದ ವಿರುದ್ಧ ಪಾಕಿಸ್ತಾನದ ಸೋಲಿನ ಸಮಯದಲ್ಲಿ ಸಶಸ್ತ್ರ ಪಡೆಗಳಿಗೆ ದೇವರ ನೆರವು ಸಿಕ್ಕಿತು. ನಮಗೂ ಅದೇ ಅನಿಸುತ್ತಿದೆ ಎಂದು ಹೇಳಿದರು.

ಮೈಸೂರು ಮಿತ್ರ ಮಂಗಳವಾರ 23 ಡಿಸೆಂಬರ್ 2025

ಕೊಡಗು ವಲಯದ ದೇವಾಲಯಗಳಿಂದ ಮಹಿಳಾ ಕ್ರಿಸ್ಮಸ್ ಆಚರಣೆ


ಕ್ರಿಸ್ಮಸ್ ಆಚರಣೆಯ ಅಂಗವಾಗಿ ಕೊಡಗು ವಲಯದ ವಿವಿಧ ದೇವಾಲಯಗಳಿಂದ ಮಹಿಳಾ ಕ್ರಿಸ್ಮಸ್ ಆಚರಿಸಲಾಯಿತು.

ಸುಂಟಿಕೊಪ್ಪ, ಡಿ.22– ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಪಟ್ಟಣದ ಇಮ್ಮಾನುವೆಲ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆಯ ಅಂಗವಾಗಿ ಕೊಡಗು ವಲಯದ ವಿವಿಧ ದೇವಾಲಯಗಳಿಂದ ಮಹಿಳಾ ಕ್ರಿಸ್ಮಸ್ ಆಚರಿಸಲಾಯಿತು.

ಸೋಮವಾರಪೇಟೆ, ಕುಶಾಲನಗರ, ಸುಂಟಿಕೊಪ್ಪ ಮಡಿಕೇರಿ, ಆನಂದಪುರ, ಪಾಲಿಬೆಟ್ಟ ದೇವಾಲಯಗಳಲ್ಲಿರುವ ಮಹಿಳೆಯರು ಮತ್ತು ಯುವತಿಯರು ಸುಂಟಿಕೊಪ್ಪದ ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಇಮ್ಮಾನುವೆಲ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಕ್ರಿಸ್ಮಸ್ ಆಚರಣೆಯಲ್ಲಿ ಮಹಿಳೆಯರು, ಯುವತಿಯರು ಪ್ರಭು ಕ್ರಿಸ್ತರ ಜನನದ ಸಂದೇಶದ ಗಾಯನ ಹಾಗೂ ರೂಪಕಗಳೊಂದಿಗೆ ಕ್ರಿಸ್ತ ಜಯಂತಿಯ ಸಂದೇಶವನ್ನು ಸಾರಿ ನೆರೆದಿದ್ದವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದರು.

ಸಮಾರಂಭವನ್ನು ಚರ್ಚ್ ಆಫ್ ಸೌತ್ ಇಂಡಿಯಾ ದಕ್ಷಿಣ ಪ್ರಾಂತ್ಯದ ಬಿಷಪ್ ಹೇಮಚಂದ್ರ ಅವರ ಪತ್ನಿ ಮಂಗಳೂರು ಪ್ರಾಂತಿಯ ಮಹಿಳಾ ಅಧ್ಯಕ್ಷೆ ಬಾಲಭಾರತಿ ದೇವಾಲಯದಲ್ಲಿ ನೆರೆದಿದ್ದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಒಂದಾಗಿ ಸಮಾರಂಭವನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದರಿಂದ ಮಹಿಳೆಯರಲ್ಲಿರುವ ಪ್ರತಿಭೆಗಳನ್ನು ಹೊರತರಲು ವೇದಿಕೆಗಳನ್ನು ಒದಗಿಸಿರುವುದು ಆಶಾದಾಯಕ ವಿಚಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮಡಿಕೇರಿ ಶಾಂತಿ ದೇವಾಲಯದ ಧರ್ಮಗುರು ಮಧು ಕಿರಣ್, ಕುಶಾಲನಗರದ ಮೆಡಕ್ ದೇವಾಲಯದ ಧರ್ಮಗುರು ಶ್ಯಾಮ್‌ವೆಲ್ ಮನೋಜ್ ಕುಮಾರ್, ಸೋಮವಾರಪೇಟೆ ಸಂತ ಜಾನ್ ದೇವಾಲಯದ ಧರ್ಮಗುರು ಪ್ರಿಯದರ್ಶಿನಿ, ಮಂಗಳೂರು ಪ್ರಾಂತಿಯ ಮಹಿಳಾ ಕಾರ್ಯದರ್ಶಿ ಸುಲೋಚಾನ ನಿರಂಜನ್, ಮಹಿಳಾ ವಲಯಾಧ್ಯಕ್ಷೆ ಅಕ್ಷಜೈಸನ್, ಸುಂಟಿಕೊಪ್ಪ ಇಮ್ಮಾನುವೆಲ್ ದೇವಾಲಯದ ಧರ್ಮಗುರು ಹಾಗೂ ವಲಯ ಅಧ್ಯಕ್ಷ ಜೈಸನ್ ಗೌಡ, ಆನಂದಪುರ ದೇವಾಲಯದ ಧರ್ಮಗುರು ಹಾಗೂ ವಲಯ ಕಾರ್ಯದರ್ಶಿ ವಿಲನ್ ಚಕ್ರವರ್ತಿ, ಪಾಲಿ ಬೆಟ್ಟ ದೇವಾಲಯದ ಧರ್ಮಗುರು ಶಶಿಕುಮಾರ್ ಮತ್ತಿತರ ಧರ್ಮಗುರುಗಳು ಪಾಲ್ಗೊಂಡಿದ್ದರು.

ಮರಣೋತ್ತರ ಸತ್ಯಶೋಧನೆಯಿಂದ ಮೃತರಿಗೆ ನ್ಯಾಯದೊರಕಿಸಲು ಸಾಧ್ಯ


ಕಾನೂನು ವೈದ್ಯಶಾಸ್ತ್ರ ಪರಿಣಿತ ಮಡಿಕೇರಿಯ ಡಾ. ಕೀಲಾರ ಬಿ.ಸೂರ್ಯಕುಮಾರ್ ಹೊಂಬೆಳಕು ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿರಾಜಪೇಟೆ, ಡಿ. 22–ವೈದ್ಯಕೀಯ ವಿಧಿವಿಜ್ಞಾನ ಶಾಸ್ತ್ರ ಸತ್ಯಶೋಧನೆಯಿಂದ ಮೃತರಿಗೆ ನ್ಯಾಯವನ್ನು ದೊರಕಿಸಿ ಕೊಡಲು ಸಾಧ್ಯವಾಗುತ್ತದೆ, ಪ್ರತಿಯೊಂದಕ್ಕೂ ವೈದ್ಯಕೀಯ ಕಾನೂನಿನ ಅವಶ್ಯಕತೆ ಅಗತ್ಯ ಎಂದು ಕಾನೂನು ವೈದ್ಯಶಾಸ್ತ್ರ ಪರಿಣಿತರಾದ ಮಡಿಕೇರಿಯ ಡಾ. ಕೀಲಾರ ಬಿ. ಸೂರ್ಯಕುಮಾರ್ ಹೇಳಿದ್ದಾರೆ

ವಿರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಭವನದಲ್ಲಿ ನಡೆದ ಹೊಂಬೆಳಕು ಕಿರಣ 238ನೇ ಮಾಸಿಕ ತತ್ತ್ವಚಿಂತನಾಗೋಷ್ಠಿಯಲ್ಲಿ ಸಾಕ್ಷಿ ನುಡಿಯುವ ಮೌನ ದೇಹಗಳು; ವಿಧಿವಿಜ್ಞಾನದ ರಹಸ್ಯಗಳು ಎಂಬ ವಿಷಯದ ಬಗ್ಗೆ ಮಾತನಾಡಿ, ತಮ್ಮ ಸುದೀರ್ಘ ವೈದ್ಯಕೀಯ ವೃತ್ತಿಜೀವನದಲ್ಲಿ ಸುಮಾರು 5 ಸಾವಿರ ಮರಣೋತ್ತರ ಪರಿಕ್ಷೆಗಳನ್ನು ನಡೆಸಿ ಅನೇಕ ಅಸ್ವಾಭಾವಿಕ ಮರಣದ ಪ್ರಕರಣಗಳನ್ನು ಭೇದಿಸಿರುವುದಾಗಿ ತಿಳಿಸಿದ ಅವರು, ಮರಣೋತ್ತರ ಪರೀಕ್ಷೆಯ ಉದ್ದೇಶಗಳು, ವಿಧಿ–ವಿಧಾನ ಮಿತಿಯ ಸವಾಲುಗಳು, ಸಹಜ ಅಸಹಜ ಮರಣಗಳ ಪರಿಶೋಧನೆ ಹಾಗೂ ಅನೇಕ ಸ್ವಾರಸ್ಯಕರ ಘಟನೆಗಳ ಬಗ್ಗೆ ಸಭೆಗೆ ವಿವರ ನೀಡಿದರು. ಪತ್ತೇದಾರಿ ಕಾದಂಬರಿಕಾರ ಕಿಗ್ಗಾಲು ಗಿರೀಶ್ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುವವರೆ ಕಡಿಮೆಯಾಗುತ್ತಿದೆ. ಪುಸ್ತಕಗಳ ಗುಣಮಟ್ಟ ಕಾಯ್ದುಕೊಂಡರೆ ಓದುಗರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು

ಅರಮೇರಿ ಕಳಂಚೇರಿ ಶ್ರೀ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಹಿಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳಿಲ್ಲದ ಸಂದರ್ಭ ನಾವುಗಳು ಪತ್ತೇದಾರಿ ಕಾದಂಬರಿ ತಪ್ಪದೆ ಓದುತ್ತಿದ್ದೆವು ಅಂದು ಪುಸ್ತಕ ಸಿಗುವುದೇ ಕಷ್ಟವಾಗಿತ್ತು. ಆದರೆ ಇಂದು ಪುಸ್ತಕಗಳಿದ್ದರೂ ಓದುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.

ವಿರಾಜಪೇಟೆ ವೈದ್ಯ ಡಾ. ಎಸ್.ವಿ. ನರಸಿಂಹನ್ ವಿಧಿವಿಜ್ಞಾನದ ರಹಸ್ಯಗಳ ಬಗ್ಗೆ ಸಾಕ್ಷಚಿತ್ರ ತೋರಿಸಿದರು, ಮಡಿಕೇರಿಯ ಮದೇವ್‌ಪೇಟೆ ರಸ್ತೆಯಲ್ಲಿರುವ ಎಸ್.ಎಸ್.ಆಸ್ಪತ್ರೆ ವತಿಯಿಂದ 2026ರ ಕ್ಯಾಲೆಂಡರನ್ನು ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಿಡುಗಡೆಗೊಳಿಸಿದರು. ಡಾ. ವಿ.ಎಸ್.ಸತೀಶ್, ಡಾ. ಶಿಲ್ಪಾ ಸತೀಶ್, ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೇಶವ ಕಾಮತ್, ಎಸ್.ಎಂ.ಎಸ್. ವಿದ್ಯಾಸಂಸ್ಥೆ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

ಇಂದು ಪಿಂಚಣಿ ಅದಾಲತ್

ಮಡಿಕೇರಿ: ಉಪ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಡಿ.23ರ ಬೆಳಿಗ್ಗೆ 11 ಗಂಟೆಗೆ ಸಂಪಾಜೆ ನಾಡ ಕಚೇರಿಯಲ್ಲಿ 'ಪಿಂಚಣಿ ಅದಾಲತ್' ಕಾರ್ಯಕ್ರಮ ನಡೆಯಲಿದೆ.

ಈ ಅದಾಲತ್‌ನಲ್ಲಿ ಈ ಹಿಂದೆ ಪಿಂಚಣಿ ಬರುತ್ತಿದ್ದು, ಪ್ರಸ್ತುತ ಪಿಂಚಣಿ ನಿಂತು ಹೋಗಿದ್ದಲ್ಲಿ ಅಂಥವರು ಮನವಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಪಿಂಚಣಿ ಆದೇಶ ಪಡೆದುಕೊಂಡು ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸ್ಥಗಿತವಾಗಿದ್ದಲ್ಲಿ ಅಂಥವರು ಸಹ ಈ ದಿನ ಹಾಜರಾಗಿ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಯಲ ಈಶ್ವರ ದೇವಾಲಯದ 7ನೇ ವಾರ್ಷಿಕೋತ್ಸವ



ಮಡಿಕೇರಿ: ಪ್ರಕೃತಿಯ ಮಡಿಲಿನ ಮರಗೋಡು ಹೊಸ್ಕೇರಿ ಗ್ರಾಮದ ಬೇರಂಗಿ ಬೆಟ್ಟದ 'ಬಯಲ ಈಶ್ವರ' ಸನ್ನಿಧಿಯಲ್ಲಿ 7ನೇ ವಾರ್ಷಿಕೋತ್ಸವ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಗಳಿಂದ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ವಿಶಾಲ ವೃಕ್ಷದ ಬುಡದಲ್ಲಿರುವ ದೇವರ ವಿಗ್ರಹವನ್ನು ವಿವಿಧ ವರ್ಣದ ಪುಷ್ಪಗಳಿಂದ ಅಲಂಕರಿಸಿ, ವಿಶೇಷ ಪೂಜೆ, ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಉತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಯಿತು. ಉತ್ಸವದ ನೇತೃತ್ವ ವಹಿಸಿದ್ದ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ರಾಮಣ್ಣ ಒಳಗೊಂಡಂತೆ ಮಣಿ, ಶೇಷಪ್ಪ, ದಿನೇಶ್, ಪಾಪು, ಸುಹಾಸ್, ಸುತ್ತ ಮುತ್ತಲಿನ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಕೋಟು–ಸ್ವೆಟರ್‌ನ ಮೊರೆ ಹೊಕ್ಕಿರುವ ಕೊಡವರು



ಮಡಿಕೇರಿ, ಡಿ.22– ಸದಾ ಕೊಡೆಯನ್ನೇ ಅವಲಂಬಿತರಾಗಿ ವರುಣನ ಅಬ್ಬರದಲ್ಲಿಯೇ ಕಾಯಕ ನಡೆಸುತ್ತಿರುವ ಕೊಡವರಿಗೆ ಈಗ ಬೆಚ್ಚನೆಯ ಕೋಟು, ಸ್ವೆಟರ್, ಮಂಕಿ ಕ್ಯಾಪ್‌ಗಳ ಮೊರೆ ಹೊಕ್ಕುವಂತಾಗಿದೆ.

ಜಿಲ್ಲೆಯಲ್ಲಿ ಚಳಿಗಾಲ ಆರಂಭವಾಗಿದ್ದು ಮೈ ಕೊರೆಯುವ ಚಳಿಯ ಅನುಭವ ಇಲ್ಲಿನ ಜನರಿಗಾಗುತ್ತಿದೆ. ಬೆಳಗಿನ 7 ಗಂಟೆ ಹೊತ್ತಿನಲ್ಲಿ ತಾಪಮಾನ 17 ಡಿಗ್ರಿ ದಾಖಲಾಗಿದ್ದರೆ ಮಧ್ಯಾಹ್ನ 1 ಗಂಟೆಯ ವೇಳೆಗೆ ನೇಸರನ ಕೃಪೆಯಿಂದ ಸಹಜವಾಗಿಯೇ 27 ಡಿಗ್ರಿವರೆಗೆ ಏರಿಕೆ ಕಂಡು ಜನತೆಗೆ ಬಿಸಿಲಿಗೆ ಮೈಯೊಡ್ಡುತ್ತಿದ್ದಾರೆ. ಮತ್ತೆ ಸಂಜೆ ಸೂರ್ಯ ಮುಳುಗಿದ ಬಳಿಕ ತಾಪಮಾನ ಸತತ ಇಳಿಕೆ ಯಾಗಿ ರಾತ್ರಿ 10 ಗಂಟೆಯ ಬಳಿಕ 13 ಡಿಗ್ರಿಗೆ ಜಾರುತ್ತದೆ. ಇದರೊಂದಿಗೆ ಮಂಜು ಸಹಿತ ಕುಳಿರ್ಗಾಳಿ ಕೂಡ ಕಂಡು ಬರುತ್ತಿದ್ದು, ಇದು ಸಹಜವಾಗಿಯೇ ಮೈ ಕೊರೆಯುವ ಅನುಭವ ಮೂಡಿಸುತ್ತಿದೆ.

ಜಿಲ್ಲೆಯ ಕೆಲ ಭಾಗಗಳಲ್ಲಿ ಮೋಡ ಮುಸುಕಿದ, ಇನ್ನು ಕೆಲವು ಕಡೆಗಳಲ್ಲಿ ಸಂಜೆ ಮತ್ತು ಬೆಳಗಿನ ವೇಳೆ ದಟ್ಟ ಮಂಜು ಕವಿಯುತ್ತಿರುವ ವಾತಾವರಣ ಕಂಡು ಬರುತ್ತಿದೆ. ಈ ಹವಾಮಾನ ಹೊರ ಭಾಗಗಳಿಂದ ಬರುವ ಪ್ರವಾಸಿಗರಿಗೆ ಮುದ ನೀಡುತ್ತಿದೆ. ಅದರಲ್ಲೂ ನದಿ ತೀರದ ಪ್ರದೇಶಗಳು, ಜರಿ, ತೊರೆ, ಅರಣ್ಯ ವ್ಯಾಪ್ತಿ, ಭತ್ತದ ಗದ್ದೆಗಳಿರುವ ಪ್ರದೇಶಗಳಲ್ಲಿ ಚಳಿಯ ಅನುಭವ ದಟ್ಟವಾಗಿರುತ್ತಿದೆ. ಇಂತಹ ವಾತಾವರಣದಿಂದಾಗಿ ಸಹಜವಾಗಿಯೇ ಗಂಟಲು ನೋವು, ಶೀತ, ಜ್ವರ, ಚರ್ಮ ವ್ಯಾಧಿಗಳ ಉಲ್ಬಣ, ವಯೋವೃದ್ಧರ ಆರೋಗ್ಯ ಏರುಪೇರಿಗೆ ಕಾರಣವಾಗುತ್ತಿದೆ. ಸ್ಥಳೀಯರು ಚಳಿಯಿಂದ ರಕ್ಷಣೆ ಪಡೆಯಲು ಬೆಳಗೆ ಮತ್ತು ರಾತ್ರಿ ವೇಳೆ ಬೆಚ್ಚನೆಯ ತೊಡುಗೆಗಳ ಮೊರೆ ಹೋಗುತ್ತಿದ್ದಾರೆ. ಇನ್ನು ದ್ವಿಚಕ್ರ ವಾಹನ ಸವಾರರಂತೂ ಫುಲ್ ಹೆಲ್ಮೆಟ್, ಕೈಗೆ ಗ್ಲೌಸ್, ಜಾಕೆಟ್ ಮೊರೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಇಲ್ಲವಾದಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡುವುದೇ ಸವಾಲಾಗಿ ಪರಿಣಮಿಸುತ್ತಿದೆ.

ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕ ಮಹಾಸಭೆ

ಮಡಿಕೇರಿ: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಂತೋಷ ಕೂಟ ಸಂಘದ ಅಧ್ಯಕ್ಷ ಪೊನ್ನಚ್ಚನ ಪಿ.ಅಪ್ಪಯ್ಯ ಅಧ್ಯಕ್ಷತೆಯಲ್ಲಿ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ ಡಾ. ರಾಜೇಶ್ ತೇನನ ಹಾಗೂ ದೇವಜನ ಗೀತಾ ಮೊಂಟಡ್ಕ ಕಾರ್ಯಕ್ರಮ ಉದ್ಘಾಟಿಸಿದರು. 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಾದ ಕುಂಯ್ಯಮುಡಿ ಗೀತಾ, ಸಂಘದ ಹಿರಿಯರಾದ ದಾಯನ ಬಾಲಕೃಷ್ಣ ಹಾಗೂ ನಾಟೋಳನ ಭವಾನಿ ಮಾಚಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ಪ್ರಗತಿ ಕುರಿತು ಮುಖ್ಯ ಅತಿಥಿಗಳು ಮೆಚ್ಚುಗೆಯ ಮಾತುಗಳನ್ನಾಡಿದರು. ಮಧ್ಯಾಹ್ನ ಸಂತೋಷ ಕೂಟದ ಪ್ರಯುಕ್ತ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಘದ ಉಪಾಧ್ಯಕ್ಷ ಚೆರುಕನ ಲವ, ಕಾರ್ಯದರ್ಶಿ ಮುಕ್ಕಾಟಿ ಅರುಣ, ಸಹ ಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಜಾಂಚಿ ಎಡಿಕೇರಿ ಪೂಣಚ್ಚ, ಸಲಹಾ ಸೂಚಕರಾದ ನಡುಮನೆ ಚಂಗಪ್ಪ ಹಾಗೂ ಚೆಟ್ಟಿಮಾಡ ಜನಾರ್ಧನ ಉಪಸ್ಥಿತರಿದ್ದರು.

ಆದರ್ಶ ವಿದ್ಯಾಲಯದಲ್ಲಿ ವೈವಿಧ್ಯಮಯ ಶೈಕ್ಷಣಿಕ ಚಟುವಟಿಕೆ

ಎಸ್‌ಎಸ್‌ಎಲ್‌ಸಿ ಸಾಧನೆಗೆ ಚೈತನ್ಯ ಇ-ಮ್ಯಾಗಝೀನ್ ಬಿಡುಗಡೆ: ಜಿಲ್ಲಾಧಿಕಾರಿ ಶಿಲ್ಪಾನಾಗ್ ಭಾಗಿ


ವಿದ್ಯಾರ್ಥಿಗಳೊಂದಿಗೆ ಸಂವಾದ, ಸಂದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪಾಲ್ಗೊಂಡಿರುವುದು.

ಚಾಮರಾಜನಗರ, ಡಿ.22– ತಾಲೂಕಿನ ಮಲ್ಲಯ್ಯನಪುರದ ಆದರ್ಶ ವಿದ್ಯಾಲಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಪ್ರೇರಣಾ ಶಿಬಿರ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ, ಸಂದರ್ಶನದಂತಹ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪಾಲ್ಗೊಂಡು ಮಕ್ಕಳಿಗೆ ಉತ್ತೇಜನ ನೀಡಿದರು.

ಮೊದಲಿಗೆ ತಮ್ಮದೇ ವಿಶಿಷ್ಟ ಶೈಲಿಯ ಪ್ರಶ್ನೆಗಳನ್ನು ಕೇಳುವ ಮೂಲಕ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ ಸಂದರ್ಶನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭಾಗವಹಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ತಮ್ಮ ಬಾಲ್ಯ, ಶಾಲಾ ಮತ್ತು ಕಾಲೇಜು ದಿನಗಳಲ್ಲಿನ ವಿದ್ಯಾಭ್ಯಾಸ, ಯುಪಿಎಸ್‌ಸಿ ಪರೀಕ್ಷೆಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಮಾಡಿಕೊಳ್ಳಬೇಕಾದ ತಯಾರಿ, ಐಎಎಸ್‌ಗಾಗಿ ತಾವು ಸಿದ್ದರಾದ ಬಗ್ಗೆ ವಿವರಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಯೋಜನೆಗಳು, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಇರುವ ದೂರದೃಷ್ಟಿ ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಹೊರ ತಂದಿರುವ ಸಾಪ್ತಾಹಿಕ ಚೈತನ್ಯ ಇ–ಮ್ಯಾಗಝೀನ್ ಅನ್ನು ಬಿಡುಗಡೆ ಮಾಡಿ ಮಾತನಾಡಿ, ಜಿಲ್ಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ರಷ್ಟು ಸಾಧನೆ ಮಾಡಲು ಈ ಮ್ಯಾಗಝೀನ್ ಸಹಾಯಕವಾಗಿದ್ದು, ಪ್ರತಿ ವಿಷಯದ ಬಗ್ಗೆ ನೀಲಿನಕ್ಷೆಯಿಂದ ಮೊದಲ್ಗೊಂಡು ಮಾದರಿ ಪ್ರಶ್ನೆ ಪತ್ರಿಕೆಗಳು, ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದೆ. ಪ್ರತಿ ವಿಷಯದಲ್ಲಿ ಕನಿಷ್ಠ 40ಕ್ಕಿಂತಲು ಅಧಿಕ ಅಂಕಗಳನ್ನು ಪಡೆಯಲು ಸಹಾಯಕವಾಗಿದೆ ಎಂದರು.

ಈ ವಾರ ಸಮಾಜ ವಿಜ್ಞಾನ ವಿಷಯದ ಇ–ಮ್ಯಾಗಝೀನ್ ಅನ್ನು ಬಿಡುಗಡೆ ಮಾಡುತ್ತಿದ್ದು, ಮುಂದಿನ ವಾರದಿಂದ ವಾರಕ್ಕೊಂದು ವಿಷಯದಂತೆ ಇ–ಮ್ಯಾಗಝೀನ್ ಅನ್ನು ಬಿಡುಗಡೆ ಮಾಡಲಾಗುವುದು. ಇ–ಮ್ಯಾಗಝೀನ್ ಗಳನ್ನು ಪ್ರತಿ ಪೋಷಕರ, ವಿದ್ಯಾರ್ಥಿಯ ವಾಟ್ಸಪ್ ನಂಬರಿಗೆ ಕಳುಹಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಸಂಪನ್ಮೂಲ ದೊರೆಯುವುದರಿಂದ ಶೈಕ್ಷಣಿಕ ಅಭಿವೃದ್ಧಿಗೆ ಸಹಾಯಕವಾಗಲಿದೆ. ಇವುಗಳನ್ನು ಜ್ಞಾನಾಭಿವೃದ್ಧಿಗೆ ಬಳಸಿಕೊಂಡು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಶುಭ ಕೋರಿದರು.

ಸಂವಿಧಾನವು ಎಲ್ಲರಿಗೂ ಶೈಕ್ಷಣಿಕವಾಗಿ ಉನ್ನತ ಸ್ಥಾನ ಗಳಿಸಲು ಸಮಾನ ಅವಕಾಶಗಳನ್ನು ನೀಡಿದೆ. ಈ ಉತ್ತಮ ಅವಕಾಶ ಗಳನ್ನು ಬಳಸಿಕೊಂಡು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬರಬೇಕು. ಪ್ರಸ್ತುತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ಲಭಿಸುತ್ತಿವೆ. ಇಂತಹ ವಿಷಯಗಳನ್ನು ಕಲಿತು ದೊಡ್ಡ ಕಂಪನಿಗಳಲ್ಲಿ ಉನ್ನತ ಕೆಲಸಗಳನ್ನು ಗಳಿಸಬೇಕು ಎಂದರು.

ವಿದ್ಯಾರ್ಥಿಗಳು ಓದಿದ ಶಾಲೆ, ಊರನ್ನು ಮರೆಯದೇ ತಮ್ಮ ಕೈಲಾದ ಸಹಾಯ ಮಾಡಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೇ ಶೈಕ್ಷಣಿಕವಾಗಿ ಉಪಯೋಗಿಸಿಕೊಂಡು ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಶಾಲೆಗೆ ಅವಶ್ಯವಿರುವ ರಂಗಮಂದಿರ, ಸಭಾಂಗಣ, ಕಾಂಪೌಂಡ್ ಸೇರಿದಂತೆ ಹಲವು ಮೂಲ ಸೌಲಭ್ಯ ಕಲ್ಪಿಸಿಕೊಡುವಂತೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರು ಹಾಗೂ ಶಿಕ್ಷಕ ವೃಂದದವರು ಮನವಿ ಸಲ್ಲಿಸಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಹಂತ ಹಂತವಾಗಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರ ಪಾಟೀಲ್, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಸವರಾಜು, ನಗರಸಭೆ ಸದಸ್ಯರು ಹಾಗೂ ಎಸ್‌ಡಿಎಂಸಿ ಸದಸ್ಯರಾದ ಮಹೇಶ್, ಖಲೀಲ್ ಉಲ್ಲಾ, ಸದಸ್ಯರು, ಮುಖ್ಯ ಶಿಕ್ಷಕರಾದ ಅರ್ಕಪ್ಪ, ಇ–ಆಡಳಿತ ಜಿಲ್ಲಾ ಸಂಯೋಜಕ ಮಧುಕೇಶ್, ಸಿಎಸ್‌ಆರ್ ಸಂಯೋಜಕಿ ರಕ್ಷಿತಾ ಉಪಸ್ಥಿತರಿದ್ದರು.


ಪ್ರತಿಭಾ ಕಾರಂಜಿಯನ್ನು ಹೆಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.

ನಂಜೇದೇವನಪುರದಲ್ಲಿ ಹುಲಿ ಸೆರೆ ಕಾರ್ಯಾಚರಣೆ: ನಿಷೇಧಾಜ್ಞೆ ಜಾರಿ

• ಡ್ರೋನ್ ಕ್ಯಾಮರಾದಲ್ಲಿ ಹುಲಿಗಳು ಪತ್ತೆ • ಹುಲಿ ಸೆರೆಗೆ ಸಾಕಾನೆಗಳ ಬಳಕೆ • ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ


ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.


ಡ್ರೋನ್ ಕ್ಯಾಮರಾದಲ್ಲಿ ಹುಲಿಗಳು ಸೆರೆಯಾಗಿರುವುದನ್ನು ಕಾಣಬಹುದು.

ಚಾಮರಾಜನಗರ, ಡಿ.22– ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಹುಲಿ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಆರಂಭಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಂಜೇದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡ್ರೋನ್ ಕ್ಯಾಮರಾದಲ್ಲಿ ಹುಲಿಗಳು ಪತ್ತೆ: ತಾಲೂಕಿನ ನಂಜೇದೇವನಪುರ ಹಾಗೂ ಉಡಿಗಾಲ ರಸ್ತೆ ಬದಿಯ ತೋಟದಲ್ಲಿ 5 ಹುಲಿಗಳು ಬೀಡು ಬಿಟ್ಟಿರುವ ದೃಶ್ಯ ಅರಣ್ಯ ಇಲಾಖೆ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹುಲಿಗಳ ಇರುವಿಕೆಯ ಬಗ್ಗೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

144 ಸೆಕ್ಷನ್ ಜಾರಿ: ಗ್ರಾಮದ ಹೊರ ವಲಯದ ಜಮೀನಿನಲ್ಲಿ ಹುಲಿಗಳು ಇರುವಿಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ತಹಸೀಲ್ದಾರ್ ಗಿರಿಜಾ ಅವರು ನಂಜೇದೇವನಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ನಾಳೆ(ಡಿ.23) ಸಂಜೆ 6 ಗಂಟೆವರೆಗೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಹುಲಿಗಳ ಸೆರೆ ಹಿಡಿಯುವವರೆಗೂ ಗ್ರಾಮದ ಹೊರ ವಲಯದ ಜಮೀನು, ತೋಟಗಳಿಗೆ ಯಾರೂ ಹೋಗಬಾರದು. ಒಂಟಿಯಾಗಿ ಯಾರು ಓಡಾಡಬಾರದು ಎಂದು ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಸೂಚನೆ ನೀಡಿದ್ದು, ಹುಲಿಗಳ ಸೆರೆಗೆ ಕಾರ್ಯಾ ಚರಣೆ ಆರಂಭಿಸಿದ್ದಾರೆ.

ಹುಲಿ ಸೆರೆಗೆ ಸಾಕಾನೆಗಳ ಬಳಕೆ: ಹುಲಿ ಸೆರೆ ಕಾರ್ಯಾಚರಣೆಗಾಗಿ ಹಾರಂಗಿ ಆನೆ ಶಿಬಿರದಿಂದ ಈಶ್ವರ್ ಹಾಗೂ ಲಕ್ಷ್ಮಣ ಎಂಬ ಎರಡು ಸಾಕಾನೆಗಳನ್ನು ಅರಣ್ಯ ಇಲಾಖೆ ಕರೆಸಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದ ಹುಲಿಗಳ ಸೆರೆಗಾಗಿ ಕೂಂಬಿಂಗ್ ಆರಂಭಿಸಲಾಗಿದೆ.

ಆನೆಗಳಿಗೆ ಗ್ರಾಮಸ್ಥರಿಂದ ಪೂಜೆ: ಗ್ರಾಮಕ್ಕೆ ಆಗಮಿಸಿದ ಆನೆಗಳಿಗೆ ನಂಜೇದೇವನಪುರ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಲಿ ಯಾವುದೇ ಅವಘಡ ನಡೆಯದೇ ಸುರಕ್ಷಿತವಾಗಿ ಹುಲಿಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿಯಲಿ, ಗ್ರಾಮಸ್ಥರಲ್ಲಿ ಉಂಟಾಗಿರುವ ಆತಂಕ ದೂರವಾಗಲಿ ಎಂದು ಗ್ರಾಮಸ್ಥರು ಹಾರೈಸಿದರು.

ಸ್ಥಳಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ: ನಂಜೇದೇವನಪುರ ಗ್ರಾಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, 3 ವರ್ಷಗಳ ಹಿಂದೆಯೇ ಈ ಭಾಗದಲ್ಲಿ ಹುಲಿಗಳು ಕಾಣಿಸಿಕೊಂಡಿತ್ತು. ಜಿಂಕೆ, ಹಂದಿ, ನವಿಲು ಬೇಟೆಯಾಡಿತ್ತು. ಜೊತೆಗೆ ಒಂದಷ್ಟು ಹಸುಗಳನ್ನು ಕೂಡ ತಿಂದಿತ್ತು. ರೈತರು ಹುಲಿ ಎಂದು ಹೇಳಿದರೇ, ಅಧಿಕಾರಿಗಳು ಚಿರತೆ ಎನ್ನುತ್ತಿದ್ದರು. ಪ್ರಸ್ತುತ ಒಂದು ತಿಂಗಳಿಂದ ಹುಲಿ ಸಂಚಾರ ಹೆಚ್ಚಾಗಿದೆ. ಆನೆಮಡುವು ಕೆರೆ ಪಕ್ಕದಲ್ಲಿ 5 ಹುಲಿ ಸೇರಿಕೊಂಡಿವೆ. ಇದರಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ ಎಂದರು.

> "5 ಹುಲಿಗಳನ್ನು ಸೆರೆ ಹಿಡಿಯಲು ಸಾಕಷ್ಟು ಮ್ಯಾನ್ ಪವರ್, ಯಂತ್ರೋಪಕರಣಗಳು, ಡ್ರೋನ್ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದು, ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಹುಲಿ ಸೆರೆ ಬದಲು ಕಾಡಿಗೆ ಓಡಿಸುವ ಕಾರ್ಯ ಮಾಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ. ಹುಲಿಗಳನ್ನು ಸೆರೆಹಿಡಿದು ಬೇರೆಡೆಗೆ ತೆಗೆದುಕೊಂಡು ಹೋಗಿ ಬಿಡಬೇಕು. ಎಂಎಸ್‌ಐಎಲ್ ನಿಗಮದಿಂದ ಒಂದು ಥರ್ಮಲ್ ಡ್ರೋನ್ ಕೊಡಿಸುತ್ತೇನೆ. ಅರಣ್ಯ ಇಲಾಖೆ ಸಚಿವರು, ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದು, ಹುಲಿಗಳನ್ನು ಸೆರೆ ಹಿಡಿಯುತ್ತೇವೆ.
>
> – ಸಿ.ಪುಟ್ಟರಂಗಶೆಟ್ಟಿ, ಶಾಸಕರು.

ಸಿಎಂ, ಅರಣ್ಯ ಸಚಿವರಿಗೆ ಮಾಹಿತಿ ನೀಡಿದ ಶಾಸಕರು

ನಂಜೇದೇವನಪುರ ಗ್ರಾಮದಲ್ಲಿ 5 ಹುಲಿಗಳು ಇರುವಿಕೆ ಕುರಿತು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು.

ಹೆಚ್ಚುವರಿ ಡ್ರೋನ್, ಪಶು ವೈದ್ಯರ ಕಳುಹಿಸುವಂತೆ ಮನವಿ: 5 ಹುಲಿಗಳು ಒಟ್ಟಿಗೆ ಇರುವುದರಿಂದ ಅವುಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಂದ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಹುಲಿಗಳನ್ನು ಕಾಡಿಗೆ ಅಟ್ಟುತ್ತೇವೆ ಎನ್ನುತ್ತಿದ್ದಾರೆ. ಇದರಿಂದ ಭೀತಿ ಕಡಿಮೆಯಾಗುವುದಿಲ್ಲ. ಹೀಗಾಗಿ, ಹೆಚ್ಚುವರಿ ಡ್ರೋನ್ ಕ್ಯಾಮರಾ, 10 ಮಂದಿ ಪಶು ವೈದ್ಯರು ಹಾಗೂ ಹೆಚ್ಚಿನ ಸಿಬ್ಬಂದಿ ಕಳುಹಿಸಿ ಕೊಡಬೇಕು ಎಂದು ಅರಣ್ಯ ಸಚಿವರಿಗೆ ಶಾಸಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೆಚ್ಚಿನ ಸಿಬ್ಬಂದಿಯನ್ನು ಕೂಡಲೇ ಕಳುಹಿಸಿಕೊಡುವ ಭರವಸೆ ನೀಡಿದರು.

ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ

ಗುಂಡ್ಲುಪೇಟೆ, ಡಿ.22– ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆಗೆ ಅವರಲ್ಲಿ ಹುದುಗಿರುವ ಪ್ರತಿಭೆ ಹೊರತರಲು ಸರ್ಕಾರ ಶಿಕ್ಷಣ ಇಲಾಖೆ ಮೂಲಕ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತಿದ್ದು, ಇದನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಗುರುಭವನದಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು, ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಆಯೋಜಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಲ್ಲಿರುವ ಸಂಕೋಚ ನಿವಾರಿಸುವ ಜೊತೆಗೆ ಅವರಲ್ಲಿ ಹುದುಗಿರುವ ಪ್ರತಿಭೆ ಗುರ್ತಿಸಿ, ರಾಜ್ಯ ಮಟ್ಟದಲ್ಲಿ ಪ್ರದರ್ಶಿಸುವ ಅವಕಾಶ ದೊರಕುತ್ತಿದೆ. ವರನಟ ಡಾ. ರಾಜ್‌ಕುಮಾರ್ ತಮ್ಮ ಉತ್ತಮ ನಟನೆಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿದ್ದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕೆ.ಸಿ.ಸತೀಶ್, ಬಿಆರ್‌ಸಿ ಡಾ.ಸರೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಪ್ರಸಾದ್, ರವೀಂದ್ರ, ರುದ್ರಸ್ವಾಮಿ, ಕೆ.ಎಸ್.ಮಂಜುನಾಥ್, ಅನ್ನಪೂರ್ಣಮ್ಮ, ಚಿಕ್ಕಮಲ್ಲಪ್ಪ, ದಿನೇಶ್, ಶಿವಯ್ಯ, ಮಹೇಶ್, ರವಿ, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಹಾಪ್‌ಕಾಮ್ಸ್ ನಿರ್ದೇಶಕ ನೀಲಕಂಠಪ್ಪ, ಪುರಸಭೆ ಮಾಜಿ ಸದಸ್ಯ ರಾಜಗೋಪಾಲ್ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು.

ಮೈಸೂರು ಮಿತ್ರ

ಮಂಗಳವಾರ 23 ಡಿಸೆಂಬರ್ 2025

ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ವಯಸ್ಕರ ಲಸಿಕೆ ಚಿಕಿತ್ಸಾಲಯ ಪ್ರಾರಂಭ



ಮೈಸೂರು, ಡಿ.22– ಅಪೋಲೊ ಆಸ್ಪತ್ರೆಯು ಸೋಮವಾರ ಆಸ್ಪತ್ರೆಯ ಮುಖ್ಯ ಅಂಗಳದಲ್ಲಿ ವಯಸ್ಕರ ಲಸಿಕೆ ಚಿಕಿತ್ಸಾಲಯವನ್ನು ಪ್ರಾರಂಭಿಸಿದ್ದು, ಇದು ಆರೋಗ್ಯ ರಕ್ಷಣೆ ಮತ್ತು ವಯಸ್ಕರ ರೋಗ ನಿರೋಧಕ ವನ್ನು ಹೆಚ್ಚಿಸಲು ಜಾಗೃತಿ ಮೂಡಿಸುವ ಮಹತ್ವದ ಹೆಜ್ಜೆಯಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಜನರಲ್ ಮೆಡಿಸಿನ್ ಸಲಹೆಗಾರರಾದ ಡಾ. ನರಹರಿ, ಡಾ. ಪ್ರಹ್ಲಾದ್, ಹಿರಿಯ ಸಮಾಲೋಚಕ ವೈದ್ಯರಾದ ಡಾ. ಜಾವೀದ್ ನಯೀಮ್, ಸಾಂಕ್ರಾಮಿಕ ರೋಗಗಳ ಸಲಹೆಗಾರರಾದ ಡಾ. ಕೃತಿ ಎಂ. ಕೆ, ವೈದ್ಯಕೀಯ ಅಧೀಕ್ಷಕರಾದ ಡಾ. ಅಮನ್ ನಾಯಕ್, ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗಳ ಕರ್ನಾಟಕೇತರ ಭಾಗಗಳ ಹಿರಿಯ ಉಪಾಧ್ಯಕ್ಷ ಎನ್. ಜಿ. ಭರತೇಶ್ ರೆಡ್ಡಿ ಸೇರಿದಂತೆ ಹಿರಿಯ ವೈದ್ಯರು ಭಾಗವಹಿಸಿದ್ದರು.

ಡಾ. ಕೃತಿ ಎಂ. ಕೆ ಮತ್ತು ಡಾ. ಜಾವೀದ್ ನಯೀಮ್ ಅವರ ನೇತೃತ್ವದಲ್ಲಿ ನಡೆದ ಈ ಜಾಗೃತಿ ಅಭಿಯಾನವು ಗಂಭೀರ ಸೋಂಕುಗಳನ್ನು ತಡೆಗಟ್ಟುವಲ್ಲಿ ಮತ್ತು ದೀರ್ಘಕಾಲೀನ ಆರೋಗ್ಯವನ್ನು ಉತ್ತೇಜಿಸುವಲ್ಲಿ ವಯಸ್ಕರ ಲಸಿಕೆಯ ಮಹತ್ವವನ್ನು ತಿಳಿಸಿತು. ಈ ಲಸಿಕೆಯು ಜನಸಾಮಾನ್ಯರು ಹಾಗು ಸಮಾಜವನ್ನು ರೋಗಗಳಿಂದ ರಕ್ಷಿಸಲು ಮತ್ತು ಸಕಾಲಿಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಒಂದು ಪ್ರಮುಖ ಹೆಜ್ಜೆಯಾಗಿ ಹೊರಹೊಮ್ಮಿತು.

ಪ್ರಾರಂಭದಲ್ಲಿ ಮಾತನಾಡಿದ ಎನ್.ಜಿ. ಭರತೇಶ್ ರೆಡ್ಡಿಯವರು, ಆರೋಗ್ಯ ರಕ್ಷಣೆಯು ಅಪೊಲೊ ಆಸ್ಪತ್ರೆಯ ಧ್ಯೇಯದ ಮೂಲ ತತ್ವವಾಗಿದೆ. ವಯಸ್ಕರ ವ್ಯಾಕ್ಸಿನೇಷನ್ ಕ್ಲಿನಿಕ್‌ನೊಂದಿಗೆ ನಾವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ವಯಸ್ಕರ ಆರೋಗ್ಯ ರಕ್ಷಣೆಯನ್ನು ನಿಯಮಿತ ಭಾಗವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

ಮೈಸೂರಲ್ಲಿ ಸಿಪಿಐ ಶತಮಾನೋತ್ಸವ ಜಾಥಾ

ಕೇಂದ್ರ ಸರ್ಕಾರ ಶೇ.1ರಷ್ಟಿರುವ ಶ್ರೀಮಂತರಿಗೆ ಶೇ.60ರಷ್ಟು ದೇಶದ ಆಸ್ತಿಯನ್ನು ಧಾರೆ ಎರೆಯುತ್ತಿದೆ

ಸಿಪಿಐ ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್ ಆರೋಪ

ಮೈಸೂರು,ಡಿ.22(ಪಿಎಂ)– ದೇಶದ ದುಡಿಯುವ ವರ್ಗ ಸೃಷ್ಟಿಸುತ್ತಿರುವ ಆಸ್ತಿಯಲ್ಲಿ ಶೇ.60ರಷ್ಟನ್ನು ಕೇಂದ್ರ ಬಿಜೆಪಿ ಸರ್ಕಾರವು ಶೇ.1ರಷ್ಟಿರುವ ಶ್ರೀಮಂತರಿಗೆ ಧಾರೆ ಎರೆಯುತ್ತಿದೆ. ಇಂತಹ ಅಸಮಾನತೆಯ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್ ಹೇಳಿದರು.

ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಶತಮಾನೋತ್ಸವ ಜಾಥಾದ ವಾಹನವು ಮೈಸೂರಿಗೆ ಆಗಮಿಸಿದ ಪ್ರಯುಕ್ತ ಮೈಸೂರಿನ ಗಾಂಧಿಚೌಕದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರದ ಬಿಜೆಪಿ ಸರ್ಕಾರದಿಂದ ಸಮತಾ ರಾಜ್ಯದ ನಮ್ಮ ಆಶಯ ಈಡೇರಲು ಸಾಧ್ಯವಿಲ್ಲ. ಇವರ ಆಡಳಿತದಲ್ಲಿ ಶೇ.60ರಷ್ಟು ದೇಶದ ಆಸ್ತಿ ಕೇವಲ ಶೇ.1ರಷ್ಟಿರುವ ಶ್ರೀಮಂತರ ಕೈ ಸೇರಿದೆ. ಅದಾನಿ–ಅಂಬಾನಿಯಂತಹ ಉದ್ಯಮಿಗಳಿಗೆ ದೇಶದ ಆಸ್ತಿಯನ್ನು ಧಾರೆ ಎರೆಯಲಾಗುತ್ತಿದೆ. ದೇಶದ ಆಸ್ತಿಯನ್ನು ಅಂದು ಬ್ರಿಟಿಷರು ದೋಚಿಕೊಂಡು ಹೋಗುತ್ತಿದ್ದರು. ಆದರೆ ಇಂದು ಬಿಜೆಪಿ ಸರ್ಕಾರ ಉದ್ಯಮಿಗಳಿಗೆ ಧಾರೆ ಎರೆಯುತ್ತಿದೆ. ಇದು ಸಮತಾ ರಾಜ್ಯದ ವಿರುದ್ಧದ ಪರಿಕಲ್ಪನೆ ಎಂದು ಕಿಡಿಕಾರಿದರು.



ಮೈಸೂರಿನ ಗಾಂಧಿಚೌಕದಲ್ಲಿ ಸಿಪಿಐ ವತಿಯಿಂದ ಸೋಮವಾರ ಬಹಿರಂಗ ಸಭೆ ನಡೆಯಿತು.

ಈ ಸಮಾಜದಲ್ಲಿ ಅಸಮಾನತೆ ಉಂಟು ಮಾಡುತ್ತಿದ್ದು, ಈ ವೈರುಧ್ಯದ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಕಾರ್ಪೋರೇಟ್ ಕಂಪನಿಗಳಿಗೆ ಕಾರ್ಮಿಕರನ್ನು ಜೀತಗಾರರನ್ನಾಗಿ ಮಾಡಲಾಗುತ್ತಿದೆ. ಅಂತಹ ಕಾನೂನುಗಳನ್ನು ಇಂದು ಜಾರಿ ಸಹ ಮಾಡಲಾಗಿದೆ. ರೈತರ ಪರಿಸ್ಥಿತಿ ಸಹ ಗಂಭೀರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ರೈತ, ಕಾರ್ಮಿಕ ಹಾಗೂ ಜನವಿರೋಧಿಯಾಗಿದೆ. ಇಂತಹ ಸಂದರ್ಭದಲ್ಲಿ ಸಮತಾ ರಾಜ್ಯದ ಕನಸು ನನಸಾಗುವುದಿಲ್ಲ. ದ್ವೇಷ ಬಿತ್ತಿ ಸಮಾಜವನ್ನು ಒಡೆದು ಅಧಿಕಾರ ಹಿಡಿಯುವ ಏಕೈಕ ಕಾರಣಕ್ಕೆ ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವಂತಹ ಕೋಮುವಾದಿ ಶಕ್ತಿಗಳ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯವಾಗಿದೆ ಎಂದರು.

ಜಾಥಾದ ವಾಹನಕ್ಕೆ ಸ್ವಾಗತ: ಇದಕ್ಕೂ ಮುನ್ನ ಮೈಸೂರು ನಗರ ಪ್ರವೇಶಿಸಿದ 'ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ' ಶೀರ್ಷಿಕೆಯಡಿ ಹಮ್ಮಿಕೊಂಡಿರುವ ಸಿಪಿಐ ಶತಮಾನೋತ್ಸವ (ಪಕ್ಷ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವುದು) ಜಾಥಾದ ವಾಹನವನ್ನು ಹಿನಕಲ್ ಫ್ಲೈಓವರ್ ಸಮೀಪ ಸ್ವಾಗತಿಸಲಾಯಿತು. ಬಳಿಕ ಇಲ್ಲಿಂದ ಬೈಕ್ ಜಾಥಾದ ಮೂಲಕ ಜೆಕೆ ಮೈದಾನಕ್ಕೆ ಆಗಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಇಲ್ಲಿಂದ ಗಾಂಧಿ ಚೌಕಕ್ಕೆ ಕಾಲ್ನಡಿಗೆಯಲ್ಲಿ ತಲುಪಿದರು. ಬಳಿಕ ಬಹಿರಂಗ ಸಭೆ ನಡೆಯಿತು.

ಸಿಪಿಐ ಹಿರಿಯ ಮುಖಂಡ ಹೆಚ್.ಆರ್. ಶೇಷಾದ್ರಿ, ರಾಜ್ಯ ಮಂಡಳಿ ಸಹ ಕಾರ್ಯದರ್ಶಿ ಹೆಚ್.ಎಂ.ಸಂತೋಷ್, ಎನ್ಎಫ್ಐಡಬ್ಲ್ಯು ರಾಜ್ಯಾಧ್ಯಕ್ಷೆ ಎ.ಜ್ಯೋತಿ, ಸಿಪಿಐಎಂ ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಸಿಪಿಐ ಎಂಎಲ್ ಮೈಸೂರು ಜಿಲ್ಲಾ ಕಾರ್ಯದರ್ಶಿ ಚೌಡಳ್ಳಿ ಜವರಯ್ಯ, ಎಸ್‌ಯುಸಿಐ ಮೈಸೂರು ಜಿಲ್ಲಾ ಕಾರ್ಯದರ್ಶಿ ರವಿ, ಪ್ರಗತಿಪರ ಚಿಂತಕ ನಾ.ದಿವಾಕರ್, ಎಐಟಿಯುಸಿ ಮೈಸೂರು ಜಿಲ್ಲಾಧ್ಯಕ್ಷ ಎನ್.ಕೆ.ದೇವದಾಸ್, ವಿವಿಧ ಕಾರ್ಮಿಕ ಸಂಘಟನೆಗಳು ಮುಖಂಡರಾದ ಚಂದ್ರಶೇಖರ ಮೇಟಿ, ಸಿಂಧ್ಯಾ, ಸಿಪಿಐ ಮೈಸೂರು ಜಿಲ್ಲಾ ಮಂಡಳ ಕಾರ್ಯದರ್ಶಿ ಹೆಚ್.ಬಿ. ರಾಮಕೃಷ್ಣ ಸಹ ಕಾರ್ಯದರ್ಶಿ ಕೆಜಿ. ಸೋಮರಾಜೇ ಅರಸ್ ಮತ್ತಿತರರು ಹಾಜರಿದ್ದರು.

ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ, ಡಿ.22– ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಯಾವುದೇ ವಿಶೇಷ ಅನುದಾನವನ್ನು ಬಾಕಿ ಇರಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಳ್ಳಾರಿ ಸಂಸದ ಇತುಕಾರಾಮ್ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲಿಖಿತ ಉತ್ತರ ನೀಡಿದ್ದರು.

ರಾಜ್ಯಕ್ಕೆ ಆಗಿರುವ ವರಮಾನ ನಷ್ಟಕ್ಕೆ 5,495 ಕೋಟಿ ವಿಶೇಷ ಅನುದಾನ ನೀಡಬೇಕು ಎಂದು 15ನೇ ಹಣಕಾಸು ಆಯೋಗವು ಮೊದಲನೇ ವರದಿಯಲ್ಲಿ ಶಿಫಾರಸು ಮಾಡಿತ್ತು. ಬೆಂಗಳೂರು ಹಾಗೂ ಇತರ ಕಡೆಗಳಲ್ಲಿ ಕೆರೆಗಳ ಅಭಿವೃದ್ಧಿಗೆ 3,000 ಕೋಟಿ ಹಾಗೂ ಬೆಂಗಳೂರಿನ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ಯೋಜನೆಗೆ 3 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಆಯೋಗವು ಎರಡನೇ ವರದಿಯಲ್ಲಿ ತಿಳಿಸಿತ್ತು.

ರಾಜ್ಯಕ್ಕೆ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಬಾಕಿ ಇದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಸಲ ಪತ್ರ ಬರೆದಿತ್ತು ಹಾಗೂ ಮನವಿ ಸಲ್ಲಿಸಿತ್ತು.

ಉದ್ಯಮಿ ರಘುನಾಥ್ ಹತ್ಯೆ ಪ್ರಕರಣ

ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷನ ಮಕ್ಕಳು ಅರೆಸ್ಟ್

ಬೆಂಗಳೂರು, ಡಿ.22– ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿವಂಗತ ಆದಿಕೇಶವುಲು ನಾಯ್ಡು ಅವರ ನಂಬಿಕಸ್ಥ ರಘುನಾಥ್ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಆದಿಕೇಶವುಲು ಅವರ ಮಕ್ಕಳನ್ನೇ ಸಿಬಿಐ ಬಂಧಿಸಿದೆ.



ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್ ಮಗಳು ಕಲ್ಪಜ, ಡಿವೈಎಸ್‌ಪಿ ಮೋಹನ್ ಅವರನ್ನು 48ನೇ ಎಸಿಜೆಎಂ ನ್ಯಾಯಾಲಯ 7 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಆದೇಶಿಸಿದೆ. ರಘುನಾಥ್‌ಗೆ ಸೇರಿದ ಆಸ್ತಿ ಸಂಬಂಧ ನಕಲಿ ಛಾಪಾಕಾಗದ ಮತ್ತು ನಕಲಿ ವಿಲ್ ಸೃಷ್ಟಿ ಮಾಡಿದ ಆರೋಪದಲ್ಲಿ ಸಿಬಿಐ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಆರೋಪಿತೆ ಕಲ್ಪಜ ಜಡ್ಜ್ ಮುಂದೆ ಕಣ್ಣೀರು ಹಾಕಿದರು.

ಏನಿದು ಪ್ರಕರಣ: ಹೆಚ್‌ಎಎಲ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ 2019ರ ಮೇ 14ರಂದು ಆದಿಕೇಶವುಲು ಗೆಸ್ಟ್ ಹೌಸ್‌ನಲ್ಲಿ ರಘುನಾಥ್ ಮೃತಪಟ್ಟಿದ್ದರು. ರಘುನಾಥ್ ಬಳಿಯಿಂದ ಆಸ್ತಿಯನ್ನು ಶ್ರೀನಿವಾಸ್ ಮತ್ತು ಕಲ್ಪಜ ಬರೆಸಿಕೊಂಡ ಆರೋಪ ಕೇಳಿಬಂದಿತ್ತು.

ಈ ಪ್ರಕರಣದಲ್ಲಿ ಹೆಚ್‌ಎಎಲ್ ಠಾಣೆ ಪೊಲೀಸರು ಬಿ–ರಿಪೋರ್ಟ್ ಸಲ್ಲಿಸಿದ್ದರು. ರಘುನಾಥ್ ಪತ್ನಿ ಮಂಜುಳಾ ಅವರು ಬಿ–ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು ಎಸ್‌ಐಟಿ ತನಿಖೆ ನಡೆಸಿ ಬಿ–ರಿಪೋರ್ಟ್ ಸಲ್ಲಿಸಿತ್ತು ಅದನ್ನೂ ಪ್ರಶ್ನಿಸಿ ಮಂಜುಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆದೀಕೇಶವಲು ಕುಟುಂಬವರು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಸಿಬಿಐಗೆ ನೀಡಿರುವುದು ಸರಿಯಾಗಿದೆ ಎಂದು ಅಭಿಪ್ರಾಯಪಟ್ಟು ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿತ್ತು. ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್ ದಾಖಲಿಸಿ ಈಗ ಶ್ರೀನಿವಾಸ್, ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್‌ಎಎಲ್ ಇನ್ಸ್‌ಪೆಕ್ಟರ್ ಮೋಹನ್ ಅವರನ್ನು ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಎಂಆರ್‌ಸಿ ನೂತನ ಅಧ್ಯಕ್ಷರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಟಿ.ಬಾಲಕೃಷ್ಣ




ಕೆ.ಟಿ.ಬಾಲಕೃಷ್ಣ



ಬಿ.ಯು.ಚೆಂಗಪ್ಪ




ಕೆ.ಎಂ. ಚಂದ್ರೇಗೌಡ



ಉದಯ ಶಂಕರ್



ರಾಕೇಶ್ ವಿಜಯ್



ಎಲ್.ಎನ್.ನಟರಾಜ್

ಮೈಸೂರು, ಡಿ.22– ಮೈಸೂರು ರೇಸ್ ಕ್ಲಬ್(ಎಂಆರ್‌ಸಿ)ನ ನೂತನ ಅಧ್ಯಕ್ಷರು ಹಾಗೂ ಹಿರಿಯ ಸ್ಟೀವರ್ಡ್ ಆಗಿ ನಿವೃತ್ತ ಐಪಿಎಸ್ ಅಧಿಕಾರಿ ಕೆಟಿ.ಬಾಲಕೃಷ್ಣ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ಎಂಆರ್‌ಸಿ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನದ ಜೊತೆಗೆ ಸ್ಟೀವರ್ಡ್‌ಗಳಾಗಿ ಬಿ.ಯು.ಚೆಂಗಪ್ಪ(89 ಮತ), ಕೆ.ಎಂ. ಚಂದ್ರೇಗೌಡ(82), ವೈ.ಪಿ.ಉದಯ ಶಂಕರ್(77) ಮತ್ತು ಸಮಿತಿ ಸದಸ್ಯರಾಗಿ ರಾಕೇಶ್ ವಿಜಯಕುಮಾರ್(114) ಹಾಗೂ ಎಲ್.ಎನ್.ನಟರಾಜ್(108) ಆಯ್ಕೆಯಾಗಿದ್ದಾರೆ. ಸ್ಟೀವರ್ಡ್ ಮೂರು ಸ್ಥಾನಗಳಿಗೆ ಏಳು ಮಂದಿ ಹಾಗೂ ಸಮಿತಿ ಸದಸ್ಯ ಎರಡು ಸ್ಥಾನಗಳಿಗೆ ಮೂರು ಮಂದಿ ಸ್ಪರ್ಧಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯಿಂದ

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಮತ್ತಷ್ಟು ತಾರಕಕ್ಕೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು, ಡಿ.22– ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಸ್ಪಷ್ಟ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಹೋಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.



ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಈ ಸರ್ಕಾರ ರಾಜ್ಯವನ್ನು ಈಗಾಗಲೇ ಸರ್ವನಾಶದ ಅಂಚಿಗೆ ತೆಗೆದುಕೊಂಡು ಹೋಗಿದೆ. ಕೇವಲ ಲೂಟಿ ಮಾಡುವುದನ್ನು ಇವತ್ತು ಸಚಿವರು ಮಾಡುತ್ತಿದ್ದಾರೆ. ಒಬ್ಬರು ಭೂಕಳ್ಳತನ ಮಾಡುತ್ತಿದ್ದರೆ, ಮತ್ತೊಬ್ಬರು ಗ್ಯಾರಂಟಿ ಕಳ್ಳತನ ಮಾಡುತ್ತಿದ್ದಾರೆ. ಅನೇಕ ಸಚಿವರು ಲೂಟಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು.

ರಾಜ್ಯ ಪ್ರವಾಸ ಮಾಡುವ ಪರಿಸ್ಥಿತಿಯಲ್ಲಿ ಸಚಿವರು ಇಲ್ಲ. ಅವರವರ ಸ್ವಂತ ಉಸ್ತುವಾರಿ ಜಿಲ್ಲೆಗೂ ಪಿಕ್ನಿಕ್‌ನಂತೆ ಪ್ರವಾಸ ಹೋಗುತ್ತಾರೆಯೇ ಹೊರತು ಅಲ್ಲಿ ಯಾರೂ ವಾಸವಿಲ್ಲ. ಜನರು ಇವರ ಕೆಲಸ ನೋಡಿ ಕುಪಿತರಾಗಿದ್ದಾರೆ. ಈ ಸರಕಾರವು ಜನವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು. ಇಂಥ ಜನವಿರೋಧಿ ವಿಚಾರಗಳನ್ನು ಬಿಜೆಪಿ, ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ–ಡಿಕೆಶಿಯದು ಗಂಡ–ಹೆಂಡತಿ ಜಗಳ, ಕರ್ನಾಟಕ ಎಂಬ ಕೂಸು ಬಡವಾಯಿತು

ವಿಪಕ್ಷ ನಾಯಕ ಆರ್.ಅಶೋಕ್ ಟೀಕಾ ಪ್ರಹಾರ

ಬೆಂಗಳೂರು, ಡಿ.22– 'ಗಂಡ–ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು' ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೇ ಸೊರಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.



ಆರ್.ಅಶೋಕ

ಈ ಕುರಿತು 'ಎಕ್ಸ್' ಪೋಸ್ಟ್ ಮಾಡಿರುವ ಅವರು, ಒಂದು ಕಡೆ ಸಿದ್ದರಾಮಯ್ಯ ಅವರೇನೋ ಹೈಕಮಾಂಡ್ ಬಯಸುವವರೆಗೂ ನಾನೇ ಸಿಎಂ ಎಂದು ಪದೆ ಪದೇ ಪುನರುಚ್ಚಾರ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಬಳಿ ಒಪ್ಪಂದ ಆಗಿದೆ, ಅಧಿಕಾರ ಹಂಚಿಕೆ ವಿಷಯ ದೆಹಲಿಯಲ್ಲಿ 5–6 ನಾಯಕರ ನಡುವೆ ನಡೆದಿರುವ 'ಗುಟ್ಟಿನ ವ್ಯಾಪಾರ' ಎಂದು ಹೇಳುತ್ತಾ ತಮ್ಮ ಕನಸು ನೆರವೇರಿಸಿಕೊಳ್ಳಲು ಗುಡಿ–ಗೋಪುರ ಸುತ್ತುತ್ತಿದ್ದಾರೆ ಎಂದು ಕಾಲೆಳೆದಿದ್ದಾರೆ. ಆದರೆ, ಹೈಕಮಾಂಡ್ ಮಾತ್ರ ಇದು ರಾಜ್ಯ ಮಟ್ಟದಲ್ಲಿ ಸೃಷ್ಟಿ ಆಗಿರುವ ಗೊಂದಲ, ನೀವೇ ಬಗೆಹರಿಸಿಕೊಳ್ಳಿ ಎಂದು ಜಾರುತ್ತಿದೆ ಎಂದು ಹೇಳಿದ್ದಾರೆ.

6 ತಿಂಗಳಿಂದ ಸಂಬಳವಿಲ್ಲ: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಕುಲದೀಪ್ ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿರುವ ಘಟನೆ ಕಾಂಗ್ರೆಸ್ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆ ಎಂದು ಅಶೋಕ ಹೇಳಿದ್ದಾರೆ.

ಹಳ್ಳಿಗಾಡಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರು ಸಿಗುವುದೇ ಕಷ್ಟ, ಪರಿಸ್ಥಿತಿ ಹೀಗಿರುವಾಗ, ಇರುವ ವೈದ್ಯರಿಗೆ ಸಂಬಳ ಕೊಡದೆ ರಾಜೀನಾಮೆ ನೀಡುವ ಪರಿಸ್ಥಿತಿ ತಂದಿಟ್ಟರೆ ಗ್ರಾಮೀಣ ಪ್ರದೇಶದ ಬಡ ಜನರು ಆರೋಗ್ಯ ಸೇವೆ ಪಡೆಯಲು ಏನು ಮಾಡಬೇಕು ಸ್ವಾಮಿ ಎಂದು 'ಎಕ್ಸ್' ನಲ್ಲಿ ಪ್ರಶ್ನಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಇಲಾಖೆ ಅನಾರೋಗ್ಯ ಪೀಡಿತವಾಗಿದೆ. ಬರೀ ಡಿನ್ನರ್ ಮೀಟಿಂಗ್‌ಗಳಲ್ಲೇ ಕಾಲ ಕಳೆಯುತ್ತಾ ಟೈಂಪಾಸ್ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಮಧ್ಯರಾತ್ರಿ ಹೊತ್ತಿ ಉರಿದ ಮನೆ; ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹೌರಾದ ಜಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ ಮೃತರನ್ನು ದುರ್ಜೋಧನ್ ದೋಲುಯಿ(72), ಅವರ ಮಗ ದುಧ್‌ಕುಮಾರ್ ದೋಲುಯಿ(45), ಸೊಸೆ ಶಿಬಾನಿ ದೋಲುಯಿ(40) ಮತ್ತು ಮೊಮ್ಮಗಳು ಶಂಪಾ ದೋಲುಯಿ(15) ಎಂದು ಗುರುತಿಸಲಾಗಿದೆ.

ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ನಾಲ್ವರ ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ. ಅವರ ಹುಲ್ಲಿನ ಮನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಟುಂಬವು ತುಂಬಾ ಬಡವರೆಂದು ಸ್ಥಳೀಯರು ತಿಳಿಸಿದ್ದಾರೆ. ದುಧ್‌ಕುಮಾರ್‌ಗೆ ರಾಜ್ಯದ ಹೊರಗೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುವ ಒಬ್ಬ ಮಗನೂ ಇದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್

ಬೆಂಗಳೂರು, ಡಿ.22– ಕರ್ನಾಟಕದ ಮಾಜಿ ಆಫ್ ಸ್ಪಿನ್ನರ್ ಕೆ. ಗೌತಮ್ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಸೋಮವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಹೊಸ ಕೆಎಸ್‌ಸಿಎ ಮಂಡಳಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.




37 ವರ್ಷದ ಗೌತಮ್, ಸುಮಾರು 14 ವರ್ಷಗಳ ಕಾಲ ಕರ್ನಾಟಕದ ಪರ ಆಡಿದ ಎಲ್ಲಾ ಮಾದರಿಗಳಲ್ಲಿ ರಣಜಿ ಟ್ರೋಫಿಯಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳು ಸೇರಿದಂತೆ 394 ವಿಕೆಟ್‌ಗಳು ಮತ್ತು 2783 ರನ್‌ಗಳನ್ನು ಗಳಿಸಿದ್ದಾರೆ. 2018–19ರಲ್ಲಿ ಕರ್ನಾಟಕದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಇದು ಅವರ ವೃತ್ತಿಜೀವನದ ಅತ್ಯಂತ ಶ್ರೇಷ್ಠ ಸಾಧನೆಯಲ್ಲಿ ಒಂದಾಗಿದೆ. 2021ರಲ್ಲಿ ಆರಂಭದಲ್ಲಿ ನೆಟ್ ಬೌಲರ್ ಆಗಿ ಆಯ್ಕೆಯಾದ ನಂತರ ಶ್ರೀಲಂಕಾ ಪ್ರವಾಸದಲ್ಲಿ ಅರ್ಧಕ್ಕಿಂತ ಹೆಚ್ಚು ತಂಡವು ಕೋವಿಡ್–19ಗೆ ತುತ್ತಾದ ನಂತರ ಗೌತಮ್ ಟೀಮ್ ಇಂಡಿಯಾ ಪರ ಆಡುವ ಅವಕಾಶ ಪಡೆದರು. ಅವರು ತಮ್ಮ ಏಕೈಕ ODI ಪಂದ್ಯದಲ್ಲಿ 49ರನ್ ನೀಡಿ 1 ವಿಕೆಟ್ ಪಡೆದಿದ್ದರು.

ರಾಜಸ್ಥಾನ ರಾಯಲ್ಸ್ ಅಲ್ಲದೆ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದು, ಒಟ್ಟು 36 ಪಂದ್ಯಗಳನ್ನು ಆಡಿದ್ದಾರೆ. 8.24ರ ಎಕಾನಮಿಯಲ್ಲಿ 21 ವಿಕೆಟ್‌ಗಳನ್ನು ಪಡೆದಿದ್ದಾರೆ.

ಗೌತಮ್ ಕೊನೆಯ ಬಾರಿಗೆ ಡಿಸೆಂಬರ್ 2023 ರಲ್ಲಿ ಕರ್ನಾಟಕ ಪರ ಸ್ಪರ್ಧಾತ್ಮಕ ಪಂದ್ಯದಲ್ಲಿ ಕಾಣಿಸಿಕೊಂಡರು. ಅದೇ ವರ್ಷದಲ್ಲಿ ಹಲವು ಹಿರಿಯ ಆಟಗಾರರು ನಿವೃತ್ತರಾದಾಗ ಗೌತಮ್ ಕೂಡ ಅವಕಾಶ ಕಳೆದುಕೊಂಡಿದ್ದರು. ಆರಂಭದಲ್ಲಿ ಬೇರೆ ರಾಜ್ಯವನ್ನು ಪ್ರತಿನಿಧಿಸುವ ನಿರ್ಧಾರ ಮಾಡಿದ್ದರೂ, ಕಡೆಗೆ ಅದರಿಂದ ವಿಮುಖರಾದರು. ಆ ಬಳಿಕ ಮಹಾರಾಜ ಟಿ20 ಟೂರ್ನಿಯಲ್ಲಿ ಆಡಿ ತಂಡಕ್ಕೆ ವಾಪಾಸ್ ಬರುವ ಪ್ರಯತ್ನ ಮಾಡಿದರು. ಆದರೆ, ಆಯ್ಕೆ ಸಮಿತಿ ಹೊಸ ಹುಡುಗರನ್ನು ನೋಡುತ್ತಿದ್ದಾರೆ ಎನ್ನುವುದು ಅರಿವಾದಾಗ ನಿವೃತ್ತಿ ಹೇಳುವ ನಿರ್ಧಾರ ಮಾಡಿದರು.

2025ರಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಮೆಂಟರ್ ಹಾಗೂ ಪ್ಲೇಯರ್‌ಆಗಿ ಆಡಿದ್ದರು. ಅಲ್ಲದೆ, ಕಳೆದ 2 ವರ್ಷಗಳಿಂದ ಅವರು ಕ್ರಿಕೆಟ್ ವಿಶ್ಲೇಷಣೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಹದೇವಮ್ಮ ನಿಧನ




ಮೈಸೂರು, ಡಿ.22– ಮೈಸೂರಿನ ಮಂಜುನಾಥಪುರದ ನಿವಾಸಿ ಶ್ರೀಮತಿ ಮಹದೇವಮ್ಮ(60) ಅವರು ಸೋಮವಾರ ನಿಧನರಾದರು.

ಇವರು ಪತಿ ಮಹದೇವನಾಯಕ, ಪುತ್ರರಾದ ಬಿಜೆಪಿ ಮುಖಂಡ ಮಹೇಶ್, ರಂಗಸ್ವಾಮಿ ಸೇರಿದಂತೆ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಬನ್ನಿಮಂಟಪ ಜೋಡಿ ತೆಂಗಿನ ಮರ ರಸ್ತೆ ಸ್ಮಶಾನದಲ್ಲಿ ಮಂಗಳವಾರ(ಡಿ.23) ಬೆಳಗ್ಗೆ 11ಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೇಲ್ದರ್ಜೆಗೇರಿಸಿದ ಇವಿ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರಕ್ಕೆ ಚಾಲನೆ

ಮೈಸೂರು,ಡಿ.22(ಎಂಟಿವೈ)– ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜಿಸುವ ನಿಟ್ಟಿನಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಸೆಸ್ಕ್ ನಿಗಮ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ ಫಾಸ್ಟ್ ಚಾರ್ಜಿಂಗ್ ಘಟಕಕ್ಕೆ ಚಾಲನೆ ನೀಡಲಾಯಿತು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಕಚೇರಿ ಆವರಣದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮೇಲ್ದರ್ಜೆಗೇರಿಸಲ್ಪಟ್ಟ ಫಾಸ್ಟ್ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಸುವಂತೆ ಸಾರ್ವಜನಿಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೆಸ್ಕ್ ಹಲವು ಕಾರ್ಯಕ್ರಮ ರೂಪಿಸಿದ್ದು, ಅದರಲ್ಲಿ ಇವಿ ವಾಹನ ಚಾಲಕರ ಉಪಯೋಗಕ್ಕಾಗಿ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ವಿಜಯನಗರದ ಸೆಸ್ಕ್ ಕಚೇರಿ ಆವರಣದಲ್ಲಿದ್ದ ಹಳೆಯ ಚಾರ್ಜಿಂಗ್ ಕೇಂದ್ರವನ್ನು ಮೇಲ್ದರ್ಜೆಗೇರಿಸಿ, 30 ಕೆವಿ ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಫಾಸ್ಟ್ ಚಾರ್ಜಿಂಗ್ ಕೇಂದ್ರದಲ್ಲಿ ಒಂದೇ ಸಮಯದಲ್ಲಿ ಎರಡು ಕಾರುಗಳನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಇರುವುದರಿಂದ ಒಂದು ಕಾರನ್ನು 40ರಿಂದ 45 ನಿಮಿಷದಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ ಎಂದರು.



ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿರುವ ಸೆಸ್ಕ್ ಆವರಣದಲ್ಲಿ ಮೇಲ್ದರ್ಜೆಗೇರಿಸಿದ ಇವಿ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಸೋಮವಾರ ಉದ್ಘಾಟಿಸಿದರು.

ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ನಿಗಮದ ವತಿಯಿಂದ ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ತಡೆಯುವುದರೊಂದಿಗೆ ಇಂಧನದ ಆಮದು ಅವಲಂಬನೆ ತಗ್ಗಿಸಿ, ಹಸಿರು ಶಕ್ತಿಯ ಬಳಕೆಯನ್ನು ಉತ್ತೇಜಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವುದರೊಂದಿಗೆ ನವೀಕರಿಸಬಹುದಾದ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ವಿವಿಧ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಝಿಯಾನ್ ಎಲೆಕ್ಟ್ರಿಕ್ ಸಂಸ್ಥೆ ಸಹಯೋಗದೊಂದಿಗೆ ನೂತನ ಇವಿ ಚಾರ್ಜಿಂಗ್ ಘಟಕ ಆರಂಭಿಸಿದ್ದು, ಝಿಯಾನ್ ಆ್ಯಪ್ ಮೂಲಕ ಚಾರ್ಜಿಂಗ್ ಹಬ್ ಬಳಸಬಹುದು. ಹೊಸದಾಗಿ ಆರಂಭಿಸಿರುವ ಇವಿ ಚಾರ್ಜಿಂಗ್ ಘಟಕವನ್ನು ಪ್ರಾಯೋಗಿಕವಾಗಿ ಸೆಸ್ಕ್ ಕಚೇರಿಯ ಇವಿ ವಾಹನಗಳ ಬಳಕೆಗೆ ಮಾತ್ರವೇ ಸೀಮಿತಗೊಳಿಸಲಾಗಿದೆ. ಇದರ ಕಾರ್ಯಕ್ಷಮತೆ, ನಿರ್ವಹಣೆ ಮತ್ತು ಬಳಕೆಯ ಅನುಭವವನ್ನು ಪರಿಶೀಲಿಸಿದ ಬಳಿಕ ಮುಂದಿನ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ನಿಗಮವು ಚಿಂತನೆ ನಡೆಸಿದೆ.

ಇದೆ ವೇಳೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ನವೀಕರಿಸಬಹುದಾದ ಇಂಧನ ಬಳಕೆಗೆ ಪ್ರೋತ್ಸಾಹ ನೀಡುವಲ್ಲಿ ಸೆಸ್ಕ್ ಸದಾ ಸನ್ನದ್ಧವಾಗಿದೆ. ಇದಕ್ಕಾಗಿ ನಿಗಮ ಕಚೇರಿಯಲ್ಲಿ ಇವಿ ಫಾಸ್ಟ್ ಚಾರ್ಜಿಂಗ್ ಹಬ್ ಆರಂಭಿಸಿದ್ದು, ಭವಿಷ್ಯದಲ್ಲಿ ಮೈಸೂರು ನಗರ ಹಾಗೂ ಸೆಸ್ಕ್ ವ್ಯಾಪ್ತಿಯ ಇತರ ಪ್ರದೇಶಗಳಲ್ಲಿ ಇನ್ನಷ್ಟು ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿ, ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕರಾದ ಡಿ.ಜೆ.ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ)ರಾದ ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಎನ್.ಆರ್. ತಸ್ನೀಂ ತಬಸ್ಸುಂ, ಆರ್. ರಾಮಸ್ವಾಮಿ, ಎಚ್.ಆರ್. ದಿನೇಶ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಸರಗೂರು ತಹಸೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಕೆಲಕಾಲ ಆತಂಕ, ಕಚೇರಿ ಮುಂದೆ ಜಮಾಯಿಸಿದ ಜನ

● ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಶೋಧ



ಸರಗೂರು ತಹಸೀಲ್ದಾರ್ ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯ ಹಾಗೂ ಶ್ವಾನದಳ ಶೋಧ ಕಾರ್ಯ ನಡೆಸುತ್ತಿರುವುದು.

ಸರಗೂರು: ಸರಗೂರು ತಹಸೀಲ್ದಾರ್ ಕಚೇರಿಗೆ ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಕರೆಯೊಂದು ಕೆಲಕಾಲ ಆತಂಕ ಸೃಷ್ಟಿಸಿತು. ಆದರೆ ಬಾಂಬ್ ನಿಷ್ಕ್ರಿಯದಳ ಹಾಗೂ ಶ್ವಾನದಳ ಈಶಾ ಸ್ಥಳ ಪರಿಶೀಲನೆ ನಡೆಸಿ ಯಾವುದೆ ಬಾಂಬ್ ಇಲ್ಲದಿರುವುದನ್ನು ಖಚಿತಪಡಿಸಿದ ನಂತರ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

ಸರಗೂರು ತಾಲೂಕಿನ ತಹಸೀಲ್ದಾರ್ ಕಚೇರಿಗೆ ಎರಡು ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ. ಅದು ಸ್ಫೋಟಗೊಳ್ಳಲಿದೆ ಎಂದು ಸೋಮವಾರ ಬೆಳಗ್ಗೆ ಇ-ಮೇಲ್ ಸಂದೇಶ ಬಂದಿತ್ತು. ಇದರಿಂದ ಕೆಲಕಾಲ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಆತಂಕಗೊಂಡರು.

ಸರಗೂರು ತಹಸೀಲ್ದಾರ್ ಕಚೇರಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ತಕ್ಷಣ ತೆರವುಗೊಳಿಸಿ' ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ ಇ-ಮೇಲ್ ಸಂದೇಶ ಬಂದಿತ್ತು. ಸಿಬ್ಬಂದಿ ಇದನ್ನು ತಹಸೀಲ್ದಾರ್ ಮೋಹನಕುಮಾರಿ ಗಮನಕ್ಕೆ ತಂದ ಕೂಡಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಸರಗೂರು ಪೊಲೀಸ್ ಭೇಟಿ ನೀಡಿ ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಕಚೇರಿಯಿಂದ ಹೊರ ಕಳಿಸಿದರು.

ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಬಾಂಬ್ ನಿಷ್ಕ್ರಿಯ ಹಾಗೂ ಶ್ವಾನದಳ ಈಶಾ ಒಂದು ಗಂಟೆಗೂ ಹೆಚ್ಚು ಕಾಲ ಶೋಧ ನಡೆಸಿತು. ಕಚೇರಿಯಲ್ಲಿ ಬಾಂಬ್ ಕಾಣಿಸಲಿಲ್ಲ ಹಾಗೂ ಅನುಮಾನಾಸ್ಪದ ರೀತಿಯಲ್ಲಿ ಯಾವುದೇ ಕುರುಹು ಕಂಡು ಬಂದಿಲ್ಲ ಎಂದು ಮಾಹಿತಿ ಬಂದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ಸ್ಪಷ್ಟಪಡಿಸಲಾಯಿತು.

ತಹಸೀಲ್ದಾರ್ ಮೋಹನಕುಮಾರಿ ಮಾತನಾಡಿ ಶಿರಸ್ತೆದಾರ್ ಮನೋಹರ್ ಮೇಲ್ ಅನ್ನು ಪ್ರತಿ ದಿನ ನೋಡುತ್ತಾರೆ. ಇಂದು ಕೂಡ ಅದೇ ರೀತಿ ನೋಡಿದಾಗ ಇದು ಕಂಡು ಬಂದಿದೆ. ಇದನ್ನು ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಕೂಡಲೇ ಶೀಘ್ರದಲ್ಲೇ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಿದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಹೊರ ಕಳಿಸಿ ಕೂಡಲೇ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು ಎಂದರು.

ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ಹಾಗೂ ಶ್ವಾನದಳ ಈಶಾ ಒಂದು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ ಬಾಂಬ್ ವಸ್ತುಗಳು ಕಾಣಿಸಿಲ್ಲ ಎಂದು ವರದಿ ನೀಡಿದ್ದಾರೆ ಎಂದರು.

ಪರಿಶೀಲನೆ ವೇಳೆ ತಹಸೀಲ್ದಾರ್ ಮೋಹನ ಕುಮಾರಿ, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್‌ಐ ಆರ್ ಕಿರಣ್, ಕ್ರೈಂ ಬ್ರಾಂಚ್ ಪಿಎಸ್‌ಐ ಗೋಪಾಲ್, ಕೃಷ್ಣಕುಮಾರ್, ಆನಂದ್, ಕೃಷ್ಣಯ್ಯ, ತಹಸೀಲ್ದಾರ್ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು. ಈ ಸಂಬಂದ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಕಳಲೆಯಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ



ಗ್ರಾಮದ ಮುಖಂಡ ಕಳಲೆ ಮಹೇಶ್ ಉತ್ತಮ ರಾಸುಗಳ ಪಾಲಕರಿಗೆ ಬಹುಮಾನ ವಿತರಿಸಿದರು.

ನಂಜನಗೂಡು: ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗುವ ಮೂಲಕ ಆರ್ಥಿಕವಾಗಿ ಬಲಗೊಳ್ಳುವ ಜೊತೆಗೆ ಮಿಶ್ರ ಹಾಗೂ ದೇಶಿ ನಾಟಿ ತಳಿ ಹೆಣ್ಣು ಕರುಗಳನ್ನು ಪೋಷಿಸಿ ತಳಿ ಸಂರಕ್ಷಣೆ ಮಾಡಬೇಕು ಎಂದು ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಹೆಚ್.ಮೋಹನ್‌ಕುಮಾರ್ ತಿಳಿಸಿದರು.

ತಾಲೂಕಿನ ಕಳಲೆ ಪಶುಪಾಲನ ಆಸ್ಪತ್ರೆ ಆವರಣದಲ್ಲಿ ಸೋಮವಾರ ಮಿಶ್ರ ತಳಿ ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರುಗಳ ಆಹಾರ, ಆರೋಗ್ಯದ ವಿಚಾರದಲ್ಲಿ ರೈತರು ಹೆಚ್ಚಿನ ಅಸಕ್ತಿ ವಹಿಸಬೇಕು, ಕಾಲಕಾಲಕ್ಕೆ ಜಂತು ನಾಶಕ ಔಷಧಿ, ಕನಿಜ ಮಿಶ್ರಣ ಆಹಾರವನ್ನು ಇಲಾಖೆಯಿಂದ ಪಡೆದು ಕರುಗಳ ಪೋಷಣೆ ನಡೆಸಬೇಕು ಎಂದು ಹೇಳಿದರು. ಗ್ರಾಮದ ಮುಖಂಡ ಕಳಲೆ ಮಹೇಶ್ ಮಾತನಾಡಿ ಪ್ರತಿ ವರ್ಷ ಕರುಗಳ ಪ್ರದರ್ಶನ ಏರ್ಪಡಿಸಿ ಉತ್ತಮ ರಾಸುಗಳಿಗೆ ಬಹುಮಾನ ನೀಡುವ ಮೂಲಕ ಕರುಗಳ ಪೋಷಣೆಗೆ ಪ್ರೋತ್ಸಾಹ ನೀಡಲಾಗುತ್ತಿದೆ, ರೈತರು ನಾಟಿ ತಳಿಗಳ ಸಂತತಿ ಉಳಿಸಿ, ಬೆಳಸಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಚ್.ಎಫ್ ಹಾಗೂ ನಾಟಿ ಹೆಣ್ಣು ಕರುಗಳನ್ನು ಆಯ್ಕೆ ಮಾಡಿ ಬಹುಮಾನ ನೀಡಲಾಯಿತು. ಕಳಲೆ ಗ್ರಾ.ಪಂ. ಅಧ್ಯಕ್ಷೆ ಲತಾ ಮೋಹನ್, ಉಪಾಧ್ಯಕ್ಷ ಹರೀಶ್, ಪಶುಪಾಲನ ಇಲಾಖೆಯ ಡಾ.ವಿವೇಕ್, ಡಾ.ರಾಘವೇಂದ್ರ, ಜಗದೀಶ್, ಚೇತನ, ಚೈತ್ರ, ಪ್ರಭಾವತಿ, ರಮೇಶ್, ರಾಹುಲ್, ತೇಜಸ್, ರೇವಣ್ಣ, ರೇಣುಕ ಇದ್ದರು.

ನಾಳೆ ವಾಟಾಳು ಶ್ರೀಗಳ 77ನೆಯ ವರ್ಧಂತಿ

ತಿ.ನರಸೀಪುರ, ಡಿ.22– ವಾಟಾಳು ಶ್ರೀ ಸೂರ್ಯಸಿಂಹಾಸನ ಮಠದ ಪೂಜ್ಯ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳವರ 77ನೆಯ ವರ್ಧಂತಿಯನ್ನು, ಸಂಭ್ರಮ ಹಾಗೂ ವಿಜೃಂಭಣೆಗಳಿಂದ ವಾಟಾಳಿನಲ್ಲಿ ಡಿ.24ರಂದು ಆಚರಿಸಲಾಗುತ್ತಿದೆ. ಪ್ರಾತಃಕಾಲ ಶ್ರೀಮಠದ ಶ್ರೀ ಬಸವ ಲಿಂಗ ಸ್ವಾಮಿಗಳವರ ಗದ್ದುಗೆ ಹಾಗೂ ಇತರ ಗುರುಗಳ ಗದ್ದುಗೆಗಳಲ್ಲಿ ವಿಶೇಷ ಪೂಜೆ ನೆರವೇರುತ್ತದೆ. ಬೆಳಗ್ಗೆ 8 ಗಂಟೆಗೆ ಶ್ರೀಗಳವರ ಪಾದಪೂಜೆ ಏರ್ಪಡಿಸಿದೆ. ಬೆಳಗ್ಗೆ ಮತ್ತು ಮಧ್ಯಾಹ್ನ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.



ಪೂಜ್ಯ ಮಠಾಧೀಶರುಗಳು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಸಂಚಾಲಕ ಚನ್ನಬಸವ ಸ್ವಾಮಿಗಳು ಚುಂಚನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂಜನಗೂಡಿನಲ್ಲಿ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ

ಗೋವಾ ತಂಡಕ್ಕೆ ಧ್ರುವನಾರಾಯಣ್ ಮೆಮೋರಿಯಲ್ ಕಪ್

ಮಂಗಳೂರಿಗೆ 2ನೇ ಬಹುಮಾನ ನಂಜನಗೂಡಿಗೆ 3ನೇ ಬಹುಮಾನ



ಧ್ರುವನಾರಾಯಣ ಮೆಮೋರಿಯಲ್ ಕಪ್ ತನ್ನದಾಗಿಸಿಕೊಂಡ ಗೋವಾ ತಂಡಕ್ಕೆ ಬಹುಮಾನ ವಿತರಿಸಲಾಯಿತು.

ನಂಜನಗೂಡು, ಡಿ.22– ಕಳೆದ ಮೂರು ದಿನಗಳಿಂದ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ದಿ.ಆರ್. ಧ್ರುವನಾಯಣ್ ಮೆಮೋರಿಯಲ್ ಕಪ್ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿ ಈಜಿಎಫ್‌ಸಿ ಗೋವಾ ತಂಡ ಮೊದಲನೇ ಬಹುಮಾನ 1 ಲಕ್ಷ ರೂ. ನಗದು ಮತ್ತು ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಎರಡನೇ ಬಹುಮಾನವನ್ನು ಮಂಗಳೂರು ಯುನೈಟೆಡ್ ತಂಡ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು, ಮೂರನೇ ಬಹುಮಾನವನ್ನು ರಾಯಲ್ ಫಿಟ್ನೆಸ್ ನಂಜನಗೂಡು ತಂಡ ಬೆಂಗಳೂರು ತಂಡವನ್ನು ಮಣಿಸಿ 25 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು, ಅಲ್ಲದೆ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಗೋವಾ ತಂಡದ ವೆಲ್ರಾಯ್ ಮೌಸಿ, ಮತ್ತು ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಗೋವಾ ತಂಡದ ಮಂಜು ಪಡೆದುಕೊಂಡರು, ಅಲ್ಲದೆ ಮಂಗಳೂರು ತಂಡದ ಸಫಾನ್ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡರು.

ಪ್ರಶಸ್ತಿ ವಿತರಿಸಿ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ ನಂಜನಗೂಡಿನ ಕ್ರೀಡಾ ಇತಿಹಾಸವನ್ನು ಮರುಕಳಿಸಿ, ಕಾಲ್ಚೆಂಡಿನ ಗತವೈಭವವನ್ನು ಮರು ಸ್ಥಾಪಿಸುವ ಹಂಬಲದೊಂದಿಗೆ ನನ್ನ ತಂದೆ ದಿ. ಆರ್. ಧ್ರುವ ನಾರಾಯಣ್ ಅವರ ನೆನಪಿನಾರ್ಥವಾಗಿ ಕಳೆದ ವರ್ಷದಿಂದ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಬಾರಿಯ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಅನ್ಯ ರಾಜ್ಯಗಳಿಂದಲೂ ಸುಮಾರು 30 ತಂಡಗಳು ಭಾಗವಹಿಸಿ ಆಕರ್ಷಕ ಆಟವನ್ನು ಪ್ರದರ್ಶನ ಮಾಡುವ ಮೂಲಕ ಜನರನ್ನು ರಂಜಿಸಿವೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಚ್.ಸಿ.ಬಸವರಾಜು, ಕಾವೇರಪ್ಪ ಹಿರೇಹಳ್ಳಿ ಸೋಮೇಶ್, ಕೆಮಾರುತಿ, ಸಿ.ಎಂ. ಶಂಕರ್, ಲತಾ ಸಿದ್ದಶೆಟ್ಟಿ, ಪ್ರದೀಪ್‌ಕುಮಾರ್ ಇದ್ದರು.

ಕಗ್ಗಲಿಪುರ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ



ಮಾಜಿ ಅಧ್ಯಕ್ಷೆ ಅರ್ಚನಾ ಪೋಲೀಯೊ ಹನಿ ಹಾಕುತ್ತಿರುವುದು.

ತಿ.ನರಸೀಪುರ ಡಿ22– ತಾಲೂಕಿನ ಕಗ್ಗಲಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಲಾಖೆ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸೋಮನಾಥಪುರ ಗ್ರಾಪಂ ಮಾಜಿ ಅಧ್ಯಕ್ಷ ಅರ್ಚನಾ ಸಂದೀಪ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕುಟುಂಬ ಕಲ್ಯಾಣಾಧಿಕಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ವಿಶ್ವಾದ್ಯಂತ ಪೋಲಿಯೋವನ್ನು ಜಗತ್ತಿನಿಂದ ನಿರ್ಮೂಲನೆ ಮಾಡಬೇಕು. ವೈರಸ್‌ನಿಂದ ಬರುವಂಥದ್ದು, ನೀರು ಆಹಾರದಿಂದ ಹರಡುತ್ತದೆ. ರೋಗ ನಿರೋಧಕ ಶಕ್ತಿಯನ್ನು ದೇಹದಲ್ಲೇ ಉತ್ಪಾದಿಸಬೇಕು ಎಂದು ಲಸಿಕೆ ಕಂಡು ಹಿಡಿಯಲಾಯಿತು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪ, ಆಶಾ ಕಾರ್ಯಕರ್ತೆ ಪವಿತ್ರ, ಅಂಗನವಾಡಿ ಕಾರ್ಯಕರ್ತೆ ವಸಂತ ಹಾಗೂ ಸಂದೀಪ್, ಗ್ರಾಮಸ್ಥರು ಹಾಜರಿದ್ದರು.

ಅನುಮತಿ ಇಲ್ಲದೆ ಬೆಳೆದ ತಂಬಾಕು ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ



ಹುಣಸೂರು, ಡಿ.22– ತಂಬಾಕು ಕಾರ್ಡು ದಂಡವಿಲ್ಲದೆ ಕೂಡಲೇ ತಂಬಾಕು ಮಾರಾಟ ಮಾಡಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ತಂಬಾಕು ಬೆಳೆಗಾರರ ಹಿತ ರಕ್ಷಣಾ ಹೋರಾಟ ಹೋರಾಟ ಸಮಿತಿ ತಂಬಾಕು ಮಂಡಳಿಯ ಮೈಸೂರಿನ ಪ್ರಾದೇಶಿಕ ವ್ಯವಸ್ಥಾಪಕರಾದ ಗೋಪಾಲ್ ಅವರಿಗೆ ಮನವಿ ಸಲ್ಲಿಸಿತು.

ಈಗಾಗಲೇ ಸಾಲ ಸೋಲ ಮಾಡಿ ಲೈಸೆನ್ಸ್ ಇಲ್ಲದ ರೈತರು ತಂಬಾಕು ಬೆಳೆದಿದ್ದು ತಕ್ಷಣದಲ್ಲಿ ಮಾರಾಟಕ್ಕೆ ಅನುವು ಮಾಡಿ ಕೊಡದಿದ್ದಲ್ಲಿ ರೈತರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಅಲ್ಲದೆ ಮಾಡಿರುವ ಸಾಲಕ್ಕೆ ಹೆಚ್ಚಿನ ಬಡ್ಡಿ ತೆರ ಬೇಕಾಗುತ್ತದೆ. ಆದ್ದರಿಂದ ತಾವು ಕೂಡಲೇ ಮಂಡಳಿಯಲ್ಲಿ ಮಾಡಲು ಅನುವು ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಜನವರಿಯಲ್ಲಿ ಮಾರಾಟ ಮಾಡಲು ಅವಕಾಶ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು.

ಮನವಿ ಸ್ವೀಕರಿಸಿ ಮಾತನಾಡಿದ ಪ್ರಾದೇಶಿಕ ವ್ಯವಸ್ಥಾಪಕರು ರೈತರ ಸಮಸ್ಯೆ ನಮಗೂ ಅರಿವಿದ್ದು ಈಗಾಗಲೇ ಮಂಡಳಿಯ ನಿರ್ದೇಶಕರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಚರ್ಚಿಸಲಾಗಿದ್ದು ಶೀಘ್ರದಲ್ಲಿ ಮಾರಾಟಕ್ಕೆ ಅನುಮತಿ ಸಿಗಲಿದೆ ಎಂದು ಭರವಸೆ ನೀಡಿದರು. ಹೋರಾಟ ಸಮಿತಿಯ ಅಧ್ಯಕ್ಷ ಗೋವಿಂದಯ್ಯ, ಕಾರ್ಯದರ್ಶಿ ಬಸವರಾಜು ಕಲ್ಲುಣಿಕೆ, ಉಪಾಧ್ಯಕ್ಷರಾದ ಕಲ್ಲಹಳ್ಳಿ ಷಣ್ಮುಖ, ಮುಖಂಡರಾದ ಚಂದ್ರಶೇಖರ, ಚಂದ್ರಪ್ಪ, ಮುದಗನಕೊಪ್ಪಲು ಚಂದ್ರೇಗೌಡ, ಕೃಷ್ಣಮೂರ್ತಿ, ಕುನಹಳ್ಳಿ ಚಂದ್ರಪ್ಪ ಮುಂತಾದವರಿದ್ದರು.

ಕೆ.ಆರ್.ನಗರದಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಆರಂಭ



ಎಪಿಎಂಸಿ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಅವರು ಭತ್ತ, ರಾಗಿಗೆ ಪೂಜೆ ಸಲ್ಲಿಸುವ ಮೂಲಕ ಖರೀದಿಗೆ ಚಾಲನೆ ನೀಡಿದರು.

ಕೆ.ಆರ್.ನಗರ: ರೈತರ ಬಹುದಿನದ ಬೇಡಿಕೆಯಾದ ಭತ್ತ, ರಾಗಿ ಖರೀದಿ ಕೇಂದ್ರಕ್ಕೆ ಕೊನೆಗೂ ಚಾಲನೆ ದೊರೆತಿದೆ. ತಾಲೂಕು ಆಡಳಿತ ಹಾಗೂ ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಅವರು ಭತ್ತ ರಾಗಿಗೆ ಪೂಜೆ ಸಲ್ಲಿಸುವ ಮೂಲಕ ಖರೀದಿ ಕೇಂದ್ರ ಉದ್ಘಾಟಿಸಿ ಬಳಿಕ ರೈತರು ತಂದಿದ್ದ ಭತ್ತ, ರಾಗಿ ಚೀಲಗಳನ್ನು ತೂಕ ಹಾಕುವ ಮೂಲಕ ಖರೀದಿಗೆ ಚಾಲನೆ ನೀಡಿದರು.

ಬಳಿಕ ಶಾಸಕ ಡಿ.ರವಿಶಂಕರ್ ಮಾತನಾಡಿ ರಾಗಿಗೆ ಕ್ವಿಂಟಲ್ 4889 ರೂ. ಹಾಗೂ ಸಾಮಾನ್ಯ ಭತ್ತಕ್ಕೆ 2369 ರೂ. , ಗ್ರೇಡ್ ಎ ಭತ್ತಕ್ಕೆ 2389 ರೂ. ದರ ನಿಗದಿಗೊಳಿಸಿದೆ. ಅಧಿಕಾರಿಗಳು ಯಾವುದೇ ಲೋಪಕ್ಕೆ ಅವಕಾಶ ನೀಡದೆ ಜಾಗ್ರತೆ ವಹಿಸಬೇಕು. ರೈತರು ಗುಣಮಟ್ಟದ ರಾಗಿ ಮತ್ತು ಭತ್ತ ಮಾರಾಟ ಮಾಡುವಂತೆ ಸಲಹೆ ನೀಡಿದರು

ಕೆ.ಆರ್.ನಗರ, ಸಾಲಿಗ್ರಾಮ, ಚುಂಚನಕಟ್ಟೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ, ರೈತರು ಗುಣಮಟ್ಟದ ಭತ್ತ ಮತ್ತು ರಾಗಿ ತನ್ನಿ ಎಂದರಲ್ಲದೆ ರೈತರ ಪರವಾಗಿ ಕೆಲಸಗಳನ್ನು ಮಾಡುತ್ತಿದ್ದು ಇಂದು ಹತ್ತು ಹಲವು ಸಲಹೆಯನ್ನು ರೈತ ಮುಖಂಡರು ನೀಡಿದ್ದಾರೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದರು.

ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ವ್ಯವಸ್ಥಾಪಕ ಕಿರಣ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂಎಸ್ ಮಾದೇವ್, ಉದಯಶಂಕರ್, ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷ ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಕೋಳಿ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆಡಗ ನಟರಾಜ್, ವಿವಿಧ ರೈತರು ಇದ್ದರು.

ಬನ್ನೂರು ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಶಿವಸಿದ್ದು ನೇಮಕ



ತಿ.ನರಸೀಪುರ, ಡಿ.22– ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಬನ್ನೂರು ಬ್ಲಾಕ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎಂ. ಶಿವಸಿದ್ದು ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಕಟಣೆ ತಿಳಿಸಿದೆ.

ಹುಣಸೂರು ತಾಲೂಕಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಸಿಎಂಗೆ ಮನವಿ

ಹುಣಸೂರು, ಡಿ.22– ಹುಣಸೂರು ತಾಲೂಕಿನಲ್ಲಿ ಕಾಡಂಚಿನ ಗ್ರಾಮಗಳಲ್ಲಿ ನಡೆಯುತ್ತಿರುವ ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಯಲು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಶೇಷ ವಿಮಾನದಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವ ವೇಳೆ ಈ ಮನವಿ ಮಾಡಿದ್ದಾರೆ.

ವನ್ಯಜೀವಿಗಳು ಕಾಡಿನಿಂದ ಹೊರ ಬಾರದಂತೆ ವೈಜ್ಞಾನಿಕ ತಂತ್ರಗಾರಿಕೆ ಬಳಕೆಗೆ ಅರಣ್ಯ ಇಲಾಖೆಗೆ ಸೂಚನೆ ನೀಡುವ ಬಗ್ಗೆ ಚರ್ಚಿಸಿದ್ದೇನೆ ಎಂದು ಎಚ್.ಪಿ. ಮಂಜುನಾಥ್ 'ಮೈಸೂರು ಮಿತ್ರ'ನಿಗೆ ತಿಳಿಸಿದ್ದಾರೆ.

ಹೆಚ್.ಡಿ.ಕೋಟೆಯ ಬಿಕಾಂ ವಿದ್ಯಾರ್ಥಿನಿಗೆ ಚಿನ್ನದ ಪದಕ



ಹೆಚ್.ಡಿ.ಕೋಟೆ: ಪಟ್ಟಣದ ಶ್ರೀ ಆದಿ ಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶನಿಲಾ ಬಿಕಾಂ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ತಾಲೂಕಿನ ಬೀಚನಹಳ್ಳಿ ಗ್ರಾಮ ಲೆಕ್ಕಾಧಿಕಾರಿ ಸೈಯದ್ ನೂರುಲ್ಲಾ ಮತ್ತು ಫಜೀದ ದಂಪತಿಯ ಪುತ್ರಿ ಶನಿಲಾರವರು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಅಜೀಜ್ ಸೇಠ್ ಚಿನ್ನದ ಪದಕವನ್ನು ಪಡೆದಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವದಲ್ಲಿ ಪ್ರಮಾಣಪತ್ರ ಪಡೆಯಲಿದ್ದಾರೆ. ಶನಿಲಾ ಪ್ರಸ್ತುತ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದಾರೆ. ಇವರನ್ನು ಆದಿಚುಂಚನಗಿರಿ ಮೈಸೂರು ಶಾಖ ಮಠದ ಸೋಮೇಶ್ವರನಾಥ ಸ್ವಾಮೀಜಿ, ಪ್ರೊ.ಕೆ.ಪಿ.ಬಸವೇಗೌಡ, ಚೆನ್ನಕೇಶವನಾಯಕ, ಚಂದನ, ಪ್ರಾಂಶುಪಾಲರಾದ ಡಾ.ಜೆ.ಎನ್. ವೆಂಕಟೇಶ್ ಅಭಿನಂದಿಸಿದ್ದಾರೆ.

ಉತ್ತಮ ಜೀವನ ರೂಪಿಸಿಕೊಳ್ಳಲು ಸ್ವಯಂ ಮೌಲ್ಯಮಾಪನ ಅಗತ್ಯ

'ತರಂಗ್-2025' ಶಾಲಾ ವಾರ್ಷಿಕೋತ್ಸವದಲ್ಲಿ ತಹಸೀಲ್ದಾರ್ ಕರೆ



ಶಾಲಾ ವಾರ್ಷಿಕೋತ್ಸವನ್ನು ತಹಸೀಲ್ದಾರ್ ಟಿ.ಜೆ.ಸುರೇಶಾಚಾರ್ ಉದ್ಘಾಟಿಸಿದರು

ತಿ.ನರಸೀಪುರ: ವಿದ್ಯಾರ್ಥಿಗಳು ತಮ್ಮಲ್ಲಿನ ಶಕ್ತಿ ಸಾಮರ್ಥ್ಯದ ಬಗ್ಗೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಮೂಲಕ ತಮಗಿಷ್ಟವಾದ ಕ್ಷೇತ್ರ ಆಯ್ಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ತಹಸೀಲ್ದಾರ್ ಟಿ.ಜೆ.ಸುರೇಶಾಚಾರ್ ಕರೆ ನೀಡಿದ್ದಾರೆ.

ಪಟ್ಟಣದ ವಿವೇಕಾನಂದ ನಗರದಲ್ಲಿನ ಸೆಂಟ್ ಮೇರೀಸ್ ಆಂಗ್ಲಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ತರಂಗ್ 2025' ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಗುರಿ ಮುಟ್ಟಬೇಕಾದರೆ ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ, ಶ್ರಮವಿಲ್ಲದೇ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಪೋಷಕರು ತಮ್ಮ ಎಲ್ಲ ಕಷ್ಟ ಸುಖಗಳನ್ನು ಬದಿಗೊತ್ತಿ, ಸಾಲ ಸೋಲ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ತಮ್ಮ ಜೀವನವನ್ನೇ ಧಾರೆ ಎರೆದಿರುತ್ತಾರೆ, ಅವರ ಪರಿಪೂರ್ಣವಾದ ಶ್ರಮಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಉನ್ನತ ವ್ಯಾಸಾಂಗ ಮಾಡಿ, ಯಶಸ್ಸುಗಳಿಸಿ, ಪೋಷಕರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲು ಮುಂದಾಗಬೇಕಿದೆ ಎಂದರು.

ಶೈಕ್ಷಣಿಕ ಜೀವನ ಅಭಿವೃದ್ಧಿ ಪಡಿಸಿಕೊಳ್ಳಿ: ಪ್ರಸಕ್ತವಾಗಿ ಜ್ಞಾನಕ್ಕೆ ಸಮಾನವಾಗಿ ಕಲೆಗೂ ಅವಕಾಶ ಇದೆ. ಒಂದು ಕಾಲದಲ್ಲಿ ಜ್ಞಾನಕ್ಕೆ ಹೆಚ್ಚು ಪ್ರಾದಾನ್ಯತೆ ನೀಡಲಾಗುತ್ತಿತ್ತು. ಆದರೀಗ ಎಲ್ಲ ರಂಗಗಳಲ್ಲೂ ಜ್ಞಾನಕ್ಕೆ ಸಮನಾಗಿ ಕಲೆಗೂ ಕೂಡ ಅವಕಾಶ ದೊರಕುತ್ತಿದೆ. ಪಠ್ಯಕ್ಕೆ ಸಮನಾಗು ಪಠ್ಯೇತರ ವಿಚಾರ ಕಲಿಸುವಂತದ್ದು ಇಂದಿನ ಶಿಕ್ಷಣದಲ್ಲಿ ಅಳವಡಿಕೆಯಾಗುತ್ತಿದೆ. ಅದು ಕ್ರೀಡೆ, ಸಂಗೀತ, ನೃತ್ಯ, ಗಾಯನವಾಗಿರಬಹುದು. ಈಗೆ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳ ಪ್ರಗತಿಯನ್ನು ನಾವು ಕಾಣುತ್ತಿದ್ದೇವೆ ಎಂದು ಸುರೇಶಾಚಾರ್ ಹೇಳಿದರು.

ಗಮನ ಸೆಳೆದ ಆಕರ್ಷಕ ನೃತ್ಯ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಡೆದ ಶಾಲಾ ಮಕ್ಕಳ ನೃತ್ಯ ರೂಪಕಗಳು ಒಂದಕ್ಕಿಂತ ಒಂದು ಆಕರ್ಷಣೀಯವಾಗಿದ್ದವು. ಕತ್ತಲಾಗುತ್ತಿದ್ದಂತೆ ವೇದಿಕೆಯೇರಿದ ಬಣ್ಣ ಬಣ್ಣದ ಉಡುಗೆ ತೊಟ್ಟ ವಿದ್ಯಾರ್ಥಿಗಳು ಪ್ರಕಾಶಮಾನವಾದ ವಿದ್ಯುತ್ ಬೆಳಕಿನಲ್ಲಿ, ಡಿಜೆ ಸೌಂಡ್ ಸಪ್ಪಳಕ್ಕೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ವಿದ್ಯಾರ್ಥಿ-ವಿದ್ಯಾರ್ಥಿನಿಯರ ಉತ್ತಮವಾದ ನೃತ್ಯಗಳು ನೆರೆದಿದ್ದ ಪೋಷಕರನ್ನು ಮಂತ್ರ ಮುಗ್ದರನ್ನಾಗಿಸಿತು. ಮಾತುಝೆ ಸಲಾಂ, ವಂದೇ ಮಾತರಂ ಮೊದಲ್ಗೊಂಡು ಕನ್ನಡ, ಹಿಂದಿ ಹಾಗೂ ಆಂಗ್ಲ ಭಾಷೆಗಳ ಹಾಡುಗಳ ಮೂಲಕ ದೇಶ ಪ್ರೇಮ ಹಾಗು ಟಪಾಂಗುಚ್ಚಿ, ನೃತ್ಯಗೀತೆ ಹಾಗು ಸಮೂಹ ನೃತ್ಯ ಎಲ್ಲರ ಗಮನ ಸೆಳೆಯಿತು.

ಈ ವೇಳೆ ಪುರಸಭೆ ವ್ಯವಸ್ಥಾಪಕಿ ನಳಿನಿ, ಶಾಲೆಯ ಅಧ್ಯಕ್ಷ ಪಾಲ್ ಬೆನ್ ವೆಂಗಿನಿಕ್ಕಲ್, ನಿರ್ದೇಶಕ ರೆನಿ, ಪ್ರಾಂಶುಪಾಲ ಕ್ರಿಸ್ಟೋಫರ್ ವಿದ್ಯಾನಂದ್, ಉಪ ಪ್ರಾಂಶುಪಾಲ ಗೋವಿಂದ್, ಶಾಲೆಯ ಸಂಯೋಜಕ ಕರುಣೇಶ್, ಶಿಕ್ಷಕರಾದ ಶಾಂತಮಣಿ, ಚಂದ್ರಕಲಾ, ಯಶೋಧ, ಸಿದ್ದಾರ್ಥ, ರೇಷ್ಮ, ಕುಳ್ಳೆಂದರಾಜ್, ನಿಖಿತಾ, ನಂದಿನಿ ಇದ್ದರು.

ಕೃಷ್ಣನಾಯಕರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ

ಕೃಷ್ಣ ನಾಯಕರಿಗೆ ಕುರಿ ಕಂಬಳಿ ಹೊದಿಸಿ ಗೌರವ



ಜೆಡಿಎಸ್ ಮುಖಂಡ ಕೃಷ್ಣ ನಾಯಕ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಜೆಡಿಎಸ್ ಸೇರಿದರು.

ಹೆಚ್.ಡಿ.ಕೋಟೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಕೃಷ್ಣನಾಯಕ ಅವರ ನಾಯಕತ್ವದಲ್ಲಿ ತಾಲೂಕಿನ ತೊರವಳ್ಳಿ, ಕಳಸೂರು, ಚಿಕ್ಕಬರಗಿ, ಮೊಳೆಯೂರು, ನಡಾಡಿ, ಗ್ರಾಮಗಳ ಕುರುಬ ಸಮುದಾಯದ 600ರಕ್ಕೂ ಹೆಚ್ಚು ಕಾರ್ಯಕರ್ತರು ಕೃಷ್ಣಾಯಕ ಅವರಿಗೆ ಕುರಿ ಕಂಬಳಿ ಹೊದಿಸಿ ಪಕ್ಷ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತರುಗಳನ್ನು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಜೆಡಿಎಸ್ ಶಾಲನ್ನು ಹಾಕುವುದರ ಮೂಲಕ ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರುಗಳು ಮಾತನಾಡಿ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಎಂ.ಕೆ.ಕೃಷ್ಣ ನಾಯಕ ಪಕ್ಷ ಸಂಘಟನೆಗೆ ಮುಂದಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿದ್ದಾರೆ. ವಿಧಾನಸಭಾ ಚುನಾವಣೆ ಇನ್ನೂ ಎರಡೂವರೆ ವರ್ಷಗಳ ಸಮಯವಿರುವಾಗಲೇ, ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಬೇಸತ್ತು ಅನೇಕ ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದಾರೆ. ಕೃಷ್ಣನಾಯಕ ಅವರ ನೇತೃತ್ವದಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಿರುವ ಶುಭ ಸೂಚನೆಯೊಂದಿಗೆ ಮುಂಬರುವ ಪುರಸಭೆ, ತಾ.ಪಂ. ಜಿ.ಪಂ ಚುನಾವಣೆಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದರು.

> ಜೆಡಿಎಸ್ ಜನಪರ, ರೈತ ಪರವಿರುವ ಪಕ್ಷ, ಕುಮಾರಸ್ವಾಮಿ ಅವರ ಆಡಳಿತದಲ್ಲಿ ಸಾಲ ಮನ್ನಾ ಯೋಜನೆ ಎಲ್ಲ ಸಮುದಾಯದವರಿಗೂ ಅನುಕೂಲ ಮಾಡಿಕೊಟ್ಟಿದೆ. ಒಮ್ಮೆ ಪೂರ್ಣಾವಧಿ ಅಧಿಕಾರ ನೀಡಿದರೆ ಇನ್ನಷ್ಟು ಜನಪರ ಕೆಲಸಗಳನ್ನು ಅವರು ಮಾಡಲಿದ್ದಾರೆ. ತಾಲೂಕಿನಲ್ಲಿ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ. ಗ್ರಾಮಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದವರನ್ನೇ ಇಂದು ಶಾಸಕರು ಕಡೆಗಣಿಸಿರುವುದರಿಂದ ಕಾರ್ಯಕರ್ತರು ಕಾಂಗ್ರೆಸ್ ತೊರೆದ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
> – ಕೆ.ಎಂ.ಕೃಷ್ಣನಾಯಕ ಜೆಡಿಎಸ್ ಮುಖಂಡ.

2028ರ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ ನಂತರ ವರಿಷ್ಠರು ಕುರುಬ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ ಕೃಷ್ಣಾನಾಯಕ್ ಸರಗೂರು ಸಮೀಪದ ಕಾಡಂಚಿನ ಗ್ರಾಮಗಳಲ್ಲಿ ಜನರು ಸ್ವ ಇಚ್ಚೆಯಿಂದ ಜೆಡಿಎಸ್ ಸೇರಿರುವುದು ಪಕ್ಷಕ್ಕೆ ಬಲ ಬಂದಿದೆ ಎಂದರು.

ತೋರವಳ್ಳಿ ಗ್ರಾಮದ ಮಹಾದೇವೆಗೌಡ, ದೊಡಮಾಲೇಗೌಡ, ಚಿಕ್ಕಣ್ಣೇಗೌಡ, ಸಣ್ಣಮುತ್ತು, ರುದ್ರಸ್ವಾಮಿ, ಮಧು, ಮಂಜು, ಯೋಗೇಶ್, ಮಹದೇವಸ್ವಾಮಿ, ಲೋಕೇಶ್, ಮಧು, ಅನು, ರವಿ, ಗಣಪತಿ, ಪ್ರೇಮ್, ಮೋಳೆಯೂರು ಗ್ರಾಮದ ಎಂ.ಕೆ.ಕೃಷ್ಣಪ್ಪ, ಎಂ.ಎಸ್.ನಿಂಗರಾಜು, ಎಂ.ಸಿ.ರತ್ನಯ್ಯ, ಎಂ.ಜೆ.ಸ್ವಾಮಿ, ಸ್ವಾಮಿಬೋಳೆಗೌಡ, ಗಣೇಶ್ ಗೀರಿಯಪ್ಪ, ಕಳಸೂರು ಗ್ರಾಮದ ರಾಜ, ಪ್ರಕಾಶ, ವಿನೋದ್, ನಾಗೇಗೌಡ, ಹೊನ್ನೆಗೌಡ, ಚನ್ನೆಗೌಡ, ಕೂಸಪ್ಪಗೌಡ, ಗೀರಿಶ, ಗೀರಿಗೌಡ, ಕೆ.ಎಂ.ಗೀರಿಶ್ ಕುಮಾರ್, ನಡಾಡಿಯ ವಿನಯ್, ಹರೀಶ್, ವೆಂಕಟಸ್ವಾಮಿ, ಎಂ.ಕೆ.ಶಿವಣ್ಣ, ಎಂ.ಎಸ್. ಲಿಂಗರಾಜು, ಶೇಖರಪ್ಪ ರಾಜಶೆಟ್ಟಿ, ಎಂ.ಸಿ. ರತ್ನಯ್ಯ, ಸಿದ್ದಚಾರಿ, ಎಂ.ಸುಂದರ, ಮಾದಪ್ಪ ಪ್ರದೀಪ್ ಕುಮಾರ್, ಎಂ.ಕೆಸುನಿಲ್, ಶ್ರೀಧರ್, ಎಂ.ಕೆಅನೀಲ್ ಕುಮಾರ್, ಎಂ.ಬಿ.ಮಂಜು, ಮಂಜುನಾಥ, ಪ್ರದೀಪ್ ಮೋಳೆಯೂರು, ಕೋಟೆ, ಸರಗೂರು, ತಾಲೂಕು ಜೆಡಿಎಸ್ ಅಧ್ಯಕ್ಷ ರಾಜೇಂದ್ರ, ಗೋಪಾಲಸ್ವಾಮಿ, ಕುರುಬ ಸಮುದಾಯದ ಪ್ರಮುಖರು ಜೆಡಿಎಸ್ ಸೇರ್ಪಡೆಗೊಂಡರು.

ಕನ್ನಡ ಭಾಷೆ ಉಳಿಸಿ, ಬೆಳೆಸಲು ಕನ್ನಡಪರ ಸಂಘಟನೆಗಳು ಒಗ್ಗೂಡಬೇಕಾದ ಅನಿವಾರ್ಯತೆ ಇದೆ

ಶಾಸಕ ಜಿ.ಟಿ.ದೇವೇಗೌಡ ಸಲಹೆ



ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ಕನ್ನಡ ಸೇನೆ ಆಯೋಜಿಸಿದ್ದ ಕನ್ನಡ ಜಾಗೃತಿ ಸಮಾವೇಶ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ 'ಕನ್ನಡ ಮಾಣಿಕ್ಯ' ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೈಸೂರು,ಡಿ.22(ಎಂಟಿವೈ)– ರಾಜ್ಯದಲ್ಲಿ ಕನ್ನಡ ಭಾಷೆಯನ್ನು ರಕ್ಷಣೆ ಮಾಡಿ, ಉಳಿಸಿ, ಬೆಳೆಸುವುದಕ್ಕಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದುಗೂಡಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದ್ದಾರೆ.

ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕನ್ನಡ ಸೇನೆ ಆಯೋಜಿಸಿದ್ದ ಕನ್ನಡ ಜಾಗೃತಿ ಸಮಾವೇಶ, ಕನ್ನಡ ರಾಜ್ಯೋತ್ಸವ, 'ಕನ್ನಡ ಮಾಣಿಕ್ಯ' ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಕನ್ನಡ ನಾಡು, ನುಡಿ, ಜಲ, ನೆಲ, ಭಾಷೆಯ ಬಗ್ಗೆ ಅಪಾರವಾದ ಅಭಿಮಾನ ಇಟ್ಟುಕೊಂಡು ಭಾಷೆಯನ್ನು ಉಳಿಸಲು ಪ್ರಯತ್ನ ಮಾಡಲಾಗುತ್ತಿದೆ. ಭಾಷೆ ಉಳಿದರೆ ನಾಡು ಉಳಿಯಲಿದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವ ಇರುವುದನ್ನು ಅರಿತುಕೊಳ್ಳಬೇಕು. ಕನ್ನಡಿಗರು ಸಹೃದಯಿಗಳು. ಬೇರೆಯವರನ್ನು ಪ್ರೀತಿಸುವ, ಅಪ್ಪಿಕೊಳ್ಳುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಬೇರೆಯವರನ್ನು ಪ್ರೀತಿಸುವ ಮನೋಭಾವ ಇಲ್ಲ. ಅವರವರ ಭಾಷೆಗೆ ಗಮನಹರಿಸುತ್ತಾರೆ. ಭಾಷೆಯ ಉಳಿವಿಗೆ ಹೋರಾಟ ಮಾಡುವ ಅನಿವಾರ್ಯತೆ ಕರ್ನಾಟಕದಲ್ಲಿ ಮಾತ್ರ ಇದೆ. ಬೇರೆ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗೆ ಮಾತ್ರ ಮನ್ನಣೆ ನೀಡುತ್ತಾರೆ. ಬೆಂಗಳೂರಿನಲ್ಲಿ ಇಂದಿಗೂ ಕನ್ನಡಕ್ಕೆ ಹೋರಾಟ ಮಾಡಬೇಕಾಗಿದೆ. ಅನ್ಯಭಾಷಿಕರ ಹಾವಳಿಯನ್ನು ತಡೆಯುವುದು, ಕನ್ನಡ ನಾಮಫಲಕ ಅಳವಡಿಕೆಗೆ ಹೋರಾಟ ಮಾಡಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದಾಗ ಭಾಷೆಯನ್ನು ಉಳಿಸಲು ಕೆಲಸ ಮಾಡಿದ್ದರು. ಅದೇ ರೀತಿ ಮುಖ್ಯಮಂತ್ರಿಯಾದ ನಂತರ ನ್ಯಾಯಾಂಗದಲ್ಲಿ ಕನ್ನಡ ಭಾಷೆ ಅಳವಡಿಕೆಗೆ ನಿರ್ಧಾರ ಮಾಡಿ ಜಾರಿ ಮಾಡಿದ್ದಾರೆ ಎಂದರು. ರಾಜ್ಯದಲ್ಲಿ ಆರಂಭಿಸುವ ಕೈಗಾರಿಕೆಗಳಲ್ಲಿ ಬೇರೆ ರಾಜ್ಯದವರಿಗೆ ಉದ್ಯೋಗ ಸಿಗುತ್ತದೆ ಹೊರತು ಕನ್ನಡಿಗರಿಗೆ ಸರಿಯಾದ ರೀತಿಯಲ್ಲಿ ಉದ್ಯೋಗ ಸಿಗುವುದಿಲ್ಲ. ಕನ್ನಡಿಗರು ತಂತ್ರಜ್ಞಾನ ಕಲಿಯಬೇಕು. ನಾವು ಎಲ್ಲಾ ರೀತಿಯ ಶಿಕ್ಷಣ ಕಲಿತು ಸಮರ್ಥವಾಗಿ ಕೆಲಸ ಮಾಡುತ್ತೇವೆ ಎನ್ನುವುದನ್ನು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಕರುನಾಡಲ್ಲಿ ಕನ್ನಡಿಗರೇ ಸಾರ್ವಭೌಮರು. ಎಲ್ಲರೂ ಕನ್ನಡ ಭಾಷಗೆ ಮೊದಲ ಪೂಜೆ ಸಲ್ಲಿಸಬೇಕು. ಭಾಷಾವಾರು ಪ್ರಾಂತ್ಯಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಹರಿದು ಹಂಚಿ ಹೋಗಿದ್ದ ಹೈದರಾಬಾದ್, ಮುಂಬೈ, ಮದ್ರಾಸ್, ಮೈಸೂರು ಪ್ರಾಂತ್ಯದಲ್ಲಿ ಕನ್ನಡ ಮಾತನಾಡುವವರನ್ನು ಒಂದುಗೂಡಿಸಿ ಮೈಸೂರು ರಾಜ್ಯವಾಗಿ ಉದಯವಾಯಿತು. ನಂತರದ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು. ಇಂದು ಬೆಂಗಳೂರಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಶೇ.30ರಷ್ಟು ಇದ್ದರೆ, ಪರಭಾಷಿಗರ ಸಂಖ್ಯೆ ಶೇ.70ರಷ್ಟು ಇದೆ. ರಾಜ್ಯದ ರಾಜಧಾನಿಯಲ್ಲಿ ಕನ್ನಡದ ಉಳಿವಿಗಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದರು.

ಕನ್ನಡದ ಅಭಿವೃದ್ಧಿಗಾಗಿ ಹಲವಾರು ಮಹನೀಯರು ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ. ಕನ್ನಡಪರ ಹೋರಾಟಗಾರರು ಸದಾ ಕನ್ನಡದ ಉಳಿವು, ಬೆಳವಣಿಗೆಗಾಗಿ ದುಡಿಯುತ್ತಿದ್ದಾರೆ. ಭಾರತದ ಸಂವಿಧಾನದಲ್ಲಿ ಎಲ್ಲರಿಗೂ ಎಲ್ಲೆಡೆ ಬದುಕುವ ಅವಕಾಶವಿದೆ. ಆದರೆ ಒಂದು ಭಾಷೆಯು ಜನರ ನಡುವೆ ಬದುಕುವಾಗ ಕನ್ನಡದಲ್ಲಿ ವ್ಯವಹರಿಸಿ ಬದುಕುವುದು ಮುಖ್ಯ. ರನ್ನ, ಪೊನ್ನ, ಕುವೆಂಪು ಆದಿಯಾಗಿ ಬಹಳಷ್ಟು ಸಾಹಿತಿಗಳು, ಚಿಂತಕರು ಕನ್ನಡದ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರೆಲ್ಲರ ನಿಸ್ವಾರ್ಥ ಸೇವೆಯೇ ಕನ್ನಡದ ವಿಸ್ತಾರಕ್ಕೆ ಸಾಕ್ಷಿಯಾಗಿದೆ. ಕನ್ನಡಿಗರಾದ ನಾವೇ ಭಾಷೆಯ ಬೆಳವಣಿಗೆಗೆ ನೇರ ಕಾರಣರು. ಹಾಗಾಗೀ ಮೊದಲು ನಾವು, ನಮ್ಮ ಮನೆ, ನಮ್ಮ ಸುತ್ತಮುತ್ತಲಿನ ಸಮಾಜದಲ್ಲಿ ಕನ್ನಡದ ಬಗ್ಗೆ ಆಸಕ್ತಿ ಮತ್ತು ಗೌರವವನ್ನು ಹೊಂದಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಕನ್ನಡದ ಕಂಪು ಪಸರಿಸಲು ಸಾಧ್ಯ ಇಲ್ಲವಾದರೇ ನಮ್ಮ ಭಾಷೆ, ನಮ್ಮ ನಾಡು ನುಡಿಗೆ ನಾವೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ತಿಳಿಸಿದರು.


ಸನ್ಮಾನ: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವಿಕ್ರಮ್, ಜಯಕೀರ್ತಿ, ಸರ್ವಮಂಗಳ, ಡಾ.ಕೆ. ಸೌಭಾಗ್ಯವತಿ, ಕೆ.ಸಂಗೀತ, ಪುನೀತ್, ಚಂದನ್‌ಗೌಡ, ಜಯಮ್ಮ, ಪ್ರೀತಿ ಪ್ರಕಾಶ್, ಲೋಹಿತ್ ಹನುಮಂತಪ್ಪ, ಕಾರ್ತಿಕ್ ನಾಯಕ್, ರಾಚಪ್ಪ, ಭಾನು ಮೋಹನ್ ಮತ್ತಿತರಿಗೆ ಕನ್ನಡ ಮಾಣಿಕ್ಯ ವಿಶೇಷ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸೇನೆ–ಕರ್ನಾಟಕ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಜಿಲ್ಲಾಧ್ಯಕ್ಷರಾದ ಎಂ.ಯು.ಶೈಲಜಾ, ಬಿ. ಸುಂದರ್, ಗೌರವಾಧ್ಯಕ್ಷೆ ಕಮಲಾ ನಟರಾಜು, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್, ಎಂ. ಮಲ್ಲೇಶ್, ಪದಾಧಿಕಾರಿಗಳಾದ ಶಶಿಕಲಾ, ಯಶೋಧಮ್ಮ, ಶಶಿ, ಸಿದ್ದರಾಜು, ದ್ರಾಕ್ಷಾಯಿಣಿ, ಸುನೀಲ್ ನಾಗ್, ಪ್ರಜ್ವಲ್, ರಾಜು, ಕಾಳಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ	(ದೂ: 2521923)
ಪಡೆಯಪ್ಪ (ತ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್	(ದೂ: 2422871)
ಅವತಾರ್ 3ಡಿ (ಕ–1 + ಇಂ–2)	3 ಪ್ರದರ್ಶನಗಳು
ಬಾಲಾಜಿ	(ದೂ: 2497199)
ಧುರಂಧರ್ (ಹಿ)	3 ಪ್ರದರ್ಶನಗಳು
ಮಹದೇಶ್ವರ	(ಮೊ:9900820093)
ಡೆವಿಲ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಡೆವಿಲ್ (ಕ)	4 ಪ್ರದರ್ಶನಗಳು
ರಾಜಕಮಲ್	
ಅಖಂಡ–2 (ತೆ)	4 ಪ್ರದರ್ಶನಗಳು
ಸಂಗಂ	
ಡೆವಿಲ್ (ಕ)	3 ಪ್ರದರ್ಶನಗಳು
ಲಿಡೋ	
ಅಖಂಡ–2 (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
–	–
ಪ್ರಭಾ	
ಕಾಂತಾರ–2 (ಕ)	4 ಪ್ರದರ್ಶನಗಳು

ಪಕ್ಷದೊಳಗಿನ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು: ಡಾ.ಜಿ.ಪರಮೇಶ್ವರ್



ಬೆಂಗಳೂರು, ಡಿ.22– ರಾಜ್ಯದಲ್ಲಿ ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳನ್ನು ಎಐಸಿಸಿ ಅಧ್ಯಕ್ಷರು ಸೂಚನೆ ಮೇರೆಗೆ ಸ್ಥಳೀಯವಾಗಿಯೇ ಪರಿಹರಿಸಿ ಕೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಈ ಭೇಟಿಯು ವೈಯಕ್ತಿಕವಾಗಿದೆ ಮತ್ತು ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಣ್ಣಿಸಿದರು.

ಸ್ಥಳೀಯವಾಗಿಯೇ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವಂತೆ ಖರ್ಗೆ ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ. ಅದು ಕಾಂಗ್ರೆಸ್ ಮುಖ್ಯಸ್ಥರಿಂದ ಬಂದ ಸಂದೇಶ. ನಮಗೆಲ್ಲರಿಗೂ ಅದು ತಿಳಿದಿರಬೇಕು, ನಾವೇ ನಮ್ಮ ಸಮಸ್ಯೆಗಳನ್ನು ಸ್ವತಃ ಪರಿಹರಿಸಿಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯವಾಗಿ ಪರಿಹರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷರಿಂದ ಸೂಚನೆಗಳು ಬಂದಿರುವುದರಿಂದ ಅದನ್ನು ಪಾಲಿಸಬೇಕು. ಅವರು ಯಾವ ಅರ್ಥದಲ್ಲಿ ಅದನ್ನು ಹೇಳಿದ್ದಾರೋ, ಭವಿಷ್ಯದಲ್ಲಿ ಯಾವ ಸೂಚನೆಗಳು ಬರಬಹುದು ಎಂದು ನನಗೆ ತಿಳಿದಿಲ್ಲ. ಆದರೆ, ನಾವು ಅವರ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.27 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯ ಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಹೋಗುವ ಸಾಧ್ಯತೆಯಿದೆ. ಈ ಭೇಟಿಯ ಸಮಯದಲ್ಲಿ ಅವರು ಹೈ ಕಮಾಂಡ್ ಅನ್ನು ಭೇಟಿ ಮಾಡಬಹುದು ಎಂದು ಗೃಹ ಸಚಿವರು ಹೇಳಿದರು.

ಯಾವುದೇ ಸಮಸ್ಯೆಗಳು ಅಥವಾ ಗೊಂದಲಗಳು ಇರಬಾರದು ಎಂಬುದು ತಮ್ಮ ಉದ್ದೇಶ, ಏಕೆಂದರೆ ಅದು ಆಡಳಿತದ ಮೇಲೆ ಪರಿಣಾಮ ಬೀರಬಹುದು ಎಂದು ಹೈಕಮಾಂಡ್ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಬೇಕು ಎಂಬ ತಮ್ಮ ಹಿಂದಿನ ಹೇಳಿಕೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದರು.

ನಾವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಮತ್ತು ಜನರಿಗೆ ನೀಡಿದ ಭರವಸೆಗಳ ಮೇಲೆ ಗಮನ ಕೇಂದ್ರೀಕರಿಸಬೇಕು. ಆಂತರಿಕ ಭಿನ್ನಾಭಿಪ್ರಾಯಗಳು ಮುಖ್ಯವಾಗಬಾರದು. ಆಡಳಿತ ಮುಖ್ಯ. ನಾವು ವಿಷಯಗಳನ್ನು ಸರಿಪಡಿಸಿ ಜನರಿಗೆ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳು ಮುಂದುವರಿದರೆ ಅದು ಆಡಳಿತದ ಮೇಲೆ ಪರಿಣಾಮ ಬೀರಬಹುದು. ಇಂತಹ ವಿಷಯಗಳು ಹಿಂದೆಯೂ ನಡೆದಿವೆ. ಆದ್ದರಿಂದ, ಸಮಸ್ಯೆಗಳನ್ನು ಪರಿಹರಿಸಬೇಕು ಮತ್ತು ಎಲ್ಲರಿಗೂ ಸರಿಯಾದ ಸಂದೇಶ ಹೋಗಬೇಕು ಎಂದು ನಾನು ಬಯಸುತ್ತೇನೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ; ಇಡಿ ಮೇಲ್ಮನವಿ

ಸೋನಿಯಾ, ರಾಹುಲ್‌ಗೆ ದೆಹಲಿ ಹೈಕೋರ್ಟ್ ನೋಟಿಸ್



ನವದೆಹಲಿ, ಡಿ.22– ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿತು.

ಜಾರಿ ನಿರ್ದೇಶನಾಲಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇಡಿ ಪ್ರಕರಣದಲ್ಲಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ, ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಶೋಧಗಳನ್ನು ನಡೆಸಿದೆ ಎಂದು ಹೇಳಿದರು. ಇ.ಡಿ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸುವ ಮೂಲಕ ಕೆಳ ನ್ಯಾಯಾಲಯವು ತಪ್ಪು ಮಾಡಿದೆ ಎಂದು ಅವರು ಹೇಳಿದರು.

ವಾದದ ಬಳಿಕ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಂದ ಹೈಕೋರ್ಟ್ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿತು. ಪ್ರಕರಣದ ಮುಂದಿನ ವಿಚಾರಣೆ ಮಾ. 12ರಂದು ನಡೆಯಲಿದೆ. ಕಳೆದ ವಾರ, ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಪ್ರಕರಣದಲ್ಲಿ ಇಡಿ ಸಲ್ಲಿಸಿದ ಆರೋಪ ಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿತ್ತು.

ಕೆಂಗೇರಿ, ಹೆಜ್ಜಾಲದಲ್ಲಿ ಕಾಮಗಾರಿ ಹಿನ್ನೆಲೆ ಮೈಸೂರು ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರ ರದ್ದು



ಮೈಸೂರು, ಡಿ.22(ಬಿಎಲ್‌ಯು)– ಬೆಂಗಳೂರಿನ ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಮೈಸೂರು ಹಾಗೂ ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 16 ರಲ್ಲಿ ತಾತ್ಕಾಲಿಕ ಗಾರ್ಡರ್ ಅಳವಡಿಕೆ ಹಾಗೂ ತೆರವು ಕಾಮಗಾರಿ ಕೈಗೊಳ್ಳಲಾಗುವುದು. ಇದರಿಂದ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಆಗಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗುವುದು.

ಡಿ.25, 2025 ಹಾಗೂ ಜ.8, 2026 ರಂದು ಅರಸೀಕೆರೆ– ಮೈಸೂರು ದೈನಂದಿನ ಪ್ಯಾಸೆಂಜರ್ (56265), ಮೈಸೂರು ಎಸ್‌ಎಂವಿಟಿ ಬೆಂಗಳೂರು– ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ ಸಂಚಾರ ರದ್ದು ಮಾಡಲಾಗುವುದು.

ಡಿ.26, 2025 ಮತ್ತು ಜನವರಿ 9, 2026 ರಂದು ಮೈಸೂರು– ಅರಸೀಕೆರೆ ಪ್ಯಾಸೆಂಜರ್ (56266) ಮತ್ತು ಕೆಎಸ್‌ಆರ್ ಬೆಂಗಳೂರು– ಚೆನ್ನಪಟ್ಟಣ ಮೆಮು (66535) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಭಾಗಶಃ ರದ್ದು: ಡಿ.25, 2025 ಮತ್ತು ಜನವರಿ 8, 2026 ರಂದು ಹೊರಡುವ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದು ಮಾಡಲಾಗುವುದು.

ರೈಲು ಸಂಖ್ಯೆ 06526 ಅಶೋಕಪುರಂ– ಕೆಎಸ್‌ಆರ್ ಬೆಂಗಳೂರು ಮೆಮು ರೈಲು, ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ಚನ್ನಪಟ್ಟಣದಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲು ಸಂಖ್ಯೆ 16022 ಅಶೋಕಪುರಂ– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಅಶೋಕಪುಂ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ನಿಗದಿತ ಸಮಯಕ್ಕೆ ಅಶೋಕಪುರಂ ಬದಲಿಗೆ ಕೆಎಸ್‌ಆರ್ ಬೆಂಗಳೂರಿನಿಂದಲೇ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 66580 ಅಶೋಕಪುರಂ– ಕೆಎಸ್‌ಆರ್ ಬೆಂಗಳೂರು ಮೆಮು ರೈಲು, ರಾಮನಗರಂ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ರಾಮನಗರಂನಲ್ಲಿ ತನ್ನ ಸಂಚಾರ ಮೊಟಕುಗೊಳಿಸಲಿದೆ.

ಡಿಸೆಂಬರ್ 26, 2025 ಮತ್ತು ಜನವರಿ 9, 2026 ರಂದು ರೈಲು ಸಂಖ್ಯೆ 66579 ಕೆಎಸ್‌ಆರ್ ಬೆಂಗಳೂರು– ಅಶೋಕಪುರಂ ಮೆಮು ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ರಾಮನಗರದ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರು ಬದಲಿಗೆ ರಾಮನಗರಂನಿಂದಲೇ ನಿಗದಿತ ಸಮಯಕ್ಕೆ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

ರೈಲ್ವೆ ಟಿಕೆಟ್ ದರ ಕಿ.ಮೀಗೆ ಒಂದು ಪೈಸೆ ಮಾತ್ರ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ



ಹುಬ್ಬಳ್ಳಿ: ಕಿಲೋ ಮೀಟರ್‌ಗೆ ಒಂದು ಪೈಸೆ ಮಾತ್ರ ಹೆಚ್ಚಾಗಿದೆ ಎಂದು ರೈಲ್ವೆ ಟಿಕೆಟ್ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಾನು ವಿರೋಧ ಪಕ್ಷದಲ್ಲಿದ್ದಾಗ ರೈಲ್ವೆ ಟಿಕೆಟ್ ದರ ಹೆಚ್ಚಳ ಆಗಿದ್ದಕ್ಕೆ ಲೋಕಸಭೆಯಲ್ಲಿ ಮಾತಾಡಿದ್ದೆ. ಇದೀಗ ಕೇವಲ ಕಿ.ಮೀಗೆ ಒಂದು ಪೈಸೆ ಹೆಚ್ಚಾಗಿದೆ ಎಂದಿದ್ದಾರೆ.

ಸ್ಥಳೀಯವಾಗಿ ಬಸ್ ಓಡಾಟಕ್ಕೆ ದರ ಹೆಚ್ಚಿದೆ, ಬಡವರಿಗೆ ಹೊರೆ ಆಗಬಾರದು, ಜನರ ಅಪೇಕ್ಷೆ ಮೇರೆಗೆ ಹೆಚ್ಚು ರೈಲು ಮತ್ತು ಸ್ವಚ್ಛತೆ ಬಗ್ಗೆ ಕೂಡ ಗಮನ ಹರಿಸಲಾಗುತ್ತಿದೆ. ರೈಲ್ವೆ ಟಿಕೆಟ್ ದರ ಹೆಚ್ಚೇನು ಏರಿಕೆ ಆಗಿಲ್ಲ. ಇದನ್ನ ಪೊಲಿಟಿಕಲ್ ಟೂಲ್ ಮಾಡಿಕೊಂಡು ಜನರ ಅಪೇಕ್ಷೆ ಮೇರೆಗೆ ಒಂದು ಪೈಸೆ ಹೆಚ್ಚು ಮಾಡಿದ್ದೇವೆ. ಎಲ್ಲ ಪ್ರಯಾಣಿಕರಿಗೆ ಸಬ್ಸಿಡಿ ಕೊಡಲಾಗುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೋದರೆ 25 ಪೈಸೆ ಮಾತ್ರ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ಕ್ಯಾನ್ಸರ್ ತಡೆಗೆ ಜೀವನ ಶೈಲಿ, ಆಹಾರ, ಹವ್ಯಾಸ ಮುಖ್ಯ– ಪ್ರೊ.ಸುತ್ತೂರು ಎಸ್. ಮಾಲಿನಿ

- ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ಸ್‌ನ ಒಂದು, ಎರಡನೇ ಪ್ರಾಂತ್ಯ ಸಮ್ಮೇಳನ
- ಆಧುನಿಕತೆಯ ಕೊಡುಗೆ ಮಹಾಮಾರಿ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ



ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ಸ್, ಅಂತಾರಾಷ್ಟ್ರೀಯ ಸಂಸ್ಥೆಯಿಂದ ಹೂಟಗಳ್ಳಿಯ ಕೆಎಚ್‌ಬಿ ಕಾಲೋನಿಯ ಶ್ರೀ ಅನಂತೇಶ್ವರ ಸಭಾ ಭವನದಲ್ಲಿ ಒಂದು ಮತ್ತು ಎರಡನೇ ಪ್ರಾಂತ್ಯದ ಪ್ರಾಂತೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು

ಮೈಸೂರು, ಡಿ. 22– ಕ್ಯಾನ್ಸರ್ ತಡೆಗೆ ಜೀವನ ಶೈಲಿ, ಆಹಾರ ಮತ್ತು ಹವ್ಯಾಸ ಮುಖ್ಯ ಪಾತ್ರ ವಹಿಸುತ್ತದೆ ಎಂದು ಮೈಸೂರು ವಿವಿಯ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗದ ಅಧ್ಯಕ್ಷೆ ಪ್ರೊ. ಸುತ್ತೂರು ಎಸ್. ಮಾಲಿನಿ ತಿಳಿಸಿದ್ದಾರೆ.

ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ಸ್, ಅಂತರಾಷ್ಟ್ರೀಯ ಸಂಸ್ಥೆಯಿಂದ ಹೂಟಗಳ್ಳಿಯ ಕೆಎಚ್‌ಬಿ ಕಾಲೋನಿಯ ಶ್ರೀ ಅನಂತೇಶ್ವರ ಸಭಾ ಭವನದಲ್ಲಿ ಶನಿವಾರ ನಡೆದ ಒಂದು ಮತ್ತು ಎರಡನೇ ಪ್ರಾಂತ್ಯದ ಪ್ರಾಂತೀಯ ಸಮ್ಮೇಳನದಲ್ಲಿ 'ಆಧುನಿಕತೆಯ ಕೊಡುಗೆ ಮಹಾಮಾರಿ ಕ್ಯಾನ್ಸರ್ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಎಲ್ಲಕ್ಕಿಂತ ಮುಖ್ಯವಾದುದು ಆರೋಗ್ಯ ಭಾಗ್ಯ. ಆದ್ದರಿಂದ ಸಾಧ್ಯವಾದಷ್ಟು ಹೊರಗಿನ ಊಟ ತ್ಯಜಿಸಿ, ಮನೆಯಲ್ಲಿಯೇ ಮಾಡಿದ ಆಹಾರ ಸೇವಿಸಬೇಕು. ಹಣ್ಣು, ಸೊಪ್ಪು, ತರಕಾರಿ ತಿನ್ನಬೇಕು. ಧೂಮಪಾನ, ಮದ್ಯಪಾನ, ಗುಟ್ಕಾ ಸೇವನೆ ತ್ಯಜಿಸಬೇಕು. ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಅಲೆಯನ್ಸ್ ಕ್ಲಬ್ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜ್ ವಿ. ಬೈರಿ ಪ್ರಾಸ್ತಾವಿಕ ಭಾಷಣ ಮಾಡಿ, ಭಾರತೀಯ ಮೂಲಕ ಈ ಕ್ಲಬ್ 32 ದೇಶಗಳಲ್ಲಿ 1200 ಕ್ಲಬ್‌ಗಳನ್ನು ಹೊಂದಿದೆ. ಮೈಸೂರು ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 40 ಕ್ಲಬ್‌ಗಳು ಆರಂಭವಾಗಿವೆ. ಮಂಡ್ಯದಲ್ಲಿ 40, ಬೆಂಗಳೂರಿನಲ್ಲಿ 60 ಕ್ಲಬ್‌ಗಳಿವೆ. ಶಿವಮೊಗ್ಗ, ಉಡುಪಿ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲೂ ಕ್ಲಬ್‌ಗಳು ಆರಂಭವಾಗಿವೆ ಎಂದರು.

ಈ ಬಾರಿ ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜೊತೆಗೆ ವೃದ್ಧಾಶ್ರಮ, ಅನಾಥಾಶ್ರಮಗಳಲ್ಲಿ ಸೇವಾ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಮುಖ್ಯಅತಿಥಿಯಾಗಿದ್ದ ಎಸ್‌ವಿಇಐ ಸಮೂಹ ಸಂಸ್ಥೆಯ ಎಂ.ಕೆ. ಪೋತರಾಜ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು. ಜಿಲ್ಲಾ ರಾಜ್ಯಪಾಲ ಎಸ್. ವೆಂಕಟೇಶ್, ಮಾಜಿ ರಾಜ್ಯಪಾಲ ಸಿರಿ ಬಾಲು.

ಮೂರನೇ ಉಪರಾಜ್ಯಪಾಲ ಎನ್. ಗಂಗಾಧರಪ್ಪಪ್ರಾಂತ್ಯ–1ರ ಅಧ್ಯಕ್ಷೆ ಶೋಭಾ ಸಿರಿಬಾಲು, ಪ್ರಾಂತ್ಯ–2ರ ಅಧ್ಯಕ್ಷ ಡಾ.ರಾಜು, ಎರಡನೇ ಉಪರಾಜ್ಯಪಾಲ ಎಂ.ಎಸ್. ಸಂತೋಷ್ ಕುಮಾರ್, ಕಾರ್ಯದರ್ಶಿ ಎನ್. ಬೆಟ್ಟೇಗೌಡ, ಖಜಾಂಚಿ ಕೃಷ್ಣೋಜಿ ರಾವ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಸಿ.ಬಿ. ಶ್ರೀಶೈಲ, ರಾಯಬಾರಿ ಗಣೇಶ್, ವಲಯ ಅಧ್ಯಕ್ಷರಾದ ಸಿರಿಮ ಮನೋಜ್, ಆಕಾಶ್ ಎನ್. ಬೈರಿ, ವಲಯ ಅಧ್ಯಕ್ಷರಾದ ಮಹದೇವ್, ಶ್ರೀಕಾಂತ್, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷ ಪಿ. ಶ್ರೀನಿವಾಸ್, ಕಾರ್ಯದರ್ಶಿ ನಟರಾಜ್ ಭಾಗವಹಿಸಿದ್ದರು. ಸಿರಿಮಾ ಬಾಲು ಕಾರ್ಯಕ್ರಮ ನಿರೂಪಿಸಿದರು.

ಬೆಂಗಳೂರು ಕ್ಲಬ್‌ನ ರುದ್ರೇಶ್, ಶಶಿಧರ್, ಹೇಮಂತ್, ಉಮೇಶ್, ಮಂಡ್ಯದ ರತ್ನಮ್ಮ, ಮೈಸೂರು ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ ಅವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಶಾಸಕ ಭೈರತಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು, ಡಿ.22– ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಭೈರತಿ ಬಸವರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್‌ಔಟ್ ನೋಟಿಸ್ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

ಕಲಾ ಪ್ರತಿಭೋತ್ಸವದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ



ಮೈಸೂರಿನ ರಂಗಾಯಣದ ಭೂಮಿಗೀತದಲ್ಲಿ ನಡೆದ ವಿಭಾಗ ಮಟ್ಟದ ಕಲಾ ಪ್ರತಿಭೋತ್ಸವ ಸಾಂಸ್ಕೃತಿಕ ಸ್ಪರ್ಧೆಗೆ ಧಾರವಾಡ ರಂಗಾಯಣದ ಮಾಜಿ ನಿರ್ದೇಶಕ ಪ್ರಮೋದ್ ಶಿಗ್ಗಾವಿ ಚಾಲನೆ ನೀಡಿದರು.

ಮೈಸೂರು,ಡಿ.22(ಎಂಟಿವೈ)– ಮೈಸೂರಿನ ರಂಗಾಯಣದ ಆವರಣದಲ್ಲಿ ಸೋಮವಾರ ಆರಂಭವಾದ ಎರಡು ದಿನಗಳ ವಿಭಾಗ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ 8 ಜಿಲ್ಲೆಗಳ 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ವಿವಿಧ ಪ್ರಕಾರಗಳ ಕಲೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೈಸೂರು ರಂಗಾಯಣದ ಭೂಮಿಗೀತ, ಬಿ.ವಿ.ಕಾರಂತ ರಂಗ ಚಾವಡಿ, ಶ್ರೀರಂಗ, ವನರಂಗದ ಆವರಣದಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಕಲಾ ಪ್ರತಿಭೋತ್ಸವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸ್ಪರ್ಧೆಯಲ್ಲಿ 7ರಿಂದ 12 ವರ್ಷದೊಳಗಿನ ಮಕ್ಕಳು ಬಾಲ ಪ್ರತಿಭೆ ವಿಭಾಗದಲ್ಲಿ, 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳು ಕಿಶೋರ ಪ್ರತಿಭೆ ವಿಭಾಗದಲ್ಲೂ ಹಾಗೂ 18 ವರ್ಷ ಮೇಲ್ಪಟ್ಟವರು ಯುವ ಪ್ರತಿಭೆ ವಿಭಾಗದಲ್ಲೂ ವಿವಿಧ ಕಲೆಗಳನ್ನು ಪ್ರದರ್ಶಿಸಿದರು. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಿಂದ 160ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡು ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಶಾಸ್ತ್ರೀಯ ವಾದ್ಯ ಸಂಗೀತ, ಜಾನಪದ ಸಂಗೀತ, ಆಶು ಭಾಷಣ, ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಪೋಷಕರು ಕಲಾ ಪ್ರತಿಭೋತ್ಸವಕ್ಕೆ ಕರೆ ತಂದು ಬೆಂಬಲ ನೀಡುತ್ತಿದ್ದರು.

ಕಾರ್ಯಕ್ರಮಕ್ಕೆ ಚಾಲನೆ: ರಂಗಾಯಣದ ಭೂಮಿಗೀತ ಸಭಾಂಗಣದಲ್ಲಿ ವಿಭಾಗ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಧಾರವಾಡ ರಂಗಾಯಣ ಮಾಜಿ ನಿರ್ದೇಶಕ ಪ್ರಮೋದ್ ಶಿಗ್ಗಾವಿ ಚಾಲನೆ ನೀಡಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ರಿಯಾಲಿಟಿ ಶೋಗಳ ಗೀಳು ಹಚ್ಚಿಸಬಾರದು. ಕೆಲವರು ತಮ್ಮ ಮಕ್ಕಳು ಬೇಗ ಜನಪ್ರಿಯತೆ ಗಳಿಸಲೆಂಬ ಉದ್ದೇಶದಿಂದ ರಿಯಾಲಿಟಿ ಶೋಗಳಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತಿದ್ದಾರೆ. ಮೊಬೈಲ್‌ಗಳಲ್ಲಿ, ರೀಲ್ಸ್‌ಗಳಲ್ಲಿ, ಟಿವಿಗಳ ರಿಯಾಲಿಟಿ ಶೋಗಳ ಆರ್ಭಟದ ಭರಾಟೆಯಲ್ಲಿ ಹಿಂದಿನ ಗುರುಕುಲ ಮಾದರಿಯ ಪದ್ಧತಿ ಕಮರಿಹೋಗುತ್ತಿದೆ. ಇದರಿಂದ ಯಾರಿಗೂ ತಾಳ್ಮೆ ಇಲ್ಲದಂತಾಗಿದೆ ಎಂದು ವಿಷಾದಿಸಿದರು.

ಸ್ಪರ್ಧೆ ಯಾರ ಜತೆಗಲ್ಲ, ಬದಲಾಗಿ ನಮ್ಮ ಜತೆಗೆ ನಾವೇ ಸ್ಪರ್ಧಿಸಬೇಕಾಗಿದೆ. ನಮ್ಮ ಮುಂದಿನ ಹೆಜ್ಜೆ ಗಟ್ಟಿಯಾಗಿಡಲು ಸ್ಪರ್ಧೆ ಒಂದು ನೆಪ ಮಾತ್ರ. ಹಾಗಾಗಿ ವಿಜೇತರಾದವರು ಭವಿಷ್ಯದಲ್ಲಿ ಅದಕ್ಕೂ ಮಿಗಿಲಾದ ಗುರಿಯ ಕಡೆಗೆ ಚಿಂತಿಸಬೇಕು. ಗೆಲ್ಲದವರು ಮುಂದಿನ ಸ್ಪರ್ಧೆಗಳಲ್ಲಿ ಹೇಗೆ ಗೆಲ್ಲಬೇಕೆಂಬ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಮೂಲಕ ನಮಗೆ ನಾವೇ ಸ್ಪರ್ಧಿಗಳಾಗಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಸಂದರ್ಭದಲ್ಲಿ ಕೆಲವು ಮಕ್ಕಳು ಶಿಕ್ಷಣಕ್ಕೆ ಮಾತ್ರ ಸೀಮಿತರಾಗುತ್ತಿದ್ದಾರೆ. ಇದರಿಂದ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದೆ ದೂರ ಉಳಿಯುತ್ತಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಯಿಂದ ದೂರ ಉಳಿದ ಅನೇಕರು ಉನ್ನತ ಶಿಕ್ಷಣ ಪಡೆದರೂ, ಸರಿಯಾದ ಕನ್ನಡವನ್ನು ಬರೆಯಲು ಪರದಾಡುವ ದೃಶ್ಯ ಕಂಡು ಬರುತ್ತಿದೆ. ಅವರಿಗೆ ಕನ್ನಡವನ್ನು ತಪ್ಪಿಲ್ಲದೆ ಬರೆಯಲು ಬರುವುದಿಲ್ಲ. ಅಲ್ಪಪ್ರಾಣ, ಮಹಾಪ್ರಾಣಗಳ ವ್ಯತ್ಯಾಸವೂ ತಿಳಿದಿಲ್ಲ. ಕನ್ನಡ ಮಾತನಾಡುವಾಗ ಸ್ಪಷ್ಟತೆ ಇರದೇ ಇರುವುದನ್ನು ಗಮನಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿದೆಸೆ ಯಲ್ಲಿಯೇ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು. ರಂಗಭೂಮಿಯಲ್ಲಿ ತೊಡಗಿಸಿಕೊಂಡು ನಾಟಕಗಳಲ್ಲಿ ಭಾಗವಹಿಸಿ ಒಂದು ವರ್ಷದಲ್ಲೇ ಬಹು ದೊಡ್ಡ ಬದಲಾವಣೆಗಳು ಕಾಣಿಸಿವೆ. ಹಾಗಾಗಿ ರಂಗಭೂಮಿಯ ಪಾಠ ಯಾರನ್ನು ಬೇಕಾದರೂ ಚುರುಕುಗೊಳಿಸುವ, ಪ್ರಜ್ಞಾವಂತರನ್ನಾಗಿಸುವ ಶಕ್ತಿ ಹೊಂದಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಹಾಗೂ ವಿವಿಧ ಜಿಲ್ಲೆಯಗಳ ಸಹಾಯಕ ನಿರ್ದೇಶಕರಾದ ಸಿ.ರಮೇಶ್, ಪೂರ್ಣಿಮಾ, ಕುಮಾರ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

12ನೇ ವರ್ಷದ ಪುಣ್ಯಸ್ಮರಣೆ



ಪೈ.ಕೆ. ನರಸಿಂಹಯ್ಯ

ನೀವು ನಮ್ಮನ್ನಗಲಿ 12 ವರ್ಷ ಕಳೆದರೂ ನೀವು ನಮಗೆ ತೋರಿದ ಪ್ರೀತಿ, ಧ್ಯೇಯ, ಆದರ್ಶ, ಸದ್ಗುಣಗಳು ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಸದಾ ನಿಮ್ಮ ನೆನಪಿನಲ್ಲಿರುವ,

ದುಃಖತಪ್ತರು: ಕೆ. ಮೀನಮ್ಮ, ಮಗ, ಸೊಸೆ, ಮಗಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗದವರು

ನಿಧನ



ಶ್ರೀಮತಿ ಆರ್. ಚಂಚಲಲಕ್ಷ್ಮೀ

63 ವರ್ಷ, W/o ಲೋಕೇಶ್ ರಾವ್ ಕೆ., ಹಿರಿಯ ಕಾಂಗ್ರೆಸ್ ಮುಖಂಡರು

ಇವರು ದಿನಾಂಕ 22-12-2025ರ ಸೋಮವಾರ ಬೆಳಗ್ಗೆ 11.23 ಗಂಟೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಇವರ ಅಂತ್ಯಕ್ರಿಯೆಯನ್ನು ದಿನಾಂಕ 23-12-2025ರ (ಮಂಗಳವಾರ) ಬೆಳಗ್ಗೆ ಸುಮಾರು 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಸಲಾಗುವುದು.

ಇಂ.ತಿ ದು:ಖತಪ್ತರು: ಪತಿ-ಲೋಕೇಶ್ ರಾವ್ ಕೆ., ಮಗ-ಅಭಿಷೇಕ್, ಮಗಳು-ಶಿಲ್ಪ, ಅಳಿಯ-ಶರತ್ ಕಶ್ಯಪ್, ಸೊಸೆ-ಸಿಂಧು ಅಭಿಷೇಕ್ ಮತ್ತು ಮೊಮ್ಮಕ್ಕಳು ಹಾಗೂ ಬಂಧು ಮಿತ್ರರು. Mob: 98451-10680 / 98459-64440

ಮನೆ ನಂಬರ್ 352, ಸೋನಾರ್ ಬೀದಿ ಡಿ. ಸುಬ್ಬಯ್ಯ ರೋಡ್ ಕ್ರಾಸ್, ಮೈಸೂರು-4

